ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

46

ಜೂನ್ 5 ಗುರುವಾರ 2025

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 46 | ಸಂಚಿಕೆ: 50 | ಪುಟಗಳು: 12
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

18 ವರ್ಷದ ನಂತರ ಚೊಚ್ಚಲ ಐಪಿಎಲ್ ಗೆದ್ದ ಆರ್‌ಸಿಬಿ ಸಂಭ್ರಮ 18 ಗಂಟೆಯೂ ಇರಲಿಲ್ಲ

ತವರು ಬೆಂಗಳೂರಲ್ಲಿ ವಿಜಯೋತ್ಸವ ವೇಳೆ ನೂಕು–ನುಗ್ಗಲು, ಕಾಲ್ತುಳಿತದಲ್ಲಿ

11 ಮಂದಿ ಅಭಿಮಾನಿಗಳ ದಾರುಣ ಸಾವು

ಬೆಂಗಳೂರು, ಜೂ.4–ಹದಿನೆಂಟು ವರ್ಷದ ಬಳಿಕ ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮ 18 ಗಂಟೆಯೂ ಇರಲಿಲ್ಲ. ತಂಡದ ಗೆಲುವಿನ ಸಂಭ್ರಮಾಚರಣೆ ಬುಧವಾರ ವಿಜೃಂಭಣೆಯಿಂದ ನಡೆಯಬೇಕಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿ ಸೂತಕದ ವಾತಾವರಣ ನಿರ್ಮಾಣವಾಯಿತು.



ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮಂಡ್ಯ ಜಿಲ್ಲಾ ಕೆ.ಆರ್.ಪೇಟೆ ತಾಲೂಕಿನ ಸಿವಿಲ್ ಇಂಜಿನಿಯರ್ ಪೂರ್ಣಚಂದ್ರ(26), ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲೂಕು ಕುಪ್ಪುಗೋಡೆ ಗ್ರಾಮದವರಾದ ಟಿ.ಡಿ. ಲಕ್ಷ್ಮಣ್ ಮತ್ತು ಅಶ್ವಿನಿ ದಂಪತಿ ಪುತ್ರ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್(20), ಮೂಲತಃ ಕೋಲಾರದವರಾಗಿದ್ದು, ಬೆಂಗಳೂರಿನ ▶ 6ನೇ ಪುಟಕ್ಕೆ



47 ಮಂದಿ ಗಾಯಾಳುಗಳಲ್ಲಿ, 33 ಜನರ ಸ್ಥಿತಿ ಗಂಭೀರ



ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಅಭಿಮಾನಿಗಳ ಸಾಗರ. ಈ ವೇಳೆ ಉಂಟಾದ ನೂಕುನುಗ್ಗಲು.

ಆರ್‌ಸಿಬಿ ಫ್ಯಾನ್‌ಗೆ ಚಾಕು ಇರಿತ

ಬೆಂಗಳೂರು: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಜಯಭೇರಿಯಾದ ಹಿನ್ನೆಲೆ ಯುವಕ ಸಂಭ್ರಮಾಚರಣೆ ಮಾಡುತ್ತಾ, ಬಾರ್‌ಗೆ ತೆರಳುವ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಯುವಕನ ಕುತ್ತಿಗೆ ಭಾಗಕ್ಕೆ ಇರಿದು ಎಸ್ಕೇಪ್ ಆಗಿದ್ದಾರೆ. ತಡರಾತ್ರಿ 12 ಗಂಟೆ ವೇಳೆಗೆ ಘಟನೆ ನಡೆದಿದೆ. ಅದೃಷ್ಟವಶಾತ್ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸ್ಥಳೀಯರ ನೆರವಿನಿಂದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

ನವದೆಹಲಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.



ಮುರ್ಮು



ಮೋದಿ

ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿದ ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯ ವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಘಟನೆ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ▶ 6ನೇ ಪುಟಕ್ಕೆ

ಅಭಿಮಾನಿ ಸಾವು

ಬೆಳಗಾವಿ: ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ. ಮಂಗಳವಾರ ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಹಾಡು ಹಾಕಿ ಕುಣಿಯುತ್ತಿದ್ದಾಗ ಮಂಜುನಾಥ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಮಂಜುನಾಥ್ ಸಾವನ್ನಪ್ಪಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ; ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ



ಬುಧವಾರ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದರು.

ಬೆಂಗಳೂರು,ಜೂ.4–ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲ್ತುಳಿತ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದರು. ಇಂತಹ ಘಟನೆ ನಡೆಯಬಾರದಾಗಿತ್ತು. ಬಹಳ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತಪಟ್ಟಿದ್ದಾರೆ. 47 ಜನರು ಗಾಯಗೊಂಡಿದ್ದಾರೆ ಎಂದು ಸಿಎಂ ವಿಷಾದಿಸಿದರು. ಸಂಭ್ರಮಾಚರಣೆ ಮಾಡುವಾಗ ▶ 6ನೇ ಪುಟಕ್ಕೆ

ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಆರ್‌ಸಿಬಿ–ಕೆಎಸ್‌ಸಿಎ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್‌ಸಿಬಿ ಫ್ರಾಂಚೈಸಿ ಹಾಗೂ ಕೆಎಸ್‌ಸಿಎ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಈ ಬಗ್ಗೆ ಆರ್‌ಸಿಬಿ–ಕೆಎಸ್‌ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸುತ್ತೇವೆ. ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿವೆ.

ವಿದೇಶಿ ಆಟಗಾರರು ರಾತ್ರಿಯೇ ದೇಶ ತೊರೆಯಬೇಕಿತ್ತು; ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸ್ಪಷ್ಟನೆ ನೀಡಿದ್ದು, ಆಟಗಾರರಿಗೆ ಬೇರೆ ಕೆಲಸಗಳಿತ್ತು. ವಿದೇಶಿ ಆಟಗಾರರು ರಾತ್ರಿಯೇ ದೇಶ ತೊರೆಯಬೇಕಿತ್ತು. ಹೀಗಾಗಿ ಇಂದೇ ಕಾರ್ಯಕ್ರಮ ಆಯೋಜನೆ ಮಾಡಲಾಯಿತು ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ನೆರೆದಿದ್ದ ಜನಸಮೂಹದ ಗಾತ್ರ ಅನಿರೀಕ್ಷಿತವಾಗಿತ್ತು. ಕೇವಲ 30 ಸಾವಿರ ಸಾಮರ್ಥ್ಯದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಲಕ್ಷಾಂತರ ಜನ ಆಗಮಿಸಿದ್ದರು. ಇದನ್ನು ಯಾರೂ ಊಹಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಕಾರ್ಯಕ್ರಮ ಆಯೋಜನೆಗೆ ಸಮಯವೂ ತುಂಬಾ ಕಡಿಮೆಯಾಗಿತ್ತು. ಪಂದ್ಯ ನಿನ್ನೆ ಮುಕ್ತಾಯವಾದರೆ ಇಂದೇ ಸಂಭ್ರಮಾಚರಣೆ ಆಯೋಜನೆ ಮಾಡಲಾಯಿತು. ಕಾರಣ ಆಟಗಾರರಿಗೆ ಬೇರೆ ಕೆಲಸಗಳಿತ್ತು. ವಿದೇಶಿ ಆಟಗಾರರು ರಾತ್ರಿಯೇ ದೇಶ ತೊರೆಯಬೇಕಿತ್ತು. ಹೀಗಾಗಿ ಇಂದೇ ಕಾರ್ಯಕ್ರಮ ಆಯೋಜನೆಯಾಯಿತು. ಆದಾಗ್ಯೂ ಬಹಳ ಕಡಿಮೆ ಸಮಯದಲ್ಲಿ, ಸಾಧ್ಯವಾದಷ್ಟು ಉತ್ತಮ ವ್ಯವಸ್ಥೆಗಳನ್ನು ಮಾಡಲಾಯಿತು ಎಂದರು.

ಮೈಸೂರು ಮಿತ್ರ

ಕರ್ನಾಟಕದ ಪ್ರಗತಿಪರ ತಂಬಾಕು ಬೆಳೆಗಾರರಿಗೆ ಸನ್ಮಾನ



ದಿ ಟೊಬಾಕೋ ಇನ್‌ಸ್ಟಿಟ್ಯೂಷನ್ ಆಫ್ ಇಂಡಿಯಾ ವತಿಯಿಂದ ಮೈಸೂರಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಗತಿಪರ ತಂಬಾಕು ರೈತರನ್ನು ಸನ್ಮಾನಿಸಲಾಯಿತು. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ತಂಬಾಕು ಮಂಡಳಿ ಅಧ್ಯಕ್ಷ ಯಶವಂತಕುಮಾರ್ ಚಿಡಿಪೋತು ಹಾಗೂ ಇತರರನ್ನು ಚಿತ್ರದಲ್ಲಿ ಕಾಣಬಹುದು.

ಮೈಸೂರು,ಜೂ.4(ಆರ್‌ಕೆ)– ಮೈಸೂರಿನ ವಿಜಯನಗರ ಮೊದಲ ಹಂತದಲ್ಲಿರುವ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ನಡೆದ ದಿ ಟೊಬಾಕೋ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಟಿಐಐ)ದ ಸಿಲ್ವರ್ ಜುಬಿಲಿ ಸಮಾರಂಭದಲ್ಲಿ 25 ವರ್ಷಗಳಿಂದ ಕೃಷಿನಿರತ ಪ್ರಗತಿಪರ ತಂಬಾಕು ರೈತರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸುಸ್ಥಿರ ಮತ್ತು ಆಧುನಿಕ ತಂಬಾಕು ಕೃಷಿ ಅಳವಡಿಸಿಕೊಂಡಿರುವ ಕರ್ನಾಟಕದ 10 ಮಂದಿ ತಂಬಾಕು ಬೆಳೆಗಾರರನ್ನು ಗುರ್ತಿಸಿ ಇಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅಭಿನಂದಿಸಿದರು. ಬೆಟ್ಟದತುಂಗಾದ ವಿಕ್ರಮ್ ರಾಜ್ ಅರಸ್, ಉದ್ದೂರಿನ ಜವರೇಗೌಡ, ಕರ್ಣಕುಪ್ಪೆಯ ಕೆ.ಎಂ. ರಾಜು, ಜವರಿಕೊಪ್ಪಲಿನ ಹಾಲಮ್ಮ, ತಾರ್ಕಿಕೊಪ್ಪಲ್‌ನ ಕೆ.ಎಂ. ಮಲ್ಲೇಶ್, ಹೆಗ್ಗೊಡ್ಲುವಿನ ಸಿ.ಕೆಂಪರಾಜು, ಮೈಸೂರಿನ ಕೆ.ಜಿ. ಕೊಪ್ಪಲಿನ ಕೆ.ಸಿ.ಕೃಷ್ಣೇಗೌಡ, ಉಂಡವಾಡಿಯ ಸಿ.ಚಂದ್ರೇಗೌಡ, ಕಾಳೇಗೌಡನ ಕೊಪ್ಪಲಿನ ಕಮಲಮ್ಮ ಹಾಗೂ ದಡದಹಳ್ಳಿಯ ಚಂದ್ರಪ್ಪ ಸನ್ಮಾನ ಸ್ವೀಕರಿಸಿದ ಪ್ರಗತಿಪರ ತಂಬಾಕು ಬೆಳೆಗಾರರಾಗಿದ್ದಾರೆ.

ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿ, ರೈತರನ್ನು ಸನ್ಮಾನಿಸಿದರು. ಮೈಸೂರು–ಕೊಡಗು ಸಂಸದ ಯದುವೀರ ಒಡೆಯರ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ತಂಬಾಕು ಮಂಡಳಿ ಅಧ್ಯಕ್ಷ ಯಶವಂತಕುಮಾರ್ ಚಿಡಿಪೋತು ಮತ್ತು ಸಿಹೆಚ್‌ಆರ್‌ಐ ಹುಣಸೂರು ಪ್ರಧಾನ ವಿಜ್ಞಾನಿ ಡಾ.ಎಸ್.ರಾಮಕೃಷ್ಣನ್ ಹಾಗೂ ಇನ್ನಿತರರು ಭಾಗವಹಿಸಿದ್ದರು.

1999ರಲ್ಲಿ ತಂಬಾಕು ಬೆಳೆ ಮತ್ತು ವಿಶ್ವ ಮಾರುಕಟ್ಟೆಯಲ್ಲಿ ಭಾರತದ ಸ್ಪರ್ಧೆಗೆ ಉತ್ತೇಜನ ನೀಡಲೆಂದು ಪ್ರಶಸ್ತಿಗಳನ್ನು ನೀಡಲಾಗಿತ್ತು. ಈ ವರ್ಷ 4 ವರ್ಗಗಳಲ್ಲಿ ಜೀವಮಾನ ಸಾಧನೆ, ಉತ್ತಮ ರೈತರು, ಸುಸ್ಥಿರತೆ ಮತ್ತು ರೆಕಗ್ನಿಷನ್ ವಿಭಾಗಗಳಲ್ಲಿ ತಂಬಾಕು ಬೆಳೆಗಾರರನ್ನು ಗುರ್ತಿಸಲಾಗಿದೆ. ಸಮಾರಂಭದಲ್ಲಿ ಶುಭಕೋರಿ ಸಂದೇಶ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮತ್ತು ಆರ್ಥಿಕ ಸಬಲೀಕರಣದಲ್ಲಿ ರೈತರ ಪಾತ್ರ ಗಣನೀಯವಾದದ್ದು ಎಂದು ಪ್ರಶಂಸಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಸಚಿವ ಕೆ. ವೆಂಕಟೇಶ್, ರಾಜ್ಯದಲ್ಲಿ ತಂಬಾಕು ಬೆಳೆ ಬೆಳೆಯುತ್ತಿರುವ ರೈತರು ಅತ್ಯಾಧುನಿಕ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಇಳುವರಿಯನ್ನು ಪಡೆಯಬೇಕು ಎಂದರು. 2024ರಲ್ಲಿ ರೈತರು ರೇಷ್ಮೆ ಬೆಳೆದು ಸಾಬೀತು ಮಾಡಿದ್ದಾರೆ ಎಂದರು.

ಗ್ಯಾರಂಟಿಗಳಿಂದ ಲಕ್ಷಾಂತರ ಕುಟುಂಬಗಳ ಜೀವನ ಸುಧಾರಣೆ

ರಾಜ್ಯ ಸರ್ಕಾರದ ಯೋಜನೆ ಬಿಂಬಿಸುವ ವಸ್ತುಪ್ರದರ್ಶನ ಉದ್ಘಾಟಿಸಿದ ಶಾಸಕ ತನ್ವೀರ್ ಸೇಠ್ ಅಭಿಮತ

ಮೈಸೂರು,ಜೂ.4(ಎಂಟಿವೈ)– ನುಡಿದಂತೆ ನಡೆದು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಲಕ್ಷಾಂತರ ಕುಟುಂಬದ ಜೀವನ ಮಟ್ಟ ಸುಧಾರಿಸಿದ ಕರ್ನಾಟಕದ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಜನ ಹಿತ ಕಾಯುವ ಮತ್ತಷ್ಟು ಕಾರ್ಯಕ್ರಮ ರೂಪಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆ ಬಿಂಬಿಸುವ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರಗಳು ಜನರ ಹಿತ ಕಾಪಾಡಿ, ಅವರ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ. ಪಂಚ ಗ್ಯಾರಂಟಿ ಯೋಜನೆಗಳು ಲಕ್ಷಾಂತರ ಜನರಿಗೆ ನೆರವಾಗಿದೆ. ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ್ದು, ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕು. ಇಂತಹ ವಸ್ತುಪ್ರದರ್ಶನಗಳು ಜನರಲ್ಲಿ ಅರಿವು ಮೂಡಿಸುತ್ತವೆ ಎಂದರು.



ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ವಾರ್ತಾ–ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕುರಿತ ವಸ್ತುಪ್ರದರ್ಶನಕ್ಕೆ ಶಾಸಕ ತನ್ವೀರ್ ಸೇಠ್ ಬುಧವಾರ ಚಾಲನೆ ನೀಡಿ, ವೀಕ್ಷಿಸಿದರು.

ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ 4.08 ಕೋಟಿ ಫಲಾನುಭವಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದು, ಪ್ರತಿ ತಿಂಗಳು ಪಡಿತರದಾರರಿಗೆ 10 ಕೆ.ಜಿ ಅಕ್ಕಿ ನೀಡುವ ಮೂಲಕ ಇದುವರೆಗೆ 14.023 ಕೋಟಿ ರೂ ಹಣ ವೆಚ್ಚ ಮಾಡಲಾಗಿದೆ.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗಳಿಗೂ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದು, 1.63 ಕೋಟಿ ಕುಟುಂಬಗಳಿಗೆ ಬೆಳಕಾಗಿದೆ. ಈ ಯೋಜನೆಗೆ 14.950 ಕೋಟಿ ರೂ. ಅನುದಾನ ವಿನಿಯೋಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆ ಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುತ್ತಿದ್ದು, 1.27 ಕೋಟಿ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಈ ಯೋಜನೆಗೆ 42.530 ಕೋಟಿ ಅನುದಾನ ಬಳಸಲಾಗಿದೆ ಎಂದು ವಿವರಿಸಿದರು.

ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಒದಗಿಸಲಾಗಿದ್ದು, ಯೋಜನೆಯಾದ ದಿನದಿಂದ 455 ಕೋಟಿ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕಾಗಿ ಸರ್ಕಾರ 11,403 ಕೋಟಿ ರೂ. ಪಾವತಿಸಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾದಾರರಿಗೆ ತಿಂಗಳಿಗೆ 1,500 ರೂ. ಭತ್ಯೆ ನೀಡಲಾಗುತ್ತಿದೆ. ಈ ಯೋಜನೆಯಡಿ 2.74 ಕೋಟಿ ಫಲಾನುಭವಿಗಳಿಗೆ 327 ಕೋಟಿ ರೂ. ನೆರವು ನೀಡಲಾಗಿದೆ ಎಂದರು.

ಗಮನ ಸೆಳೆದ ವಸ್ತುಪ್ರದರ್ಶನ: ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಿರುವ ವಸ್ತುಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯುಳ್ಳ ಪೋಸ್ಟರ್ ಅಳವಡಿಸಲಾಗಿದೆ. ಕೃಷಿ ಹೊಂಡ, ವಿವಿಧ ಯೋಜನೆಗಳ ಫಲಾನುಭವಿಗಳು, ಸರ್ಕಾರ ವಿವಿಧೆಡೆ ನಿರ್ಮಿಸಿರುವ ಪ್ರತಿಮೆ, ಮನೆ ನಿರ್ಮಾಣ ಸೇರಿದಂತೆ ಇನ್ನಿತರ ಸೌಲಭ್ಯಗಳ ಮಾಹಿತಿಯನ್ನು ಅನಾವರಣಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ವಾರ್ತಾ–ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗದ ನಿಯಂತ್ರಣಾಧಿಕಾರಿ ಶ್ರೀನಿವಾಸ್, ವಿಭಾಗೀಯ ಸಂಚಾರಾಧಿಕಾರಿ ಹೇಮಂತ್‌ಕುಮಾರ್, ವಾರ್ತಾ ಸಹಾಯಕರಾದ ಕೆ.ಎನ್.ರಮೇಶ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಿಸಿ ಆರ್‌ಸಿಬಿ ಗೆಲುವು ಸಂಭ್ರಮಿಸಿದ ಅಭಿಮಾನಿ



ಐಪಿಎಲ್‌ನಲ್ಲಿ ಆರ್‌ಸಿಬಿ ಗೆದ್ದ ಹಿನ್ನೆಲೆಯಲ್ಲಿ ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಮೈಸೂರಿನ ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ ಉಣಬಡಿಸಿದರು.

ಮೈಸೂರುಜೂ.4(ಎಂಟಿವೈ)– ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸಂಭ್ರಮದ ಹಿನ್ನೆಲೆಯಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬರು 11 ಇಂದಿರಾ ಕ್ಯಾಂಟೀನ್‌ಗಳಲ್ಲಿ ತಲಾ ನೂರು ಮಂದಿಗೆ ಹೋಳಿಗೆ ಊಟ ಉಣಬಡಿಸಿ ಸಂಭ್ರಮಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೆದ್ದರೆ ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸುವುದಾಗಿ ಕ್ರಿಕೆಟ್ ಪ್ರೇಮಿಯೂ ಆಗಿರುವ ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಎರಡು ದಿನದ ಹಿಂದಷ್ಟೇ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ತಂಡದ ಮೇಲಿನ ಅಭಿಮಾನಕ್ಕಾಗಿ ಹೋಳಿಗೆ ವಿತರಿಸಿದರು.

ಮೈಸೂರಿನ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ ಬಡಿಸುವ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಹಾಗೂ ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಜನರಿಗೆ ಹೋಳಿಗೆ ಊಟ ಬಡಿಸಿದರು.

ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಮಾತನಾಡಿ, ಕಳೆದ 18 ವರ್ಷಗಳಿಂದ ಆರ್‌ಸಿಬಿ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ, ಈ ವರ್ಷ ಸಂಘಟಿತ ಹೋರಾಟದಿಂದ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇಂತಹ ಗೆಲುವು ಪಡೆಯಲು ಕೋಟ್ಯಾಂತರ ಅಭಿಮಾನಿಗಳು ವಿಶೇಷವಾಗಿ ಪ್ರಾರ್ಥಿಸಿದ್ದರು. ತಂಡ ಗೆದ್ದಿದ್ದರಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಹೋಳಿಗೆ ಊಟ ನೀಡಿ, ಹಬ್ಬದಂತೆ ಸಂಭ್ರಮಿಸುತ್ತಿದ್ದೇವೆ ಎಂದರು. ಈ ವೇಳೆ ಮುಖಂಡರಾದ ಎಸ್.ಎನ್.ರಾಜೇಶ್, ಗೌರಿಶಂಕರನಗರದ ಶಿವಕುಮಾರ್, ಬಸವಣ್ಣ, ಸುನಿ, ಕನಕಮೂರ್ತಿ, ಋಷಿ ವಿನು ಇತರರಿದ್ದರು.

ಮೈಸೂರು ವಿವಿ ಕನ್ನಡ ಅಧ್ಯಾಪಕರ ಮಾನವೀಯ ನೆರವು



ಮೃತರ ಕುಟುಂಬದವರಿಗೆ ಚೆಕ್ ವಿತರಿಸಲಾಯಿತು.

ಮೈಸೂರು, ಜೂ. 4– 25 ವರ್ಷಗಳಿಂದ ಅತಿಥಿ ಅಧ್ಯಾಪಕರಾಗಿ ಮೈಸೂರಿನ ವಿವಿಧ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿರಿಯಾಪಟ್ಟಣ ತಾಲೂಕಿನ ಕಲ್ಕೆರೆ ಗ್ರಾಮದ ಮಹದೇವ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು.

ಆರ್ಥಿಕ ಸಂಕಷ್ಟದಲ್ಲಿದ್ದ ಅವರ ಕುಟುಂಬಕ್ಕೆ ನೆರವು ನೀಡುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾನಿಲಯ ಅಧ್ಯಾಪಕರ ಬಳಗವು ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ಕನ್ನಡ ಅಧ್ಯಾಪಕರು ಸ್ವಯಂಪ್ರೇರಿತರಾಗಿ 1,05,000(ಒಂದು ಲಕ್ಷದ ಐದು ಸಾವಿರ ರೂಪಾಯಿ) ಹಾಗೂ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು ನೀಡಿದ 25,000 ಸಾವಿರ ರೂ. ಸೇರಿ ಒಟ್ಟು 1,30,000 ಸಾವಿರ (ಒಂದು ಲಕ್ಷದ ಮೂವತ್ತು ಸಾವಿರ) ರೂಪಾಯಿಗಳನ್ನು ಮೃತ ಮಹದೇವ ಅವರ ಪತ್ನಿ ಮತ್ತು ಪುತ್ರಿಗೆ ನೀಡಲಾಯಿತು. ಅಧ್ಯಾಪಕರ ಬಳಗದ ಸದಸ್ಯರಾದ ಮಹಾರಾಜ ಕಾಲೇಜಿನ ಕನ್ನಡ ಅಧ್ಯಾಪಕ ಡಾ.ಎಸ್. ಕೃಷ್ಣಪ್ಪ, ಸಿ.ಕೆ.ಪುಟ್ಟಸ್ವಾಮಾಚಾರ್, ಮಹಾಜನ ಕಾಲೇಜಿನ ಕನ್ನಡ ಅಧ್ಯಾಪಕಿ ಡಾ.ವಿನೋದಮ್ಮ, ಎಂಐಟಿ ಕಾಲೇಜಿನ ಕನ್ನಡ ಅಧ್ಯಾಪಕಿ ಡಾ.ಉಷಾರಾಣಿ ಹಾಗೂ ಯುವರಾಜ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಡಿ. ಪರಶುರಾಮ ಇತರರು ಉಪಸ್ಥಿತರಿದ್ದರು.

ಗೋವುಗಳ ಅಕ್ರಮ ಸಾಗಾಟ ತಡೆಗೆ ಮುನ್ನೆಚ್ಚರಿಕೆ

ಮೈಸೂರಲ್ಲಿ 24 ಗಂಟೆಯೂ ವಾಹನ ತಪಾಸಣೆ ವಿಶೇಷ ಕಾರ್ಯಾಚರಣೆ



ಮೈಸೂರಿನ ಹೈ ವೇ ವೃತ್ತದ ಸಮೀಪದ ಜಾವಾ ರಸ್ತೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವುದು.

ಮೈಸೂರು,ಜೂ.4(ಪಿಎಂ)– ಗೋವುಗಳ ಅಕ್ರಮ ಸಾಗಾಟ ತಡೆಗಟ್ಟಲು ಮೈಸೂರು ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಗೋವುಗಳ ಕಳ್ಳ ಸಾಗಣೆ ತಡೆಗಟ್ಟಲು ಹದ್ದಿನಕಣ್ಣಿಟ್ಟಿರುವ ಪೊಲೀಸರು, ನಗರದಲ್ಲಿ ವಾಹನಗಳ ತಪಾಸಣೆಯ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.

ದಿನದ 24 ಗಂಟೆಯೂ ವಾಹನಗಳ ತಪಾಸಣೆ ಕಾರ್ಯಾಚರಣೆಯನ್ನು ನಗರ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ವಿಶೇಷವಾಗಿ ಗೂಡ್ಸ್ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮ: ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮ ಗೋವು ಸಾಗಾಟ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಳೆದ ಮೂರು ದಿನಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಎಲ್ಲಾ ಠಾಣೆಗಳ ಸರಹದ್ದಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನಗಳ ವಿಶೇಷ ತಪಾಸಣೆ ಮಾಡಲಾಗುತ್ತಿದೆ ಎಂದು ತಪಾಸಣೆನಿರತ ಪೊಲೀಸರು 'ಮೈಸೂರು ಮಿತ್ರ'ನಿಗೆ ತಿಳಿಸಿದರು.

'ಮೈಸೂರು ಮಿತ್ರ'ನೊಂದಿಗೆ ಮಾತನಾಡಿದ ಡಿಸಿಪಿ ಎಂ.ಮುತ್ತುರಾಜು, ಗೋವುಗಳ ಅಕ್ರಮ ಸಾಗಾಟ ತಡೆಗೆ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹಾಗಾಗಿ ನಗರದಲ್ಲಿ ಒಟ್ಟು 12 ಕಡೆ ಚೆಕ್‌ಪೋಸ್ಟ್ ಸಹ ವ್ಯವಸ್ಥೆ ಮಾಡಿದ್ದು, ಇದು ಪ್ರತಿದಿನ ಬದಲಾವಣೆಗೊಳ್ಳುವ ಮೂಲಕ ಇಡೀ ನಗರದಾದ್ಯಂತ ಹದ್ದಿನ ಕಣ್ಣಿರಿಸಲಾಗಿದೆ.

ದಿನದ 24 ಗಂಟೆ ಕಾಲ ವಾಹನಗಳ ತಪಾಸಣೆ ಕಾರ್ಯಾಚರಣೆ ನಡೆಯಲಿದ್ದು, ಇದಕ್ಕಾಗಿ ಮೂರು ಪಾಳಿಯಲ್ಲಿ ನಮ್ಮ ಪೊಲೀಸರು ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗಿದೆ. ಜೂ.8ರವರೆಗೆ ಈ ವಿಶೇಷ ಕಾರ್ಯಾಚರಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಚರಂಡಿಗಳ ಸ್ವಚ್ಛತೆಗೆ ಮುಂದಾಗದ ಪಾಲಿಕೆ



ದೊಡ್ಡ ಚರಂಡಿಯಲ್ಲಿ ಗಿಡಗಂಟಿಗಳು ಬೆಳೆದಿರುವುದು

ಮೈಸೂರು, ಜೂ.4(ಎಸ್‌ಪಿಎನ್)– ಪೂರ್ವ ಮುಂಗಾರು ಆರಂಭವಾದರೂ ನಗರದ ವಿವಿಧೆಡೆಯಿರುವ ದೊಡ್ಡ ಚರಂಡಿಗಳನ್ನು ಮೈಸೂರು ನಗರ ಪಾಲಿಕೆ ಇನ್ನೂ ಸ್ವಚ್ಛಗೊಳಿಸಲು ಮುಂದಾಗುತ್ತಿಲ್ಲ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗುತ್ತಿದೆ.

ಮೈಸೂರು ಯಾದವಗಿರಿ ಪ್ರಮುರ್ ಅಪಾರ್ಟ್‌ಮೆಂಟ್ ಪಕ್ಕದಲ್ಲಿ ಹಾದು ಹೋಗುವ ದೊಡ್ಡ ಚರಂಡಿಯು ಯಾದವಗಿರಿಯಲ್ಲಿ ಆರಂಭಗೊಂಡು ರೈಲ್ವೆ ಟ್ರ್ಯಾಕ್ ದಾಟಿ ಜೋಡಿ ತೆಂಗಿನಮರ ಸ್ಮಶಾನದಲ್ಲಿ ಹಾದು ರಾಜಕಾಲುವೆ ಸೇರುತ್ತದೆ. ಈ ಚರಂಡಿಯಲ್ಲಿ ಭಾರಿ ಮುಳ್ಳಿನ ಗಿಡಗಳು ಬೆಳೆದಿದ್ದು, ಕ್ರಿಮಿ–ಕೀಟಗಳ ಆವಾಸ ಸ್ಥಾನವಾಗಿದೆ. ದೂರದಿಂದ ನೋಡಿದರೆ, ಪೊದೆಯಂತೆ ಕಂಡು ಬರುತ್ತದೆ ಎನ್ನುತ್ತಾರೆ ಬಾನುಪ್ರಶಾಂತ್ ಮತ್ತು ಇತರೆ ಎಂಜಿಪಿ ಸದಸ್ಯರು. ಪಾಲಿಕೆ ರಾಜಕಾಲುವೆಗಳ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ದೊಡ್ಡ ದೊಡ್ಡ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಬಡಾವಣೆಗಳಲ್ಲಿ ಜನಸಂದಣಿ ಹೆಚ್ಚಾದಂತೆ ರಾಜಕಾಲುವೆ, ಚರಂಡಿಗಳ ಒತ್ತುವರಿಯಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳು ಗಮನಹರಿಸಿ, ಒತ್ತುವರಿ ತೆರವುಗೊಳಿಸಲು ಮುಂದಾಗಬೇಕು ಎಂದರು.

ಬೀಳ್ಕೊಡುಗೆ




ಚಾಮುಂಡಿಬೆಟ್ಟ ಗ್ರಾಪಂ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಬಿ.ಎಸ್.ರೂಪೇಶ್ ಅವರನ್ನು ಚಾಮುಂಡಿಬೆಟ್ಟ ಗ್ರಾಮಸ್ಥರು ಅಭಿನಂದಿಸಿದರು. ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್, ಅಧ್ಯಕ್ಷೆ ಶ್ರೀಮತಿ ನಾಗಮ್ಮ, ಭರತ್ ಕಾಳಯ್ಯ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ನಾಳೆಯಿಂದ ವನದುರ್ಗಾ ವೃಕ್ಷ ಶಾಂತಿ ಮಹಾಯಜ್ಞ, ಸಹಸ್ರ ಚಂಡೀಯಾಗ

ಮೈಸೂರು, ಜೂ.4–ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜೂ.6ರಿಂದ 15ರವರೆಗೆ ವಿಶ್ವದ ಮೊಟ್ಟ ಮೊದಲ ವಿಶಿಷ್ಟ ಕಾರ್ಯಕ್ರಮ ವನದುರ್ಗಾ ವೃಕ್ಷ ಶಾಂತಿ ಮಹಾಯಜ್ಞ ಮತ್ತು ಸಹಸ್ರ ಚಂಡೀಯಾಗ ಏರ್ಪಡಿಸಲಾಗಿದೆ. ಸಹಸ್ರ ಚಂಡಿಯಾಗ, ವಿಶ್ವ ರಕ್ಷಣೆ, ಸಮೃದ್ಧಿ ಹಾಗೂ ಸಾಮರಸ್ಯಕ್ಕಾಗಿ ಹಮ್ಮಿಕೊಂಡಿರುವ ಹತ್ತು ದಿನಗಳ ಯಾಗದಲ್ಲಿ ಶ್ರೀ ದುರ್ಗಾದೇವಿ ಕೃಪೆಗೆ ಪ್ರಾರ್ಥಿಸುವುದು, ವನದುರ್ಗಾ ವೃಕ್ಷ ಯಜ್ಞ: ಪರಿಸರ ಸಮತೋಲನದ ಸೂಚಕವಾಗಿ 8000 ಪವಿತ್ರ ಬೋನ್ಸಾಯ್ ವೃಕ್ಷಗಳನ್ನು ಪೂಜಿಸಿ ಸಮರ್ಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

05.06.2025 ಗುರುವಾರ, ಮಳೆ ನಕ್ಷತ್ರ: ರೋಹಿಣಿ, 25.05.2025 ರಿಂದ 07.06.2025 ವಿಶ್ವವಸು ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತಿಥಿ: ದಶಮಿ, ನಕ್ಷತ್ರ: ಹಸ್ತ, ರಾಹುಕಾಲ: ಮಧ್ಯಾಹ್ನ 1.30 ರಿಂದ 3 ಗಂಟೆಯವರೆಗೆ

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ :** ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಯೋಗಾಭ್ಯಾಸ ತರಗತಿ, ಸ್ಥಳ: ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆ 6.30 ರಿಂದ.

■ **ಬೋಧಿ ವೃಕ್ಷ ಸೊಸೈಟಿ ಫಾರ್ ಡೆವಲಪ್‌ಮೆಂಟ್, ಒಡನಾಡಿ ಸೇವಾ ಸಂಸ್ಥೆ :** ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ, ಉಪಸ್ಥಿತರು : ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ವಿದ್ಯಾ ವಿಕಾಸ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ವಿ. ಕವೀಶ್‌ಗೌಡ, ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್, ಕರ್ನಾಟಕ ರಾಜ್ಯ ನೈಸರ್ಗಿಕ ಕೃಷಿ ಆಂದೋಲನ ಸಂಚಾಲಕ ಡಾ. ಸ್ವಾಮಿ ಆನಂದ್, ಸಾಮಾಜಿಕ ಕಾರ್ಯಕರ್ತ ಅಹಿಂದ ಜವರಪ್ಪ, ಒಡನಾಡಿ ಸೇವಾ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಎಂ.ಎಲ್. ಪರಶುರಾಮ್, ಕೆ.ವಿ. ಸ್ಟ್ಯಾನ್ಲಿ, ಎ.ಸಿ. ಬ್ರಿಜೇಶ್, ಡಿ. ಪ್ರಕಾಶ್, ಎಂ.ಎಸ್. ಚಂದ್ರ, ಸ್ಥಳ: ವರುಣಾಕೆರೆ, ಟಿ. ನರಸೀಪುರ ರಸ್ತೆ, ಬೆಳಗ್ಗೆ 8.30 ರಿಂದ.

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ :** ಕಾರ್ನಿಯಲ್ ಒಪೇಸಿಟಿ ಚಿಕಿತ್ಸಾ ಶಿಬಿರ, ಗರ್ಭಾಶಯ ಮುಖದಲ್ಲಿ ಹುಣ್ಣು ತಪಾಸಣಾ ಶಿಬಿರ, ಸ್ಥಳ: ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆ 9 ರಿಂದ.

■ **ಪ್ರೀತಿ ಕ್ಯಾನ್ಸರ್ ಸೆಂಟರ್ :** ಉಚಿತ ಕ್ಯಾನ್ಸರ್ ಸೆಂಟರ್, ಸ್ಥಳ: ಪ್ರೀತಿ ಕ್ಯಾನ್ಸರ್ ಸೆಂಟರ್, ಲಕ್ಷ್ಮಿಪುರಂ, ಬೆಳಗ್ಗೆ 10 ರಿಂದ.

■ **ಕಾವೇರಿ ಆಯುರ್ವೇದ ಆಸ್ಪತ್ರೆ :** ಉತ್ತಮ ನಿದ್ರೆ ಅಭ್ಯಾಸ ಮತ್ತು ನಿದ್ರೆ ಸಮಸ್ಯೆ ನಿವಾರಣೆಯ ಶಿಬಿರ, ಸ್ಥಳ: ಕಾವೇರಿ ಆಯುರ್ವೇದ ಆಸ್ಪತ್ರೆ, ದೇವೇಗೌಡ ಸರ್ಕಲ್ ಹತ್ತಿರ, ಕೆಬಿಎಲ್ ಲೇಔಟ್, ಬೆಳಗ್ಗೆ 10 ರಿಂದ.

■ **ತೊಳಸಿ ಜ್ಯುವೆಲ್ಸ್ :** ಇಟಾಳಸಿ ಲಕ್ಸ್ ಫಸ್ಟ್–ಆಭರಣಗಳ ಪ್ರದರ್ಶನ, ಸ್ಥಳ: ತೊಳಸಿ ಜ್ಯುವೆಲ್ಸ್, ವಿವಿ ಮೊಹಲ್ಲಾ, ಟೆಂಪಲ್ ರಸ್ತೆ, ಬೆಳಗ್ಗೆ 11 ರಿಂದ.

■ **ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು :** ಸಾಮಾಜಿಕ ಕಾರ್ಯ ಶಿಬಿರ, ಬೆಳಗ್ಗೆ 11.30 ರಿಂದ ಡಾ. ಜೋಡೆನ್ ಅವರಿಂದ ಟಿಬೆಟಿಯನ್ನರಲ್ಲಿ ಆರೋಗ್ಯ ವ್ಯವಸ್ಥೆ ಕುರಿತು ಉಪನ್ಯಾಸ, ಸಂಜೆ 6.15 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸ್ಥಳ: ದೊಂಡೆನ್‌ಲಿಂಗ್ ಟಿಬೆಟಿಯನ್ ವೆಲ್‌ಫೇರ್ ಸೊಸೈಟಿ, ಒಡೆಯರ ಪಾಳ್ಯ.

■ **ಸುರಭಿ ಗಾನ ಕಲಾಮಂದಿರ ಚಾರಿಟಬಲ್ ಟ್ರಸ್ಟ್ :** ಕರ್ನಾಟಕ ಶಾಸ್ತ್ರೀಯ ಸಂಗೀತ ಅಧ್ಯಯನ ಶಿಬಿರ, ಸ್ಥಳ: 510, 13ನೇ ಮುಖ್ಯ ರಸ್ತೆ, ಸರಸ್ವತಿಪುರಂ, ಸಂಜೆ 4.30 ರಿಂದ.

■ **ಜನಚೈತನ್ಯ ಫೌಂಡೇಷನ್ :** ಚೈತನ್ಯ ಪ್ರತಿಭಾ ಪುರಸ್ಕಾರ, ಉದ್ಘಾಟನೆ : ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಅಧ್ಯಕ್ಷತೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಮುಖ್ಯ ಅತಿಥಿಗಳು : ಡಾ. ಎಂ.ಎನ್. ವೆಂಕಟರಾಜು, ಡಾ. ಎಲ್. ಸವಿತಾ, ಎಸ್. ಲೋಕೇಶ್, ಓ. ಮಂಜುನಾಥ್ ಓಣಿಕೇರಿ, ಡಾ. ಅಮ್ಮಸಂದ್ರ ಸುರೇಶ್, ಎನ್. ಚಲುವರಾಜು, ಡಾ. ಎ.ಎನ್. ಪದ್ಮ, ಡಾ. ಸುರೇಂದ್ರನ್, ಡಾ. ರೇಖಾ ಅರುಣ್, ಪ್ರಾಸ್ತಾವಿಕ ನುಡಿ : ಜನಚೈತನ್ಯ ಫೌಂಡೇಷನ್ ಅಧ್ಯಕ್ಷ ಆರ್. ಲಕ್ಷ್ಮಣ್, ಸ್ಥಳ: ನಾದಬ್ರಹ್ಮ ಸಭಾಂಗಣ, ಜೆಎಲ್‌ಬಿ ರಸ್ತೆ, ಸಂಜೆ 4.30ಕ್ಕೆ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಹೆಣ್ಣು ಮನಸು ಮಾಡಿದರೆ ಸಾಧಕ ಮಹಿಳೆಯರ ಪರಿಚಯ ಮಾಲಿಕೆ, ಪ್ರಸ್ತುತಿ : ಪ್ರೊಫೆಸರ್. ಸಿ. ನಾಗಣ್ಣ, ನಿರ್ಮಾಣ–ಜಾಂಪಣ್ಣ ಆಶೀಹಾಳ್, 6.40 ಅರಿವಿನ ಶಿಖರ–ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ: ಮತ್ತೂರು ಕೆ.ಸ್ವಾಮಿ ಹಾಗೂ ನಿತಿನ್ ರಾಜಾರಾಂ ಶಾಸ್ತ್ರೀ, ವ್ಯಾಖ್ಯಾನ : ಡಾ. ಲತಾ ಮೈಸೂರು, 6.50 ರೈತರಿಗೆ ಸಲಹೆ, 7.15 ಭಾವಗೀತೆಗಳು, 8.30 ಯೋಗ ಕುರಿತ ವಿಶೇಷ ಸರಣಿ ಮಹಾಯೋಗ, 8.35 ಯೋಗದತ್ತ ಜಗತ್ತು–ಯೋಗ ಕುರಿತ ವಿಶೇಷ ಕಾರ್ಯಕ್ರಮ ಸರಣಿ ಯೋಗ ಶಿಕ್ಷಕಿಯರಾದ ಪ್ರಭಾ ಸತೀಶ್ ಮತ್ತು ಕಾಂಚನ ಗಂಗಾ ಅವರೊಂದಿಗೆ ಸಂದರ್ಶನ, ಸಂದರ್ಶಕರು–ದಿವಾಕರ ಹೆಗಡೆ, 8.50 ಕನ್ನಡ ಚಿತ್ರಗೀತೆಗಳು, 10.00 ಕರ್ನಾಟಕ ಶಾಸ್ತ್ರೀಯ ಸಂಗೀತ: ಕೆ. ಗಾನಸರಸ್ವತಿ – ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ–ಕಾಡಿನಲ್ಲಿನ ಕಥೆಗಳು. ಪ್ರಸ್ತುತಿ : ಜಿ. ಶಾಂತಕುಮಾರ್

ಮಧ್ಯಾಹ್ನ: 12.05 ವನಿತಾ ವಿಹಾರ, 12.35 ದೇವರನಾಮ, 12.45 ಚಿತ್ರಗೀತೆಗಳು, 1.00 ಪ್ರಗತಿ ಪಥ–ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಸರಣಿ, 1.20 ಭಾವಗೀತೆಗಳು, 2.40 ಕನ್ನಡ ಚಿತ್ರಗೀತೆಗಳು, 3.00 ಹಿಂದಿ ಚಿತ್ರಗೀತೆಗಳು, 4.00 ಜನಪದ ಸಂಗೀತ, 4.30 ಸಂಧ್ಯಾರಾಗ–ಸಾವಯವ ಕೃಷಿ ನಡೆಸುತ್ತಿರುವ ಹಿರಿಯರಾದ ಎಂ. ಆರ್. ಹರೀಶ್ ಮತ್ತು ಅವರ ಪತ್ನಿ ಶ್ರೀಮತಿ ಸರೋಜಾ ಹರೀಶ್ ಅವರೊಂದಿಗೆ ಮಾತುಕತೆ, ಇವರೊಂದಿಗೆ ಭಾಗವಹಿಸುತ್ತಾರೆ–ಜಿ. ಶಾಂತಕುಮಾರ್, 6.50 ಕೃಷಿರಂಗ–ಕಿಸಾನ್‌ವಾಣಿ – ಪ್ರಾಯೋಜಕರು : ಭಾರತ ಸರ್ಕಾರದ ಕೃಷಿ ಹಾಗೂ ರೈತ ಕಲ್ಯಾಣ ಸಚಿವಾಲಯ ನಂ ಕಂಪನಿ ರೈತ ಉತ್ಪಾದಕ ಸಂಸ್ಥೆಗಳ ಸಬಲೀಕರಣ ಕುರಿತ ಬಾನುಲಿ ಸರಣಿ ತೆಂಗು ಹಾಗೂ ನೀರಾ ಮಾರಾಟ–ಈ ಕುರಿತು ನಾಗಮಂಗಲ ತಾಲೂಕು ಬಿಂಡಿಗಾನವಿಲೆ ಹೋಬಳಿ ನಾಗತಿಹಳ್ಳಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷರಾದ ಎನ್. ಟಿ. ಸುಬ್ರಹ್ಮಣ್ಯ ಅವರೊಂದಿಗೆ ಸಂದರ್ಶನ. ಸಂದರ್ಶಕರು: ಎನ್. ಕೇಶವಮೂರ್ತಿ, 7.45 ಕನ್ನಡ ಚಿತ್ರಗೀತೆಗಳು, 8.00 ಯುವವಾಣಿ–ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಕುರಿತು ಮಾತುಕತೆ, ಭಾಗವಹಿಸುತ್ತಾರೆ–ಮಂಡ್ಯ ಜಿಲ್ಲೆ ಚಿನಕುರಳಿಯ ಎಸ್.ಟಿ.ಜಿ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಮಮತ ಪಿ., ರಾಧಿಕಾ ಸಿ., ಸಾಗರ್ ಎಲ್., ಎಸ್.ಕೆ.ವಿನಯ್, ನಡೆಸಿಕೊಡುತ್ತಾರೆ–ಶ್ರಾವಣಿ ಗಿರೀಶ್, 8.30 ಹಿಂದಿ ಚಿತ್ರಗೀತೆಗಳು, 9.30 ಕನ್ನಡ ಭಾರತಿ, 10.00 ರಾಷ್ಟ್ರೀಯ ಲಘು ಸಂಗೀತ ಕಾರ್ಯಕ್ರಮ

■ **ಶ್ರೀ ರಾಮಕೃಷ್ಣ ಆಶ್ರಮ :** ಸ್ವಾಮಿ ಜ್ಞಾನಯೋಗಾನಂದ ಅವರಿಂದ ಶ್ರೀ ಮದ್ಭಗವದ್ಗೀತಾ ಕುರಿತು ಉಪನ್ಯಾಸ, ಸ್ಥಳ: ಸ್ವಾಮಿ ಶಾಂಭವಾನಂದಜೀ ಸ್ಮಾರಕ ಸಭಾಂಗಣ, ಯಾದವಗಿರಿ, ಸಂಜೆ 6 ರಿಂದ.

■ **ಟೀಮ್ ಸಾಲಿಗ, ಮೈಸೂರ್ ಸೈನ್ಸ್ ಫೌಂಡೇಷನ್, ಮೈಸೂರು ಅಂಚೆ ವಿಭಾಗ :** ರಾಜ್ಯ ಮಟ್ಟದ ಪೋಸ್ಟ್ ಕಾರ್ಡ್ ಚಿತ್ರ ರಚನೆ ಸ್ಪರ್ಧೆ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ, ಪೋಸ್ಟರ್ ಬಿಡುಗಡೆ : ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್, ಉಪಸ್ಥಿತರು : ಉಪ ಅಂಚೆ ಅಧೀಕ್ಷಕ ವಿ.ಎಲ್. ನವೀನ್, ಜೇಡ ತಜ್ಞ ಡಾ. ಎ.ಪಿ.ಸಿ. ಅಭಿಜಿತ್, ಹಿರಿಯ ವಿಜ್ಞಾನಿ ಡಾ. ಟಿ. ತಿಪ್ಪೇಸ್ವಾಮಿ, ಮೈಸೂರು ಸೈನ್ಸ್ ಫೌಂಡೇಷನ್ ಅಧ್ಯಕ್ಷ ಸಿ. ಕೃಷ್ಣೇಗೌಡ, ಕಾರ್ಯದರ್ಶಿ ಜಿ.ಬಿ. ಸಂತೋಷ್‌ಕುಮಾರ್, ಕೋಶಾಧ್ಯಕ್ಷ ಎಂ.ಜಿ.ಎನ್. ಪ್ರಸಾದ್, ಸ್ಥಳ: ಹಿರಿಯ ಅಂಚೆ ಅಧೀಕ್ಷಕರ ಕಚೇರಿ, ಯಾದವಗಿರಿ, ಬೆಳಗ್ಗೆ 10ಕ್ಕೆ.

■ **ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ, ತೋಟಗಾರಿಕೆ ಮಹಾವಿದ್ಯಾಲಯ :** ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ನಡಿಗೆ ಜಾಗೃತಿ ಜಾಥಾ, ಸಸಿ ನೆಡುವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ, ಉದ್ಘಾಟನೆ : ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಕೆ. ಅಮರ್‌ನಾಥ್, ಉಪಸ್ಥಿತರು : ಕರಾಮುವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ಪ್ರಾಧ್ಯಾಪಕ ಡಾ. ಜಿ. ಮಂಜುನಾಥ್, ಡಾ. ಬಿ.ಎಂ. ಸದಾಶಿವಮೂರ್ತಿ, ಡಾ. ಜೆ.ಎಸ್. ಚಂದ್ರಶೇಖರ್, ಸ್ಥಳ: ಕರಾಮುವಿವಿ ಕಾವೇರಿ ಸಭಾಂಗಣ, ಬೆಳಗ್ಗೆ 10.30ಕ್ಕೆ.

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ

ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಲವು ಸಾಧಕರಿಗೆ ಸನ್ಮಾನ

• ನಾಲ್ವಡಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಂಸದ ಯದುವೀರ ಒಡೆಯರ್, ಗಣ್ಯರು • ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಶ್ರೀ ಮುಕ್ತಿದಾನಂದ ಮಹಾರಾಜ್ ಸಾನಿಧ್ಯ

ಮೈಸೂರು, ಜೂ.4(ಪಿಎಂ)– ಯದುವೀರ್ ಬ್ರಿಗೇಡ್ ಮೈಸೂರು ವತಿಯಿಂದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳ ಹಲವು ಸಾಧಕರನ್ನು ಸನ್ಮಾನಿಸಲಾಯಿತು.

ಮೈಸೂರಿನ ನಿವೇದಿತನಗರದ ಎಸ್.ಆರ್. ಸುಬ್ಬರಾವ್ ಉದ್ಯಾನವನ ಮುಂಭಾಗದಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಅದ್ದೂರಿ ಸಮಾರಂಭದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದಕ್ಕೂ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೈಸೂರು–ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಗಣ್ಯರು ಸಮಾರಂಭ ಉದ್ಘಾಟಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ವಕೀಲ ಪಿ.ಜೆ.ರಾಘವೇಂದ್ರ, ಉದ್ಯಮಿ ಎ.ಪಿ. ನಾಗೇಶ್, ಕೆಆರ್ ಆಸ್ಪತ್ರೆ ವೈದ್ಯ ಡಾ.ಆರ್. ಯೋಗೀಶ್, ಸಹಾಯಕ ಪ್ರಾಧ್ಯಾಪಕ ಡಾ.ಹೆಚ್.ಬಿ. ಬೆಟ್ಟಸ್ವಾಮಿ, ಸಾಮಾಜಿಕ ಕಾರ್ಯಕರ್ತ ಹೆಚ್.ವಿ. ಶಿವಕುಮಾರ್, ಪ್ರಗತಿಪರ ರೈತ ರವಿಕುಮಾರ್ ದಾರಿಪುರ, ಆಶಾ ಕಾರ್ಯಕರ್ತೆಯರಾದ ನಂದಿನಿ, ರೇಖಾ, ಶುಶ್ರೂಷಕಿ ಎಂ.ಎನ್.ಪದ್ಮಾ, ಸಮಾಜ ಸೇವಕ ಡಾ.ಕೆ.ರಘುರಾಮ್ ವಾಜಪೇಯಿ, ಪಾಲಿಕೆಯ ವಲಯ ಕಚೇರಿ 3ರ ಸಹಾಯಕ ಆಯುಕ್ತ ಟಿ.ಎಸ್.ಸತ್ಯಮೂರ್ತಿ, ಕೆಆರ್‌ಐಡಿಎಲ್ ಕಾರ್ಯಪಾಲಕ ಅಭಿಯಂತರ ಎಸ್.ಟಿ.ತಿಪ್ಪಾರೆಡ್ಡಿ, ಜ್ಯೋತಿ ಕಾಲೇಜು ಪ್ರಾಂಶುಪಾಲ ಡಾ.ಭರತ್‌ರಾಜ್, ಕುಸ್ತಿಪಟು ಪೈಹೊಸಳ್ಳಿ ಶಿವು ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮಾತನಾಡಿ, ಭಾರತ ಮಾತ್ರವಲ್ಲದೆ, ಪ್ರಪಂಚದ ರಾಜ ಮನೆತನಗಳ ಇತಿಹಾಸದಲ್ಲಿ ಸುಮಾರು 600 ವರ್ಷಗಳ ಕಾಲ ನ್ಯಾಯ, ನೀತಿ, ಧರ್ಮ ಮತ್ತು ಪ್ರಜೆಗಳ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡು ಇಂದಿಗೂ ಜನರ ಹೃದಯದಲ್ಲಿ ಅಭಿಮಾನದಿಂದ ನೆಲೆ ನಿಂತಿರುವ ಶ್ರೇಷ್ಠ ರಾಜವಂಶವೇ ಯದುವಂಶ. ಈ ರಾಜವಂಶದಲ್ಲಿ ಒಬ್ಬ ಶ್ರೇಷ್ಠ ಆಡಳಿತಗಾರರು, ಪ್ರಜಾಪಾಲಕರು, ಪ್ರಜೆಗಳಿಗೆ ಪ್ರಿಯರೂ ಆಗಿ ಅಭಿವೃದ್ಧಿಯ ನಂದನವನವನ್ನು ಸಂಸ್ಥಾನದ ತುಂಬೆಲ್ಲಾ ಹರಡಿದವರು ನಮ್ಮ ನಾಲ್ವಡಿ ಎಂದು ಅಭಿಮಾನ ವ್ಯಕ್ತಪಡಿಸಿದರು.

ರಾಜರ್ಷಿಗಳೂ ಆದ ದೈವಾಂಶ ಸಂಭೂತ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನ ಅತ್ಯಂತ ಶ್ರೇಷ್ಠತೆಯ ದಿನ. ನಾಲ್ವಡಿಯವರ ವಂಶದ ಕುಡಿಯಾಗಿ ಆ ರಾಜ ಮನೆತನವನ್ನು ಪ್ರತಿನಿಧಿಸುವಂತಹ ಹಾಗೂ ಮೈಸೂರಿಗರಿಗೆ ಮಹಾರಾಜರೇ ಆಗಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂಸದರಾಗಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ನಾಲ್ವಡಿಯವರ ಜಯಂತಿ ದಿನದಂದೇ ಯದುವೀರರು ಸಂಸದರಾಗಿ ಅಧಿಕಾರ ವಹಿಸಿಕೊಂಡಿರುವುದು ಮತ್ತೊಂದು ವಿಶೇಷ ಎಂದರು.

ಅಭಿವೃದ್ಧಿಯ ಜೊತೆಗೆ ಉತ್ತಮ ಆಡಳಿತದ ಮೂಲಕ ಇಡೀ ಮೈಸೂರನ್ನು ರಾಮರಾಜ್ಯವನ್ನಾಗಿ ನಮ್ಮ ಮೈಸೂರು ರಾಜ ಮನೆತನ ಅಕ್ಷರಶಃ ರೂಪಿಸಿದೆ. ಗಾಂಧಿಯವರು ಮೈಸೂರಿಗೆ ಬಂದಾಗ ನಾಲ್ವಡಿಯ ವರ ಆದರ್ಶ ಆಡಳಿತದಲ್ಲಿ ರಾಮ ರಾಜ್ಯ ಕಂಡರು. ಹಾಗೆಯೇ ನಾಲ್ವಡಿಯವರನ್ನು ರಾಜರ್ಷಿ ಎಂದು ಗಾಂಧಿ ಕರೆಯುತ್ತಾರೆ ಎಂದರು.

ನಾಲ್ವಡಿ ಶ್ರೀರಾಮನ ಅವತಾರ: ಬಹುಶಃ ನಾಲ್ವಡಿಯವರು ರಾಮನ ಅವತಾರದಂತೆ ಈ ಭೂಮಿಗೆ ಜನ್ಮವೆತ್ತಿ ಬಂದಿದ್ದರು. ಏಕೆಂದರೆ ಅಯೋಧ್ಯೆಯಲ್ಲಿ ಕುಳಿತಿದ್ದಂತಹ ಶ್ರೀರಾಮ ಅನ್ಯ ಧರ್ಮೀಯರ ದಬ್ಬಾಳಿಕೆ ದೌರ್ಜನ್ಯದಿಂದ ಬೇಸತ್ತು ಬಂದು 600 ವರ್ಷಗಳ ಹಿಂದೆ ಮೈಸೂರಿನಲ್ಲಿ ಮಲಗಿದ್ದ ನೆಂದು ಕಾಣುತ್ತೆ. ಬಳಿಕ ನಮ್ಮ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕಲ್ಪನೆಯಲ್ಲಿ ಬಾಲರಾಮ ನಾಗಿ ಅಯೋಧ್ಯೆಯಲ್ಲಿ ನೆಲೆಸಿದ್ದಾನೆ. ಹಾಗಾಗಿ ಶ್ರೀರಾಮನ ಅವತಾರ ನಮ್ಮ ನಾಲ್ವಡಿ ಪ್ರಭುಗಳು ಎಂದು ಹೇಳಬಯಸುತ್ತೇನೆ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರು ಸನಾತನ ಧರ್ಮ ಮತ್ತು ಭಾರತೀಯ ಪರಂಪರೆಯನ್ನು ವಿಶ್ವದ ಎತ್ತರಕ್ಕೆ ಕೊಂಡೊಯ್ದ ವೀರ ಸನ್ಯಾಸಿ. ಅವರು ರಾಮರಾಜ್ಯ ಹುಡುಕಿಕೊಂಡು ಮೈಸೂರಿಗೆ ಬರುತ್ತಾರೆ. ಅಷ್ಟರಲ್ಲಾಗಲೇ ನಾಲ್ವಡಿಯರ ತಂದೆಯವರಾದ 10ನೇ ಚಾಮರಾಜ ಒಡೆಯರ್ ಅವರು ಅಕ್ಷರಶಃ ರಾಮರಾಜ್ಯ ಕಲ್ಪನೆಗೆ ಬುನಾದಿ ಹಾಕಿದ್ದರು. ಮೈಸೂರಿನ ಶ್ರೇಷ್ಠ ಮಹಾರಾಜರನ್ನು ನೋಡುವುದಕ್ಕಾಗಿಯೇ ವಿವೇಕಾನಂದರು ಕೊಲ್ಕೊತ್ತಾದಿಂದ ಮೈಸೂರಿಗೆ ಬಂದಿದ್ದರು. ಅವರ ತಂಗಿದ್ದ ಜಾಗದಲ್ಲೀಗ ಸ್ವಾಮಿ ಶ್ರೀ ಮುಕ್ತಿದಾನಂದ ಮಹಾರಾಜ್ ಅವರ ಹೋರಾಟದ ಫಲವಾಗಿ ಇಡೀ ವಿಶ್ವವೇ ನಿಬ್ಬೆರಾಗುವಂತಹ ವಿವೇಕ ಸ್ಮಾರಕ ಕೇಂದ್ರ ರೂಪುಗೊಳ್ಳುತ್ತಿದೆ ಎಂದು ರಘು ಕೌಟಿಲ್ಯ ಹೇಳಿದರು.

ಇದಕ್ಕೂ ಮುನ್ನ ರವೀಂದ್ರ ಹನಗೋಡು ಮತ್ತು ತಂಡದಿಂದ ಸುಗಮ ಸಂಗೀತ ಹಾಗೂ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಶ್ರೀ ಮುಕ್ತಿದಾನಂದ ಮಹಾರಾಜ್ ಸಾನಿಧ್ಯ ವಹಿಸಿದ್ದರು. ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರೂ ಆದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಖ್ಯಾತ ನರರೋಗ ತಜ್ಞ ಡಾ.ಶುಶ್ರುತ್ ಗೌಡ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ.ರಘು, ಬಿಜೆಪಿ ಮುಖಂಡರಾದ ಅಪ್ಪಣ್ಣ, ಗೋಪಾಲ್‌ರಾವ್, ರಾಕೇಶ್‌ಭಟ್, ಜೆಡಿಎಸ್ ಮುಖಂಡ ಸಿ.ಶೇಖರ್ ಮತ್ತಿತರರು ಹಾಜರಿದ್ದರು.

ಮೈಸೂರಿಗೆ ಬುಲೆಟ್ ರೈಲು ತರಲು ಹೆಜ್ಜೆಯಿಟ್ಟ ಯದುವೀರರು...

ಯದುವೀರ್ ಒಡೆಯರ್ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದು, ಜನರೊಂದಿಗೆ ಬೆರೆತು ಮೈಸೂರಿನ ಅಭಿವೃದ್ಧಿ ಕಾರ್ಯಗಳಿಗೆ ದಾಪುಗಾಲು ಇಟ್ಟಿದ್ದಾರೆ. ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಮೈಸೂರು ಭಾಗಕ್ಕೆ ತಂದು ಇಲ್ಲಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ಕೃಷಿ, ಕೈಗಾರಿಕೆ, ರೈಲ್ವೆ, ಔದ್ಯೋಗಿಕ ಕ್ಷೇತ್ರಗಳಲ್ಲಿ ಹಲವು ಅವಕಾಶಗಳನ್ನು ಸೃಷ್ಟಿಸುತ್ತಿದ್ದಾರೆ. ವಿದೇಶದಲ್ಲಷ್ಟೇ ನೋಡಲು ಅವಕಾಶವಿರುವ ಬುಲೆಟ್ ರೈಲನ್ನು ಮೈಸೂರಿಗೆ (ಮೈಸೂರು–ಚೆನ್ನೈ) ತರುವ ಕೈಂಕರ್ಯದತ್ತ ಹೆಜ್ಜೆಯಿಟ್ಟಿದ್ದಾರೆ. ಇವರು ನಾಲ್ವಡಿಯವರ ಪ್ರತಿನಿಧಿಯಾಗಿದ್ದು ಆ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ.

-ರಘು ಕೌಟಿಲ್ಯ



ಮೈಸೂರಿನ ನಿವೇದಿತನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನ ಮುಂಭಾಗದಲ್ಲಿ ಬುಧವಾರ ಸಂಜೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ನಂಜನಗೂಡು ಬಳಿ ಬೈಕ್‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಮಲ್ಲುಂಡಿ, ಜೂ.4– ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯ ಜೆ.ಪಿ. ಹುಂಡಿ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45) ಪತ್ನಿ ರೂಪ(38), ರೂಪ ಅವರ ತಾಯಿ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (65) ಮೃತಪಟ್ಟವರು.



ಚೆನ್ನಮಲ್ಲಮ್ಮ



ಚಿಕ್ಕಸ್ವಾಮಿ



ರೂಪ

ಚಿಕ್ಕಸ್ವಾಮಿ, ಪತ್ನಿ ರೂಪ, ಬೈಕ್‌ನಲ್ಲಿ ಸಂಗಮ ಕ್ಷೇತ್ರದಲ್ಲಿ ನಡೆದ ಮದುವೆಗೆ ತೆರಳಿದ್ದರು. ನಂತರ ಕಣೇನೂರು ಗ್ರಾಮ ದಲ್ಲಿರುವ ರೂಪ ಅವರ ತಾಯಿ ಚೆನ್ನಮಲ್ಲಮ್ಮ ಅವರಿಗೆ ಉಷಾರಿಲ್ಲದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲೆಂದು ತವರಿಗೆ ತೆರಳಿ, ಅಲ್ಲಿಂದ ಬೈಕ್‌ನಲ್ಲಿ ಮೂವರು ಹೋಗುತ್ತಿದ್ದ ವೇಳೆ ಹುಲ್ಲಹಳ್ಳಿ ಸಂಗಮ ಮುಖ್ಯ ರಸ್ತೆಯಲ್ಲಿ ಜೆ.ಪಿ.ಹುಂಡಿ ಗ್ರಾಮದ ಬಳಿ ತಮಿಳುನಾಡು ನೋಂದಣಿಯ ಲಾರಿ, ಅತೀ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳ ಬಿದ್ದ ಮೂವರ ಮೇಲೂ ಲಾರಿ ಹರಿದು, ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಎಸ್‌ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್‌ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಧಾಭಿಮಾನಕ್ಕೆ ಬಲಿಯಾದವು ಅಮೂಲ್ಯ ಜೀವಗಳು...!

ಜೀವದ ಬೆಲೆ ಜನ್ಮ ಕೊಟ್ಟವರು; ಅವರನ್ನು ಪೋಷಿಸಿದವರ ಹೊರತು ಮತ್ತಾರಿಗೂ ಅರಿವಿಲ್ಲ!

ಮೈಸೂರು, ಜೂ.4 (ಎಂಕೆ)– ಅತಿಯಾದರೆ ಅಮೃತವೂ ವಿಷ... ಅಂಧಾಭಿಮಾನ ಅನಾಹುತದೊಂದಿಗೆ ಅಂತ್ಯ... ಎಂಬುದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಭೀಕರ ಕಾಲ್ತುಳಿತ ಪ್ರತ್ಯಕ್ಷ ಸಾಕ್ಷಿಯಾಗಿದೆ...!

ಬಿಸಿಸಿಐ ಪ್ರಾಯೋಜಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಟ್ರೋಫಿ ಗೆದ್ದ ಹಿನ್ನಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಸಾವಿನ ಸೂತಕ ಆವರಿಸಿದೆ. 11 ಮಂದಿ ಆರ್‌ಸಿಬಿ ಅಭಿಮಾನಿಗಳನ್ನು ಬಲಿ ಪಡೆದ ಸಂಭ್ರಮಾಚರಣೆ, ಕೆಲ ಗಂಟೆಯಲ್ಲೇ ಶೋಕಾ ಚರಣೆಯಾಗಿ ಬದಲಾಗಿರುವುದಕ್ಕೆ ಅಂಧ ಅಭಿಮಾನವಲ್ಲದೇ ಮತ್ತೇನೂ...

'ಈ ಸಲ ಕಪ್ ನಮ್ದೆ'... 'ಮುಂದೆಯೂ ಕಪ್ ನಮ್ಮದಾದರೂ' ಭೀಕರ ಕಾಲ್ತುಳಿತದಲ್ಲಿ ಉಸಿರು ಚೆಲ್ಲಿದ 11 ಜೀವಗಳು ಮಾತ್ರ ಮುಂದೆಂದೂ ನಮ್ಮೊಂದಿಗೆ ಇರೋದಿಲ್ಲ ಎಂಬುದು ಅಷ್ಟೇ ಕಟು ಸತ್ಯ. ಅಷ್ಟಕ್ಕೂ ಆರ್‌ಸಿಬಿ ಕರ್ನಾಟಕದ ತಂಡವೇ... ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಯೇ... ಕ್ರೀಡೆ ಹೆಸರಿನಲ್ಲಿ ಜೂಜಾಡುವ ಜೂಜುಕೋರರ ಹಣದ ದಾಹಕ್ಕೆ ಅಮಾಯಕ ಅಭಿಮಾನಿಗಳು ಬಲಿಯಾಗಿರುವುದು ಅತ್ಯಂತ ಘೋರ ಸಂಗತಿ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಆರ್‌ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಚಿನ್ನಸ್ವಾಮಿ ಸ್ಟೇಡಿಯಂ ಅಭಿಮಾನಿಗಳ ಆಕ್ರಂದನದ ನೋವಿನ ನೆಲೆಯಾಗಿತ್ತು. ಕ್ರೀಡೆಯ ಮೇಲೆ ಅಭಿಮಾನ ಇರಬೇಕು. ಜೊತೆಗೆ ಪ್ರೋತ್ಸಾಹವೂ ಬೇಕು. ಆದರೆ, ಅಂಧ ಅಭಿಮಾನ ಮಿತಿ ಮೀರಿದರೆ ಅನಾಹುತ ಕಟ್ಟಿಟ್ಟಬುತ್ತಿ. ಕುರುಡು ಪ್ರೀತಿ ಕಗ್ಗತ್ತಲಿಗೆ ದಾರಿ ಮಾಡಿಕೊಡಲಿದೆ ಎನ್ನುವುದಕ್ಕೆ ಆರ್‌ಸಿಬಿ ವಿಜಯೋತ್ಸವ ಪ್ರತ್ಯಕ್ಷನಿದರ್ಶನವಾಯಿತು.



ಹೋದ ಜೀವಗಳು ಮತ್ತೆ ಬರುತ್ವಾ: ಆರ್‌ಸಿಬಿ ಅಂಧ ಅಭಿಮಾನಕ್ಕೆ ಬಲಿಯಾದ ಜೀವಗಳು ಮತ್ತೆ ಬರುತ್ವಾ ಎಂಬುದು ಯಕ್ಷ ಪ್ರಶ್ನೆಯಾದರೆ, ಹೊಟ್ಟೆ–ಬಟ್ಟೆ ಕಟ್ಟಿ ಸಾಕಿ–ಸಲುಹಿದ ತಂದೆ–ತಾಯಂದಿರಿಗೆ ಪ್ರಾಣ ಕಳೆದುಕೊಂಡವರು ಕೊಟ್ಟ ಬಳುವಳಿ ದುಃಖದ ಕಡಲು. ಜೀವ ಮತ್ತು ಜೀವನ ಕೊಟ್ಟ ತಂದೆ–ತಾಯಿ, ಬಂಧು–ಮಿತ್ರರ ಗಿಂತ ಅಂಧ ಅಭಿಮಾನವೇ ಹೆಚ್ಚಾಯಿತೇ ಎಂಬುದನ್ನು ಮುಂದಾದರೂ ಯುವ ಪೀಳಿಗೆ ಅರ್ಥ ಮಾಡಿಕೊಂಡರೆ ಒಳಿತು. ಇಲ್ಲವಾದರೆ ಇವತ್ತು 11 ಮಂದಿ ಪ್ರಾಣ ಕಳೆದುಕೊಂಡಂತೆ, ನಾಳೆ ಲೆಕ್ಕವಿಲ್ಲದಷ್ಟು ಮಂದಿ ಜೀವ ಕಳೆದುಕೊಳ್ಳುವ ಪರಿಸ್ಥಿತಿ ಬರುವುದರಲ್ಲಿ ಸಂಶಯವಿಲ್ಲ.



ಇದು ಕ್ರೀಡಾ ಪ್ರೀತಿಯೇ ಅಥವಾ ಜೂಜಾಟವೇ...!: ದೇಶದಲ್ಲಿ ಐಪಿಎಲ್ ಆರಂಭವಾದಾಗಿನಿಂದ ಕ್ರೀಡೆಯ ಮೇಲೆ ಒಲವು ಹೆಚ್ಚಾಗಿರುವುದಕ್ಕಿಂತ ಆನ್‌ಲೈನ್ ಜೂಟಾಟ ವಿಪರೀತವಾಗಿದೆ. ಅಲ್ಲದೇ ಪುಂಡರಿಗೆ ಒಂದು ಅವಕಾಶ ಸಿಕ್ಕಿದಂತಾಗಿದೆ. ಬೆಟ್ಟಿಂಗ್ ಕಟ್ಟಿ ಮನೆ–ಮಠ ಕಳೆದುಕೊಂಡವರ ಸಂಖ್ಯೆ ಲೆಕ್ಕಕ್ಕೆ ಸಿಗದಷ್ಟು, ಐಪಿಎಲ್‌ನಿಂದ ಒಂದೆರಡು ಪ್ರತಿಭಾನ್ವಿತ ಆಟಗಾರನ ಉಗಮ ಒಂದು ಕಡೆಯಾದರೆ, ಬೆಟ್ಟಿಂಗ್ ಕಟ್ಟಿ ಆಸ್ತಿ–ಪಾಸ್ತಿ ಜೊತೆಗೆ ಪ್ರಾಣ ಕಳೆದುಕೊಂಡವರ ಸಂಖ್ಯೆ ಎಣಿಸಲಾಗದು.

ಕ್ರಿಕೆಟ್ ಹೆಸರಲ್ಲಿ ಪುಂಡಾಟಿಕೆ... ಕೊನೆಗೆ ಸಾವು...

ನಿನ್ನೆ ತಡರಾತ್ರಿ 3 ಗಂಟೆಯವರೆಗೂ ಮೈಸೂರಿನೆಲ್ಲೆಡೆ ಸಂಭ್ರಮಾಚರಣೆ ನಡೆಯಿತು. ಮನಸ್ಸೋ ಇಚ್ಛೆ ಪಟಾಕಿ ಸಿಡಿಸಿ, ರಸ್ತೆ–ಬೀದಿಗಳಲ್ಲಿ ದೊಂಬರಾಟ ನಡೆಸಲಾಗಿತ್ತು. ಕಪ್ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ಒಂದಷ್ಟು ದಿನಗಳ ನಂತರ ಇಟ್ಟುಕೊಳ್ಳಬಹುದಾಗಿತ್ತು. ಆದರೆ, ಸರ್ಕಾರ ಮತ್ತು ಐಪಿಎಲ್ ಆಯೋಜಕರ ನಿರ್ಲಕ್ಷ್ಯತೆಯಿಂದ ಅಮಾಯಕರು ಉಸಿರು ಚೆಲ್ಲಿದ್ದಾರೆ. ಸರ್ಕಾರ ಈ ಕೂಡಲೇ ಐಪಿಎಲ್ ರದ್ದು ಮಾಡಬೇಕು.

- **ಸಿ.ನಾರಾಯಣಗೌಡ,** ಅಧ್ಯಕ್ಷರು, ಮೈಸೂರು ಹೋಟೆಲ್ ಮಾಲೀಕರ ಸಂಘ

ಸರ್ಕಾರದ ವೈಫಲ್ಯದಿಂದ ನಡೆದ ಘೋರ ದುರಂತ...

ಆರ್‌ಸಿಬಿ ತಂಡ ಕಪ್ ಗೆದ್ದಿದ್ದರೆ ವಿಜಯೋತ್ಸವ ಮಾಡಲಿ. ಆದರೆ, ಈ ಬಗ್ಗೆ ಸರ್ಕಾರದಿಂದ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದು ಅತ್ಯಂತ ದುರಂತ. ಮುಂದೆಂದೂ ಈ ರೀತಿಯ ಘಟನೆಯಾಗದಂತೆ ಎಚ್ಚೆತ್ತುಕೊಳ್ಳಬೇಕು. ದಿಢೀರ್ ಕಾರ್ಯಕ್ರಮ ಆಯೋಜಿಸಿದ್ದೆ 11 ಮಂದಿ ಅಭಿಮಾನಿಗಳ ಸಾವಿಗೆ ಕಾರಣ. ಅಭಿಮಾನಿಗಳ ಸಾವಿನ ನೇರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಪೊಲೀಸರ ವೈಫಲ್ಯ ಆಯೋಜಕರ ತರಾತುರಿಯೂ ಈ ದುರಂತಕ್ಕೆ ಕಾರಣ.

- **ಎಂ.ಇ.ಚೇತನ್,** ಪ್ರಧಾನ ಕಾರ್ಯದರ್ಶಿ, ಒಕ್ಕಲಿಗರ ಸಂಘ ಮೈಸೂರು

ತುಂಬಾ ನೋವಾಗಿದೆ...

11 ಮಂದಿ ಅಭಿಮಾನಿಗಳ ಸಾವಿನಿಂದ ಅತೀವ ನೋವಾಗಿದೆ. ಹೇಳಿಕೊಳ್ಳಲಾಗದಷ್ಟು ನೋವಾಗಿದೆ. ತಾಳ್ಮೆಯಿಂದ ವರ್ತಿಸಬೇಕಿತ್ತು. ಮಾತಿನಲ್ಲಿ ಹೇಳಲಾಗಷ್ಟು ನೋವಾಗಿದೆ.

- **ಹರಿಕೃಷ್ಣ,** ಕೆಎಸ್‌ಸಿಎ ಪ್ರತಿನಿಧಿ, ಮೈಸೂರು

ಆರ್‌ಸಿಬಿಗೂ ಕೆಎಸ್‌ಸಿಎಗೂ ಸಂಬಂಧವೇ ಇಲ್ಲ...!

ಆರ್‌ಸಿಬಿ ತಂಡಕ್ಕೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಗೂ ಯಾವುದೇ ಸಂಬಂಧವಿಲ್ಲ. ಐಪಿಎಲ್ ಫ್ರಾಂಚೈಸಿ ಮೂಲಕ ನಡೆಯುತ್ತಿರುವ ಕ್ರಿಕೆಟ್ ಲೀಗ್. ಅತಿಯಾದ ಅಭಿಮಾನದಿಂದಲೋ, ವ್ಯವಸ್ಥೆಯ ಕೊರತೆಯಿಂದಲೂ ದುರ್ಘಟನೆ ನಡೆದಿದೆ.

- **ಮುರಳಿ,** ಕೆಎಸ್‌ಸಿಎ ಪ್ರತಿನಿಧಿ, ಮೈಸೂರು.

ನಡೆಯಬಾರದಿತ್ತು...

ನೆಚ್ಚಿನ ಕ್ರಿಕೆಟರ್‌ಗಳನ್ನು ನೋಡಲು ಅಷ್ಟೊಂದು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ನೂಕುನುಗ್ಗಲು ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಾಗೆಯೇ ಆರ್‌ಸಿಬಿ ಎಂದು ಕೂಗಾಡುತ್ತಾ ಪುಂಡಾಟ ಮಾಡುವುದು ಅಭಿಮಾನದ ಬದಲು ಅಂಧ ಅಭಿಮಾನವಾಗುತ್ತೆ. ಹುಚ್ಚು ಸಂಭ್ರಮವಾಗುತ್ತೆ. ಒಟ್ಟಿನಲ್ಲಿ ನಡೆಯಬಾರದ ಘಟನೆ ನಡೆದಿದೆ.

- **ಕೃಷ್ಣಯ್ಯ,** ಉಪ ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಮೈಸೂರು ವಿವಿ

ಜೂಜುಕೋರರು ನಡೆಸಿದ ಹತ್ಯಾಕಾಂಡ...!

ಐಪಿಎಲ್, ಕ್ರಿಕೆಟ್‌ಗಿಂತ ಜೂಜಾಟದ ಅಸ್ತಿತ್ವ ಪಡೆದುಕೊಂಡಿದೆ. ಆರ್ಥಿಕವಾಗಿ ಸಬಲರಾಗಿರುವ ಜೂಜುಕೋರರು ಕ್ರೀಡೆ ಹೆಸರಿನಲ್ಲಿ ನಡೆಸುತ್ತಿರುವ ಜೂಜಾಟಕ್ಕೆ 11 ಮಂದಿ ಬಲಿಯಾಗಿದ್ದಾರೆ ಎಂದು ಮೈಸೂರು ನಗರಪಾಲಿಕೆ ಮಾಜಿ ಸದಸ್ಯರೂ ಆದ ಕ್ರೀಡಾಭಿಮಾನಿ ಕೆ.ವಿ.ಶ್ರೀಧರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಣಜಿ ಕ್ರಿಕೆಟ್‌ನಲ್ಲಿ ಭಾಗವಹಿಸುವ ಕರ್ನಾಟಕ ತಂಡವನ್ನು ನಮ್ಮ ರಾಜ್ಯದ ತಂಡ ಎನ್ನುವುದು ಸರಿ. ಆದರೆ, ಆರ್‌ಸಿಬಿಯನ್ನು ರಾಜ್ಯದ ಕ್ರಿಕೆಟ್ ತಂಡ ಎಂದು ಕರೆಯಲು ಸಾಧ್ಯವೇ ಇಲ್ಲ. ತಂಡದ ಹೆಸರಲ್ಲಿ ಬೆಂಗಳೂರು ಇದೆ. ಆದರೆ, ತಂಡದಲ್ಲಿ ಒಂದಿಬ್ಬರು ಬಿಟ್ಟರೆ ಉಳಿದೆಲ್ಲಾ ಆಟಗಾರರು ಬೇರೆ ರಾಜ್ಯ ಮತ್ತು ದೇಶದವರೇ. ಹಾಗಾಗಿ ಐಪಿಎಲ್ ಸಂಪೂರ್ಣವಾಗಿ ಜೂಜುಕೋರರ ಶೋಕಿಗಾಗಿ ನಡೆಯುತ್ತಿರುವ ಪಂದ್ಯಾವಳಿ. ಈ ಸತ್ಯವನ್ನು ಅರಿಯದೇ ನಮ್ಮ ಯುವ ಸಮೂಹ ಅಂಧ ಅಭಿಮಾನಕ್ಕೆ ಬಲಿಯಾಗುತ್ತಿರುವುದು ದುರಾದೃಷ್ಟಕರ ಸಂಗತಿ.



ರಾಷ್ಟ್ರದ ಗೌರವ, ಘನತೆಯನ್ನು ವಿಶ್ವಮಟ್ಟಕ್ಕೆ ಎತ್ತಿಹಿಡಿದ ಆಪರೇಷನ್ ಸಿಂಧೂರ್‌ಗೆ ನಡೆಯದ ವಿಜಯೋತ್ಸವ ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ನಡೆದು, ಅಭಿಮಾನಿಗಳು ಉಸಿರು ಚೆಲ್ಲಿರುವುದನ್ನು ನೋಡುತ್ತಿದ್ದರೆ, ನಾಗರಿಕ ಸಮಾಜ ಅನಾಗರಿಕತೆಯತ್ತ ಸಾಗುತ್ತಿದೆ. ಅಂಧ ಅಭಿಮಾನದಿಂದ ಯುವ ಪೀಳಿಗೆ ತಮ್ಮ ಭವಿಷ್ಯವನ್ನೆ ಕತ್ತಲು ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅತ್ಯಂತ ಸ್ಪಷ್ಟವಾಗಿ ಗೋಚರಿಸುತ್ತಿದೆ. ರಸ್ತೆಯಲ್ಲಿ ಕೂಗಾಡುತ್ತಾ... ಪಟಾಕಿ ಸಿಡಿಸುತ್ತಾ ಪುಂಡರಾಗುತ್ತಿದ್ದಾರೆಯೇ ಹೊರತು ದೇಶಾಭಿಮಾನಿಗಳು, ಕ್ರೀಡಾಮಾನಿಗಳು ಆಗುತ್ತಿಲ್ಲ... ಬೆಟ್ಟಿಂಗ್ ಕಟ್ಟಿ ಬೀದಿಗೆ ಬೀಳುತ್ತಿದ್ದಾರೆ ಎಂದು ನೊಂದು ನುಡಿದಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಘನ ಘೋರ ಘಟನೆಗೆ ಐಪಿಎಲ್ ಆಯೋಜಕರು, ಆರ್‌ಸಿಬಿ ತಂಡದ ಮಾಲೀಕರು ಹಾಗೂ ಭದ್ರತೆ ನೀಡದ ರಾಜ್ಯ ಸರ್ಕಾರವೇ ನೇರ ಹೊಣೆ. ಅಲ್ಲದೆ ಆರ್‌ಸಿಬಿ ಕಪ್ ಗೆದ್ದಿದ್ದರಿಂದ ರಾಜ್ಯದ ಖಜಾನೆಗೇನಾದರೂ ಹಣ ಬಂತಾ... ಯುವಕ–ಯುವತಿಯರಿಗೆ ಏನಾದರೂ ಅನುಕೂಲವಾಯಿತಾ... ಎಂಬುದನ್ನು ಯೋಚಿಸಬೇಕು.

ಅಲ್ಲದೆ ಯುವಕ–ಯುವತಿಯರ ರೋಲ್ ಮಾಡೆಲ್ ಆಗಬೇಕಾದ ರಾಜಕಾರಣಿಗಳು ತಮ್ಮ ಪ್ರಚಾರಕ್ಕೆ, ಆರ್‌ಸಿಬಿ ತಂಡ ಗೆಲ್ಲಲೆಂದು ಪೂಜೆ, ಹೋಮ–ಹವನ ನಡೆಸುವುದು ಎಷ್ಟು ಸರಿ. ಆಯ್ತು, ಪೂಜೆ ಮಾಡಿ, ಪುಕ್ಕಟ್ಟೆ ಪ್ರಚಾರವನ್ನು ಪಡೆದಾಯಿತು. ಈಗ ಜೀವನ ಕಳೆದುಕೊಂಡವರ ತಮ್ಮಿಂದ ಸಾಧ್ಯವಾದರೆ ಮತ್ತೆ ಬದುಕಿಸಲೀ ನೋಡೋಣ... ಪ್ರೇರಣೆಯಾಗಬೇಕಾದವರೇ ಪಿಶಾಚಿಗಳಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಕ್ಕರೆ ಅದೇ ಸ್ವರ್ಗ

ಗುಂಡ : ಇನ್ಮುಂದೆ ಹೆಣ್ಣು ನೋಡೋಕೆ ನಾನು ಹೋಗೋದಿಲ್ಲ.

ತಿಮ್ಮ : ಯಾಕೋ, ಏನಾಯ್ತು? ಯಾಕೆ ಬೇಜಾರ್ ಮಾಡ್ಕೊಂಡಿದ್ದಿಯಾ?

ಗುಂಡ : ಮತ್ತಿನ್ನೇನೋ ಯಾವಾಗಲೂ ನಾನೇ ಹೋಗಬೇಕಾ? ಬಸ್ ಚಾರ್ಜ್ ಫ್ರೀ ಇದೆಯಲ್ಲ ಅವರೇ ಬರಲಿ...

ಮೈಸೂರು ಮಿತ್ರ

ಗುರುವಾರ 5 ಜೂನ್ 2025

ಸತ್ಯೇನೋತ್ತಭಿತಾ ಭೂಮಿಃ ನ ಹಿ ಸತ್ಯಾತ್ಪರೋ ಧರ್ಮಃ
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತ ವಾಹಿನಿ.........

ಕೆತ್ತಿಸಿಕೊಳ್ಳುವ ತಾಳ್ಮೆ ಇಲ್ಲದವರು ವಿಗ್ರಹವಾಗಲು ಹಂಬಲಿಸಬಾರದು. ಕಲ್ಲಾಗಿಯೇ ಇದ್ದು ಬಿಡಬೇಕು. – ಶುಭ ನುಡಿ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಆರು ಕೊಟ್ಟರೆ ಅತ್ತೆ ಕಡೆ / ಮೂರು ಕೊಟ್ಟರೆ ಸೊಸೆ ಕಡೆ

ನಿಮ್ಮ ಪತ್ರಗಳು

ಹೆಲ್ಮೆಟ್ ಧರಿಸುವುದು ಐಚ್ಛಿಕವಾಗಲಿ

ಮಾನ್ಯರೆ,

ದಿನಾಂಕ: 26.5.25ರಂದು ಮಂಡ್ಯದಲ್ಲಿ ಪೊಲೀಸರ ಹೆಲ್ಮೆಟ್ ತಪಾಸಣೆ ವೇಳೆ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ಬೈಕ್ ಸವಾರನ ವಾಹನದಲ್ಲಿದ್ದ ಮಗು ಕೆಳಗೆ ಬಿದ್ದು, ಕ್ಯಾಂಟರ್ ಮಗುವಿನ ಮೇಲೆ ಹರಿದು ಪ್ರಾಣ ಹೋದ ಸುದ್ದಿ ವರದಿಯಾಗಿದೆ. ಹೆಲ್ಮೆಟ್ ತಪಾಸಣೆ ವೇಳೆ ಅವಘಡ ಸಂಭವಿಸಿ ಬೈಕ್ ಸವಾರರ ಪ್ರಾಣ ಹೋದ ಘಟನೆಗಳು ಹೊಸದೇನಲ್ಲ. ಮೈಸೂರು, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಈ ಹಿಂದೆ ಕೂಡ ಇಂತಹ ಘಟನೆಗಳು ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ವಾಹನ ಸವಾರಿ ವೇಳೆ ಸಂಚಾರಿ ನಿಯಮಗಳನ್ನು ಪಾಲಿಸಿ, ವೇಗ ನಿಯಂತ್ರಣದಲ್ಲಿದ್ದರೆ ಯಾವ ಹೆಲ್ಮೆಟ್ ಕೂಡ ಅಗತ್ಯವಿಲ್ಲ.ಇಲ್ಲಿ ಮುಖ್ಯವಾಗಿ ಬೇಕಾದುದು ಸಂಚಾರಿ ನಿಯಮಗಳನ್ನು ಪಾಲಿಸಿ ವೇಗ ನಿಯಂತ್ರಣದಲ್ಲಿ ಸಂಚಾರ ಮಾಡುವುದು. ನಾವು ನಿಧಾನವಾಗಿ ಹೋಗುತ್ತಿದ್ದರೂ ಎದುರಿನಿಂದ ಬರುವ ವಾಹನ ವೇಗ ನಿಯಂತ್ರಣವಿಲ್ಲದೆ, ನಿಯಮ ಪಾಲಿಸದೆ ಇರುವುದರಿಂದ ಅಪಘಾತಗಳು ಆಗುತ್ತಿವೆ. ಈ ಬಗ್ಗೆ ಗಮನಹರಿಸಿ, ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸುವ ಕೆಲಸ ಸಂಚಾರಿ ಪೊಲೀಸರಿಂದ ಆಗಬೇಕು. ಹೆಲ್ಮೆಟ್ ಧಾರಣೆ ಬಗ್ಗೆ ಸವಾರರಲ್ಲಿ ಅರಿವು ಮೂಡಿಸಬೇಕು.

ಹೆಲ್ಮೆಟ್ ಧಾರಣೆ ಐಚ್ಛಿಕವಾಗಬೇಕು. ಇದನ್ನು ಸರ್ಕಾರ, ಇಲಾಖೆ ಖಜಾನೆ ತುಂಬಿಸುವ ಯೋಜನೆ ಮಾಡಿಕೊಳ್ಳಬಾರದು. ನಾನು ಗಮನಿಸಿದಂತೆ, ಮೈಸೂರು ನಗರದ ಕೆ.ಟಿ. ಸ್ಟ್ರೀಟ್, ದೊಡ್ಡ ಗಡಿಯಾರದ ಬಳಿ ಟ್ರಾಫಿಕ್ ಪೇದೆಯೊಬ್ಬರು, ನೋ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ಬೈಕ್, ಕಾರುಗಳಿಗೆ ಲಾಕ್ ಮಾಡುತ್ತಿದ್ದರು.ಕೆಲ ಸಮಯದ ನಂತರ ಸವಾರರು ಬಂದು ಲಾಕ್ ಆಗಿರುವುದನ್ನು ನೋಡಿ, ಅಲ್ಲಿಯೇ ಓಡಾಡುತ್ತಾ, ಇಂತಹ ಮಿಕಗಳಿಗೆ ಬಲೆ ಹಾಕುವುದನ್ನೇ ಕಾಯುತ್ತಿದ್ದ ಟ್ರಾಫಿಕ್ ಪೇದೆಯ ಬಳಿ ಹೋಗಿ ಮಾತನಾಡಿ ನೂರು, ಇನ್ನೂರು, ಐನೂರು, ನೀಡಿ ವಾಹನವನ್ನು ತೆಗೆದುಕೊಂಡು ಹೋಗುತ್ತಿದ್ದರು. ಇದು ಅಲ್ಲಿ ನಿತ್ಯ ಸಾಮಾನ್ಯವಾಗಿತ್ತು. ಇದು ಇಲಾಖೆಯ ಕಾರ್ಯವೈಖರಿ! ಆದ್ದರಿಂದ ರಾಜ್ಯ ಸರ್ಕಾರ ಹೆಲ್ಮೆಟ್ ಕಡ್ಡಾಯ ನಿಯಮವನ್ನು ರದ್ದುಪಡಿಸಿ, ಐಚ್ಛಿಕ ಮಾಡಲಿ. ಹೆಲ್ಮೆಟ್ ಧಾರಣೆಯ ಬಗ್ಗೆ, ಸಂಚಾರಿ ನಿಯಮಗಳ ಬಗ್ಗೆ, ಅರಿವು ಮೂಡಿಸುವ ಕೆಲಸವಾಗಲಿ.

– ಮುಳ್ಳೂರು ಪ್ರಕಾಶ್, ಕನಕದಾಸನಗರ. ಮೈಸೂರು.

ದೂರ ದೃಷ್ಟಿಯೇ, ದುರದೃಷ್ಟವೋ...!

ಮಾನ್ಯರೆ,

ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಅವರನ್ನು ಆಯ್ಕೆ ಮಾಡಿದ್ದು ರಾಜ್ಯ ಸರ್ಕಾರದ ನಿರ್ಧಾರ 'ದೂರದೃಷ್ಟಿ'ಯೆಂದು ನಗರಪಾಲಿಕೆ ಮಾಜಿ ಸದಸ್ಯರೊಬ್ಬರು ಹೇಳಿರುವುದು ದೂರ ದೃಷ್ಟಿಯೋ ಅಥವಾ ದುರದೃಷ್ಟವೋ.

ಮಾರಾಟ ವಿಸ್ತರಣೆಗೆ ಮಾಡೆಲ್ ಬೇಕೇ ಬೇಕು ಅಂತಾದರೆ ನಮ್ಮ ರಾಜ್ಯದವರಲ್ಲೇ ಯಾರನ್ನಾದರೂ ಆಯ್ಕೆ ಮಾಡಿಕೊಳ್ಳಬಹುದಿತ್ತಲ್ಲ. ಅದಕ್ಕೆ ಪರ ರಾಜ್ಯದಿಂದ ಎರವಲು ತರುವ ಅವಶ್ಯಕತೆ ಇತ್ತೇ? ಹಿತ್ತಲ ಗಿಡ ಮದ್ದಲ್ಲವೆ?

ನಮ್ಮಲ್ಲೇ ಅದೆಷ್ಟೋ ಸುಂದರ, ಪ್ರತಿಭಾನ್ವಿತ, ಈ ಹಿಂದೆ ಅದೆಷ್ಟೋ ವಸ್ತುಗಳ ಮಾಡೆಲ್ ಆಗಿ ಕೆಲಸ ಮಾಡಿದ ಅನುಭವ ಉಳ್ಳವರಿದ್ದು, ಅವರೆಲ್ಲ ಸ್ವಯಂ ಇಚ್ಛೆಯಿಂದಲೇ ಮುಂದೆ ಬಂದು, ಕೋಟಿ ಕೋಟಿ ಸಂಭಾವನೆ ಪಡೆಯದೇ, ಪುಕ್ಕಟೆಯಾಗಿಯೂ ಮಾಡುವ ಸಾಧ್ಯತೆಗಳೂ ಇರುವಾಗ, ಯಾವ ಪುರುಷಾರ್ಥ ಸಾಧನೆಗೆ ಪರಭಾಷಾ ನಟಿಗೆ ಅವಕಾಶ ಕಲ್ಪಿಸಿದ್ದು ಎಂಬುದಕ್ಕೆ ಒಂದಾದರೂ ಪ್ರಬಲ ಕಾರಣ ಸಿಕ್ಕಲು ಸಾಧ್ಯವೆ? ವಸ್ತುವಿನ ಪ್ರಚಾರಕ್ಕೆ ಇಷ್ಟೊಂದು ದುಬಾರಿ ಮಾಡೆಲ್ ತರುವ ಅವಶ್ಯಕತೆಯೇ ಇಲ್ಲ. ಹಾಗೆ ನೋಡಿದರೆ ನಮ್ಮ ಮೈಸೂರ್ ಸ್ಯಾಂಡಲ್ ಸೋಪಿಗೆ ಮಾಡೆಲ್‌ಗಳ ಅವಶ್ಯಕತೆಯೇ ಇಲ್ಲ. ಆದರೂ ಜಾಹೀರಾತು ಅಂದ ಮೇಲೆ ಸ್ವಲ್ಪವಾದರೂ ಗ್ಲಾಮರ್ ಇರಲೇಬೇಕು. ಅದರಲ್ಲೂ ಸೌಂದರ್ಯ ವರ್ಧಕ ವಸ್ತುಗಳಿಗೆ ಸುಂದರ ತರುಣಿಯರು ಇದ್ದರೆ 'ಮಾಡೆಲ್ ಅಪೀಲ್' ಹೆಚ್ಚಾಗುತ್ತದೆ ಎಂಬುದೂ ನಿಜ. ಅದಕ್ಕೆ ನಮ್ಮಲ್ಲಿ ಅಂತಹ ಸುಂದರಿಯರಿಗೇನೂ ಕೊರತೆ ಇಲ್ಲ. ಸುಂದರತೆ ಕೇವಲ ಹೆಣ್ಣಿನ ಮುಖ ಕಾಂತಿಯಿಂದಷ್ಟೇ ಬರುವಂತಹುದೂ ಅಲ್ಲ. ಅದಕ್ಕೆ ಅದರದೇ ಆದ ವಿಶೇಷತೆಯೂ ಇರುತ್ತದೆ. ಅದನ್ನು ಜಾಹೀರಾತುದಾರರು ಅರ್ಥಮಾಡಿಕೊಳ್ಳುತ್ತಾರೆ.

ಏನೂ ಅರಿಯದೆ ಬಾಲಿಶ ಹೇಳಿಕೆ ಕೆಲವರು ತೂರಿ ಬಿಡುತ್ತಿದ್ದಾರೆ ಎಂಬ ಮಾತೇ ಬಾಲಿಶ ಅಂತ ಅನಿಸುವುದಿಲ್ಲವೆ? ಕನ್ನಡ ಅಸ್ಮಿತೆ, ಕನ್ನಡಿಗರಿಗೆ ಅವಕಾಶ ಎನ್ನುವುದಕ್ಕಿಂತ ಔದ್ಯಮಿಕ ದೃಷ್ಟಿಯಲ್ಲಿ ವಿಚಾರಿಸಿದರೆ ಸರ್ಕಾರದ ನಡೆ ಮೆಚ್ಚುವಂತಹುದು ಅಂತಲೂ ಹೇಳಿರುವುದು ಇನ್ನೂ ನಾಚಿಕೆಗೇಡು.

ಇಲ್ಲಿ ಇನ್ನೂ ಒಂದು ವಿಷಯ ಪ್ರಸ್ತಾಪವಾಗಿದೆ. ಕನ್ನಡದ ಖ್ಯಾತನಾಮ ನಟಿಯರೆಲ್ಲ ಒಲ್ಲೆ ಅಂದಿದ್ದರಿಂದ ಈ ನಿರ್ಣಯ ಎಂಬುದನ್ನು ನಂಬಬೇಕೆ? ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದಂತೆ, ಕನ್ನಡಿಗರಾದ ರಚಿತಾ ರಾಮ್, ಐಶ್ವರ್ಯ ರೈ, ಅಷ್ಟೇ ಏಕೆ? ಮೈಸೂರನ್ನೇ ಪ್ರತಿನಿಧಿಸುವ ರಾಜವಂಶಸ್ಥ, ಯದುವೀರರನ್ನೇ ರಾಯಭಾರಿ ಆಗಿ ನೇಮಿಸಬಹುದಿತ್ತಲ್ಲ. ಮೈಸೂರ್ ಸ್ಯಾಂಡಲ್ಲಿಗೆ, ಮೈಸೂರ್ ಒಡೆಯ ರಾಯಭಾರಿಯಾದರೆ, ಅದರ ತೂಕವೇ ಬೇರೆಯಾಗುತ್ತಿತ್ತು. ಅಷ್ಟೇ ಅಲ್ಲ ಅವರಿಗೆ ಒಂದು ರೂಪಾಯಿ ಸಂಭಾವನೆ ಕೊಡುವ ಅವಶ್ಯಕತೆಯೂ ಇರದೇ, ಅಂತರರಾಷ್ಟ್ರೀಯ ಮಟ್ಟದ ಪ್ರಚಾರ ಸಲೀಸಾಗಿ ಸಿಗುತ್ತಿತ್ತು. ಇದು ನಿಜವಾದ ದೂರದೃಷ್ಟಿ. ಯಾರ ಯಾರನ್ನೋ ಕರೆದು ತಂದು, ಕೋಟಿಗಟ್ಟಲೆ ಹಣ ಕೊಟ್ಟು ಪ್ರಚಾರ ಮಾಡಿಸುವುದಲ್ಲ. ನಮ್ಮ ಸಚಿವರುಗಳಿಗೆ ಇಂತಹ 'ಕ್ರಿಯೇಟಿವ್ ಐಡಿಯಾ' ಯಾರು ಕೊಡುತ್ತಾರೋ ಏನೋ?

– ಶಂಕರನಾರಾಯಣ ಭಟ್, ಜಯಲಕ್ಷ್ಮಿಪುರಂ, ಮೈಸೂರು

ಆದೇಶ ಮರುಪರಿಶೀಲಿಸಲು ಮನವಿ

ಮಾನ್ಯರೆ,

ಇತ್ತೀಚೆಗೆ ಆದೇಶದ ಪ್ರಕಾರ ESI ವಿಮಾದಾರರ ಅವಲಂಬಿತ ಕುಟುಂಬ ಸದಸ್ಯರ ವಾರ್ಷಿಕ ಆದಾಯ 60000 ಇರಬೇಕು ಎಂದು ತಿಳಿಸಲಾಗಿದೆ. ಇದರ ಪ್ರಕಾರ ESI ಅವಲಂಬಿತ ಕುಟುಂಬ ಸದಸ್ಯರ ಮಾಸಿಕ ಆದಾಯ ಕೇವಲ 5000 ಇರಬೇಕು. ಇದನ್ನು ಮರುಪರಿಶೀಲಿಸಬೇಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ವಿನಂತಿಸಿಕೊಳ್ಳುತ್ತೇನೆ. ತಾಲೂಕು ಆಡಳಿತ ಕಚೇರಿಯಲ್ಲಿ ಕೇಳಿದರೆ ಅವರು ಅಷ್ಟು ಕಡಿಮೆ ಮೊತ್ತಕ್ಕೆ ಆದಾಯ ಪ್ರಮಾಣ ಪತ್ರ ನೀಡುವುದಿಲ್ಲ.

– ಮನೋಜ್ ಕುಮಾರ್ ವೆಂಕಟರಾಜು, ಎನ್ ಆರ್ ಮೊಹಲ್ಲಾ, ಮೈಸೂರು

ಮಂಥನ



ನಿವೇದಿತ ಹೆಚ್.
ಇಂಗ್ಲಿಷ್ ಉಪನ್ಯಾಸಕಿ
ಯುವರಾಜ ಕಾಲೇಜು
ಮೈಸೂರು.

ಮನುಷ್ಯನ ಮಸ್ತಕಕ್ಕೆ ಹಿತ ಪುಸ್ತಕ

ನೀವು ಓದಿನ ಹುಚ್ಚು ಹಿಡಿಸಿಕೊಂಡಿರುವವರಾದರೆ ಮಗೂ ಓದಿನ ಸುಖದ ಬಗ್ಗೆ ತಿಳಿದಿರುತ್ತದೆ. ಲೋಕವನ್ನೇ ಮರೆತು ಓದುತ್ತಾ ಕೂರುವುದು ಹಲವು ಪುಸ್ತಕ ಪ್ರೇಮಿಗಳ ಕನಸಾಗಿರುತ್ತದೆ ಮತ್ತು ಬಹುತೇಕರು ಅದನ್ನು ಅನುಭವಿಸಿ ನನಸೂ ಮಾಡಿಕೊಂಡಿರುತ್ತೀರಿ.

ಪ್ರಪಂಚದ ಕಿಟಕಿಯನ್ನು ತೆರೆಯುವ ಪುಸ್ತಕ ಒಂದು ಅತ್ಯದ್ಭುತ ವಸ್ತು. ಎಂತಹುದೇ ವ್ಯಕ್ತಿತ್ವ, ಸ್ವಭಾವ, ಗುಣ, ಲಹರಿ, ಅಭ್ಯಾಸ, ನಡತೆಯ ವ್ಯಕ್ತಿಯಾಗಲಿ ಅವನ ಅಭಿರುಚಿಗೆ ಹೊಂದುವ ಪುಸ್ತಕ ಇದೆ! ಪ್ರಪಂಚದಲ್ಲಿ ಇರುವ ಎಲ್ಲಕ್ಕೆಲ್ಲ ವಿಷಯಗಳ ಬಗೆಗೂ ಪುಸ್ತಕಗಳು ರಚಿಸಲ್ಪಟ್ಟಿವೆ. ಓದುಗನು ತನ್ನ ಕ್ಷೇತ್ರವನ್ನು ಗುರುತಿಸಿಕೊಂಡರೆ ಸಾಕು ಅವನ ದಾಹ ತಣಿಸುವುದಕ್ಕೆ ಪುಸ್ತಕಗಳು ಟೊಂಕಕಟ್ಟಿ ನಿಲ್ಲುತ್ತವೆ.


ಮನರಂಜನೆಗಾಗಿ ಯಾವುದೇ ಆಧುನಿಕ ಸಾಧನಗಳು ಇಲ್ಲದಿದ್ದ ಪ್ರಾಚೀನ ಕಾಲದಿಂದಲೂ ಪುಸ್ತಕಗಳು ಮನುಷ್ಯನನ್ನು ರಂಜಿಸುತ್ತಾ ಅವನನ್ನು ತಿಳುವಳಿಕಸ್ಥನನ್ನಾಗಿ ಮಾಡುತ್ತಾ ಬಂದಿವೆ. ತಾಳೆಗರಿಗಳ ಕಾಲದಲ್ಲಿಯೂ ಮೂಲ ಗ್ರಂಥಗಳ ಪ್ರತಿಗಳು ದೊರೆಯುತ್ತಿದ್ದ ಬಗ್ಗೆ ಪುರಾವೆಗಳಿವೆ. ಅತ್ತಿಮಬ್ಬೆ ಪೊನ್ನನ ಶಾಂತಿ ಪುರಾಣದ 1000ಪ್ರತಿ ಮಾಡಿಸಿದ್ದನ್ನು ಕೇಳಿದ್ದೇವೆ.

ಪ್ರಪಂಚಕ್ಕೆ ಉಸಿರಾಡುವ ಮಾಂಸದ ಮುದ್ದೆಯಾಗಿ ಬರುವ ಮಾನವ ಹಲವು ಸ್ತರಗಳಲ್ಲಿ ಹಲವು ಬಗೆಯ ಸಂಸ್ಕಾರಗಳನ್ನು ರೂಢಿಸಿಕೊಂಡು ಒಬ್ಬ ಸಾಮಾಜಿಕ ಪ್ರಾಣಿಯಾಗುತ್ತಾನೆ. ಅದರಲ್ಲಿ ಓದು ಅತ್ಯಂತ ಪ್ರಮುಖವಾದುದು. ಓದಿನ ರುಚಿ ಹಿಡಿದ ಮನುಷ್ಯ ತನ್ನ ಸುತ್ತಲಿನ ಸಮಾಜವನ್ನು ನೋಡುವ ದೃಷ್ಟಿಯೇ ಬದಲಾಗುತ್ತದೆ. ಅವನು ಸಹೃದಯಿಯಾಗುತ್ತಾನೆ, ಸಂಭಾವಿತನಾಗುತ್ತಾನೆ, ಅವನ ಭಾಷೆ ಉತ್ತಮಗೊಳ್ಳುತ್ತದೆ, ಪದಸಂಪತ್ತು ಬೆಳೆಯುತ್ತದೆ, ಜ್ಞಾನಿಯಾಗುತ್ತಾನೆ. ಮಾನವ ಸಮಾಜಕ್ಕೆ ಬೇಕಾದ ಸಂಪನ್ಮೂಲ ವ್ಯಕ್ತಿಯಾಗುತ್ತಾನೆ. ವಿಶಾಲ ದೃಷ್ಟಿಯನ್ನು ಹೊಂದುವ ಮೂಲಕ ಅವನು ಮಾನವ ಸಹಜ ಸಣ್ಣತನಗಳಿಂದ ಮುಕ್ತನಾಗುತ್ತಾನೆ. ಉದಾತ್ತ ಹೃದಯಿಯಾಗುವ ಅವನು ಸರ್ವ ಪ್ರಿಯನೆನಿಸಿ ಗುಣ ಸಂಪನ್ನನಾಗಿ ಕುಟುಂಬದ ಮತ್ತು ಸಮಾಜದ ಆಸ್ತಿಯೆನಿಸುತ್ತಾನೆ.

ನಾನು ಹೇಳುತ್ತಿರುವುದಲ್ಲಾ ಅಸಾಧ್ಯವಾದುದು, ಎಲ್ಲೋ ಓದಿದ ಆದರ್ಶದ ಮಾತುಗಳು ಎಂದು ನಿಮಗೇನಾದರೂ ಅನಿಸಿದರೆ, (ಹಾಗೆ ಅನ್ನಿಸುವ ಸಾಧ್ಯತೆಗಳೇ ಹೆಚ್ಚೆನ್ನಿ!) ನೀವು ರಷಿಯಾದ ಸುಪ್ರಸಿದ್ಧ ಸಾಹಿತಿ ಆಂಟನ್ ಚೆಕಾವ್‌ನ 'The Bet' ಕತೆಯನ್ನು ಓದಲೇಬೇಕು. ಚೆಕಾವ್ ಅತ್ಯಂತ ಸೂಕ್ಷ್ಮ ಮನಸಿನ ಕತೆಗಾರ. ಮನುಷ್ಯನ ಮನಸಿನ ತೊಳಲಾಟ ಒದ್ದಾಟಗಳನ್ನು ಭೂತಗನ್ನಡಿ ಹಿಡಿದು ನೋಡಿ ಅಷ್ಟೇ ಪರಿಣಾಮಕಾರಿಯಾಗಿ ಕಟ್ಟಿಕೊಡುವ ಅವನ ಪರಿ ಅನನ್ಯ.. ಹಾಗಾಗಿಯೇ ಅವನು ಕಾಲವಾಗಿ 121 ವರುಷಗಳಾದರೂ ಅವನ ಬರೆಹ ಇನ್ನೂ ಪ್ರಸ್ತುತ.

The Bet ಕತೆ 1889ರಲ್ಲಿ ಬರೆಯಲ್ಪಟ್ಟಿದ್ದು. ಈ ಕತೆಯಲ್ಲಿ ಮುಖ್ಯ ಪಾತ್ರಗಳು ಎರಡು. ಒಬ್ಬ ಶ್ರೀಮಂತ ಬ್ಯಾಂಕರ್, ಮತ್ತೊಬ್ಬ ಯುವ ವಕೀಲ. ಪರಸ್ಪರ ಅಪರಿಚಿತರಾದ ಇಬ್ಬರೂ ಹಾಗೆಯೇ ಒಂದು ದಿನ ಶ್ರೀಮಂತ ಬ್ಯಾಂಕರ್ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಮುಖಾಮುಖಿಯಾಗುತ್ತಾರೆ. ನಗರದಲ್ಲಿ ಬುದ್ಧಿವಂತರೆನಿಸಿದ ವೈದ್ಯರು, ಪತ್ರಕರ್ತರು, ಪ್ರೊಫೆಸರ್‌ಗಳಂತಹ ಜ್ಞಾನಿಗಳೆಲ್ಲಾ ಇದ್ದ ಆ ಕೂಟದಲ್ಲಿ ಎಲ್ಲರೂ ಲೋಕಾಭಿರಾಮವಾಗಿ ಮಾತನಾಡುತ್ತಾ ಆನಂದಿಸುತ್ತಿರುತ್ತಾರೆ. ಆಗ ಯಾವುದೋ ವಿಷಯಕ್ಕೆ ಶುರುವಾದ ಒಂದು ಚರ್ಚೆ, ಮರಣ ದಂಡನೆ ಮತ್ತು ಜೀವಾವಧಿ ಶಿಕ್ಷೆಗಳ ಒಳಿತು ಕೆಡುಕುಗಳತ್ತ ತಿರುಗುತ್ತದೆ. ಅಲ್ಲಿದ್ದ ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿ ಸುಮ್ಮನಾಗುತ್ತಾರೆ. ಆದರೆ ಆ ಯುವ ವಕೀಲ ಮತ್ತು ಬ್ಯಾಂಕರ್ ಗಂಭೀರ ಚರ್ಚೆಗೆ ಇಳಿಯುತ್ತಾರೆ.

ಬ್ಯಾಂಕರ್‌ನ ಪ್ರಕಾರ, ವರ್ಷಾನುಗಟ್ಟಲೆ ಸ್ವಾತಂತ್ರ್ಯವಿಲ್ಲದೆ ಬಂಧೀಖಾನೆಯಲ್ಲಿ ಕೊಳೆಯುವುದಕ್ಕಿಂತಾ ಒಮ್ಮೆಲೇ ಸತ್ತುಬಿಡುವುದು ಲೇಸು ಎಂಬುದು. ಆದರೆ ಯುವ ವಕೀಲ ಜಾನ್ ಬಚೀ ತೋ ಲಾಖೋಪಾಯ್ ಅಥವಾ 'ಬೀಸೋ ದೊಣ್ಣೆ ತಪ್ಪಿದರೆ ನೂರು ವರುಷ ಆಯಸ್ಸು' ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವ. ಮರಣದಂಡನೆಗಿಂತ ಹೇಗೋ ಜೀವದಿಂದಿರುವುದು ಲೇಸು ಎಂಬ ತನ್ನ ಅಭಿಪ್ರಾಯಕ್ಕೆ ಗಟ್ಟಿಯಾಗಿ ಆತುಕೊಳ್ಳುತ್ತಾನೆ. ಕೊನೆಗೆ ಆ ಶ್ರೀಮಂತ, ವಕೀಲನಿಗೆ ಒಂದು ಸವಾಲನ್ನು ಹಾಕುತ್ತಾನೆ. 5 ವರ್ಷ ಯುವ ವಕೀಲ ಸೆರೆಯಲ್ಲಿ ಇದ್ದರೆ ತಾನು ಅವನಿಗೆ 2 ಮಿಲಿಯನ್ ರೂಬಲ್ ಕೊಡುವುದಾಗಿ ವಾಗ್ದಾನ ಮಾಡುತ್ತಾನೆ. ತನ್ನ ವಾದ ಸರಿ ಎಂದು ನಿರೂಪಿಸುವ ಅತ್ಯುತ್ಸಾಹದಲ್ಲಿ ಇದ್ದ ತರುಣ ವಕೀಲ, ಕೇವಲ ಐದೇಕೆ ಹದಿನೈದು ವರುಷಗಳು ಇರುತ್ತೇನೆ ಎಂದು ಬಿಡುತ್ತಾನೆ. ಅಲ್ಲಿದ್ದವರ ಸಮ್ಮುಖದಲ್ಲಿಯೇ ಒಂದು ಕರಾರು ಪತ್ರ ತಯಾರಾಗಿ ಅಂದೇ ರಾತ್ರಿ ವಕೀಲನ ಏಕಾಂತವಾಸ ಪ್ರಾರಂಭವಾಗಿ ಬಿಡುತ್ತದೆ. ಶ್ರೀಮಂತನ ತೋಟದ ಮನೆಯೊಂದರಲ್ಲಿಯೇ ವಕೀಲನ ವಾಸ್ತವ್ಯಕ್ಕೆ ಎಲ್ಲ ಏರ್ಪಾಡಾಗುತ್ತದೆ. ಅವನು ಯಾರೊಂದಿಗೂ ಮಾತನಾಡುವ ಹಾಗಿಲ್ಲ. ಮನೆಯಿಂದ ಆಚೆ ಬರುವ ಹಾಗಿಲ್ಲ. ಆದರೆ ಅವನು ಕೇಳಿದ್ದೆಲ್ಲವನ್ನೂ ಒದಗಿಸುವ ಕರಾರು ಆಗಿರುತ್ತದೆ.



> ಇಂದು ಓದಿನ ಹವ್ಯಾಸ ನಿಧಾನವಾಗಿ ನಶಿಸುತ್ತಿದೆ. ಅದರ ಸ್ಥಾನವನ್ನು ಮೊಬೈಲ್ ಮತ್ತು ಕಂಪ್ಯೂಟರ್‌ಗಳು ಆಕ್ರಮಿಸಿಕೊಳ್ಳುತ್ತಿವೆ ಎಂಬುದು ನಿಜವಾದರೂ, ಓದು ಆಪ್ತಸಂಗಾತಿಯಾಗಿಯೇ ಇನ್ನೊಂದು ರೂಪದಲ್ಲಿ ಉಳಿದುಕೊಂಡಿರುವುದೂ ನಿಜ. ಹೌದು! ಓದುವ ಹವ್ಯಾಸ ಇಲ್ಲ ಎನ್ನುವವರೂ ಇಂದು ವಾಟ್ಸ್‌ಆಪ್, ಫೇಸ್‌ಬುಕ್, ಇನ್ಸ್ಟಾಗ್ರಾಮ್ ಮತ್ತು ಹಲವು ಜಾಲತಾಣಗಳಲ್ಲಿ ತಮಗಿಷ್ಟವಾದನ್ನು ಓದುವ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ! ಅದೂ ಓದುವ ಹವ್ಯಾಸವೇ ತಾನೇ ಆ ಹವ್ಯಾಸವನ್ನೇ ಉತ್ತಮ ದಿಕ್ಕಿನಲ್ಲಿ ಬೆಳೆಯುವಂತೆ ಮಾಡುವುದು ಇಂದಿನ ಪೋಷಕರ ಮತ್ತು ಶಿಕ್ಷಕರ ಮಹತ್ತರ ಜವಾಬ್ದಾರಿಯಾಗಿದೆ.

ತಪ್ಪಿಸಿಕೊಳ್ಳುವ ಪ್ರಯತ್ನವನ್ನೇನಾದರೂ ತರುಣ ಎಸಗಿದರೆ, ಅವನಿಗೆ ನಯಾಪೈಸೆಯೂ ಸಿಗುವ ಅವಕಾಶವಿಲ್ಲ.

15 ವರುಷಗಳ ಮೊದಲ ಸ್ವಲ್ಪ ದಿನಗಳು ಆನಂದದಿಂದ ಬೇಕಾದ್ದನ್ನು ತಿಂದುಕೊಂಡು ವಕೀಲ ಇರುತ್ತಾನೆ. ನಂತರದ ಸ್ವಲ್ಪ ಸಮಯ ಅಳುತ್ತಾ ದುಃಖಿಸುತ್ತಾ ಕಳೆಯುತ್ತಾನೆ. ತದನಂತರ ನಿಧಾನವಾಗಿ ಓದಿಗೆ ತೆರೆದುಕೊಳ್ಳುವ ತರುಣ ತರಹೇವಾರಿ ಪುಸ್ತಕಗಳನ್ನು ಓದಲು ಪ್ರಾರಂಭಿಸುತ್ತಾನೆ. ಭಾಷೆಗಳನ್ನು ಕಲಿಯುತ್ತಾನೆ. ಕಾದಂಬರಿ, ತತ್ವಶಾಸ್ತ್ರ, ಸಾಹಸ, ಗಣಿತ, ವಿಜ್ಞಾನ, ಹೀಗೆ ಅವನು ಕೇಳಿದ ಪುಸ್ತಕಗಳನ್ನು ಒದಗಿಸುವುದರಲ್ಲಿ ಶ್ರೀಮಂತ ಹೈರಾಣಾಗುತ್ತಾನೆ. ಆದರೆ ಇಲ್ಲವೆನ್ನುವಂತಿಲ್ಲ! ಹೀಗೆಯೇ 15ವರುಷಗಳು ಕಳೆದು ಇನ್ನೇನು ತರುಣನ ಬಿಡುಗಡೆಗೆ ಒಂದು ದಿನ ಉಳಿದಿರುತ್ತದೆ.

ಆದರೆ ಆ 15ವರುಷಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿರುತ್ತವೆ. ಶ್ರೀಮಂತ 'ಶ್ರೀಮಂತ'ನಾಗಿ ಉಳಿದಿರುವುದಿಲ್ಲ! ಅವನ ಜೂಜು–ಮೋಜಿನ ಅಭ್ಯಾಸದಿಂದಾಗಿ ಸಂಪತ್ತೆಲ್ಲಾ ಕರಗಿ ತಕ್ಕಮಟ್ಟಿಗೆ ಜೀವನ ನಡೆಸಿಕೊಂಡು ಹೋಗುತ್ತಿರುತ್ತಾನೆ. ವಕೀಲನಿಗೆ 2ಮಿಲಿಯನ್ ರೂಬಲ್ ಅನ್ನು ಕೊಡುವ ಪ್ರಮೇಯವೇನಾದರೂ ಬಂದರೆ ಅವನು ಅಕ್ಷರಶಃ ಬೀದಿಗೆ ಬೀಳುವ ಪರಿಸ್ಥಿತಿ ಇರುತ್ತದೆ. ಇತ್ತ ತರುಣ, ತನ್ನ ವ್ಯಾಪಕ ಓದಿನಿಂದ ಒಬ್ಬ ಜ್ಞಾನಿಯಾಗಿ ಬದಲಾಗಿದ್ದ. ಅವನಲ್ಲಿ ಹಣದ ಬಗೆಗಿನ ಮೋಹವಾಗಲೀ, ಹೊರಜಗತ್ತಿನ ಆಕರ್ಷಣೆಯಾಗಲೀ ಒಂದೂ ಉಳಿದಿರಲಿಲ್ಲ.

ಇತ್ತ ವಕೀಲ, ಹಣ ಕೊಡುವುದನ್ನು ತಪ್ಪಿಸಿಕೊಳ್ಳಲು, ವಕೀಲನ ಕೊಲೆಗೆ ಸಂಚು ಹೂಡಿ ಅದಕ್ಕೆ ಮುಂಚೆ ಒಮ್ಮೆ ವಕೀಲನನ್ನು ನೋಡೋಣವೆಂದು ಮಧ್ಯರಾತ್ರಿಯಲ್ಲಿ ಹೋಗುತ್ತಾನೆ. ಕೇವಲ 25 ವರುಷದವನಿದ್ದಾಗ ಏಕಾಂತವಾಸ ಆರಂಭಿಸಿದ್ದ ತರುಣ ಈಗ 40 ವರುಷದವನಾಗಿದ್ದ. ಆದರೆ ಅವನ ಆಕಾರವೇ ಬದಲಾಗಿ ಹೋಗಿತ್ತು. ಕೃಶಕಾಯನಾಗಿದ್ದ ಅವನನ್ನು ನೋಡಿ ಶ್ರೀಮಂತನಿಗೇ ಕರುಣೆಯುಕ್ಕಿತು. ಆದರೆ ಜ್ಞಾನಿಯಾಗಿ ಮಾರ್ಪಾಡಾಗಿದ್ದ ವಕೀಲನಿಗೆ ಹಣ ದೊರೆಯುವುದೇ ಜ್ಞಾನಮಾರ್ಗಕ್ಕೆ ಒಂದು ಅಡಚಣೆಯೆನಿಸಿ, ಪ್ರಾಪಂಚಿಕ ವಿಷಯಗಳೆಡೆಗಿನ ತನ್ನ ವೈರಾಗ್ಯವನ್ನು ತಿಳಿಸಿ, ಹಣವನ್ನು ನಿರಾಕರಿಸಿ ಪತ್ರ ಬರೆದಿರುತ್ತಾನೆ. ಅದನ್ನು ಓದಿದ ಶ್ರೀಮಂತನಿಗೆ ತನ್ನ ಬಗ್ಗೆಯೇ ನಾಚಿಕೆಯೆನಿಸುತ್ತದೆ. ಮಾರನೆಯ ದಿನ ಅವನ ನಿಗದಿತ ಬಿಡುಗಡೆಯ ಸಮಯಕ್ಕೆ 5ಗಂಟೆ ಮುಂಚಿತವಾಗಿ ವಕೀಲ ತಪ್ಪಿಸಿಕೊಂಡು ಹೋಗಿರುತ್ತಾನೆ. ಅದನ್ನು ನಿರೀಕ್ಷಿಸಿದ್ದ ಶ್ರೀಮಂತ ಅವನ ಆ ಪತ್ರವನ್ನು ಭದ್ರವಾಗಿ ಇಟ್ಟು ನಿಟ್ಟುಸಿರು ಬಿಡುತ್ತಾನೆ.

ಈ ಕತೆಯನ್ನು ನೂರಾರು ವಿಮರ್ಶಕರು ನೂರಾರು ರೀತಿಯಲ್ಲಿ ವಿವಿಧ ಆಯಾಮಗಳಲ್ಲಿ ಅರ್ಥೈಸಿದ್ದಾರೆ. ಆದರೆ ನಾನು ಈ ಕತೆಯನ್ನು ನಿಮಗೆ ನೆನಪಿಸಿದ್ದು, 'ಓದು' ಮನುಷ್ಯನನ್ನು ಬದಲಾಯಿಸುವ ಪರಿಯನ್ನು ತಿಳಿಸಲು. ಕತೆ ಕಾಲ್ಪನಿಕವಾದರೂ ಅದು ತಿಳಿಯಪಡಿಸುವ ವಿಷಯ ಸುಳ್ಳಲ್ಲ.

ಓದಿನ ಹವ್ಯಾಸವನ್ನು ರೂಢಿಸಿಕೊಂಡವರಿಗೆ ಪುಸ್ತಕಗಳೇ ಆತ್ಮ ಸಂಗಾತಿಗಳು. ಅವರ ಬೌದ್ಧಿಕ ಬೆಳವಣಿಗೆಗೆ ಪುಸ್ತಕಗಳೇ ಸಹಕಾರಿಗಳು. ಅವರ ಕಲಿಕೆಗೆ ಪುಸ್ತಕಗಳೇ ಮೂಲ ಮಂತ್ರ. ಓದಿನ ಹವ್ಯಾಸವನ್ನು ರೂಢಿಸಿಕೊಂಡರೆ ನಮ್ಮೊಂದಿಗೆ ನಾವು ಕಳೆಯುವ ಸಮಯ ಹೆಚ್ಚುತ್ತದೆ. ಆತ್ಮೋನ್ನತಿಗೆ ಅದು ದಾರಿ.

ನಾವು ಚಿಕ್ಕವರಿದ್ದಾಗ, ಶಾಲೆಯಲ್ಲಿ ಓದುತ್ತಿರುವಾಗ ನಮಗೆ ಅಂತಹುದೇ ವಾತಾವರಣ ಶಾಲೆ ಮತ್ತು ಮನೆಯಲ್ಲಿ ಇತ್ತು. ಹಾಗಾಗಿಯೇ ನಾವು ಸಿಕ್ಕ–ಸಿಕ್ಕಲ್ಲಿ ಪುಸ್ತಕಗಳನ್ನು, ಸಾಮಾನು ಕಟ್ಟಲು ಬಳಸಿದ ಪೇಪರ್ ಅನ್ನೂ ಬಿಡದೇ ಓದುತ್ತಿದ್ದೆವು. ಬಸ್ ಸ್ಟ್ಯಾಂಡ್‌ನಲ್ಲಿ ಬಸ್ಸುಗಳಿಗಾಗಿ ಕಾಯುವಾಗ ಅಲ್ಲಿ ಇರುತ್ತಿದ್ದ ಪುಸ್ತಕ ಮತ್ತು ಪೇಪರ್ ಅಂಗಡಿಯಲ್ಲಿ ಪೇಪರ್‌ಗಳಲ್ಲಿನ ಸುದ್ದಿಗಳನ್ನು, ಅಲ್ಲಿರುತ್ತಿದ್ದ ವಿಕ್ರಮ ಬೇತಾಳ, ಪಂಚತಂತ್ರದ ಪುಸ್ತಕಗಳನ್ನು ಪುಕ್ಕಟೆಯಾಗಿ ಓದುತ್ತಿದ್ದೆವು? ಏನೋ ಪುಸ್ತಕವನ್ನು ಕೊಳ್ಳುವವರ ಹಾಗೆ ಸೋಗು ಹಾಕಿಕೊಂಡು! ನಮ್ಮ ಅಮ್ಮನ ಜೊತೆ ಹಲವಾರು ಸಾಹಿತ್ಯಕ ಕಾರ್ಯಕ್ರಮಗಳಿಗೆ ಹೋಗುತ್ತಿದ್ದಾಗ, ಅಲ್ಲಿ ಇರುತ್ತಿದ್ದ ಪುಸ್ತಕಗಳ ಮಳಿಗೆಗಳಲ್ಲಿ ಅನುಪಮಾ ನಿರಂಜನರ 'ದಿನಕ್ಕೊಂದು ಕತೆ' ಪುಸ್ತಕದಿಂದ ಕತೆಗಳನ್ನು ಅದೇ ಸೋಗಿನಲ್ಲಿ ಓದುತ್ತಿದ್ದೆವು! ಗ್ರಂಥಾಲಯದಿಂದ ಮೂರು ಪುಸ್ತಕಗಳ ಕಾರ್ಡ್ ಮಾಡಿಸಿ ಒಂದೇ ದಿನಕ್ಕೆ ಮೂರನ್ನೂ ಓದಿ ಮುಗಿಸಿ ಮತ್ತೆ ಗ್ರಂಥಾಲಯಕ್ಕೆ ಓಡುತ್ತಿದ್ದೆವು! ಜೊತೆಗೆ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಎಷ್ಟಾದರೂ ಪುಸ್ತಕ ಪಡೆಯುವ ಸೌಲಭ್ಯವಂತೂ ಅತ್ಯಂತ ಆಕರ್ಷಕವೆನಿಸಿತ್ತು. ಆಗ ಓದಿದ ಸಿಂದ್ ಬಾದ್‌ನ ಸಾಹಸಗಳು, ರಾಮಾಯಣ, ಮಹಾಭಾರತ, ಭಾಗವತ, ವಿಕ್ರಮ ಬೇತಾಳನ ಕಥೆಗಳು, ಅವನ ಸಿಂಹಾಸನದ ಪುತ್ಥಳಿಗಳ ಕತೆಗಳು, ಚಂದಮಾಮ, ಬಾಲಮಂಗಳ ಇವೆಲ್ಲವೂ ನಮ್ಮ ಬಾಲ್ಯವನ್ನು ರಮ್ಯ ಮನೋಹರವಾಗಿಸಿತ್ತು.

ಮುಂದೆ ದೊಡ್ಡವರಾಗುತ್ತಾ ಓದಿನ ಹರಹೂ ಬೆಳೆದೂ ಸಾಹಿತ್ಯ ಲೋಕ ಪರಿಚಯವಾಗುತ್ತಾ ಹೋಯಿತು. ತ್ರಿವೇಣಿ, ಎಂ.ಕೆ.ಇಂದಿರಾ, ವಾಣಿ, ಅನುಪಮಾ ನಿರಂಜನ, ಸಾಯಿಸುತೆ, ರಾಧಾದೇವಿ ಅಂತಹ ಮಹಿಳಾ ಲೇಖಕಿಯರ ಪುಸ್ತಕ ಓದಿದಾಗ ಆದರ್ಶ ಗೃಹಿಣಿಯಾಗಬೇಕೆಂಬ ಆಸೆಯಾಗುತ್ತಿತ್ತು. ಓದಿಯೇ ಮೈಸೂರು ಮತ್ತು ಮೈಸೂರು ವಿವಿಯ ಬಗ್ಗೆ ಮೋಹ ಬೆಳೆದದ್ದು. ಕುವೆಂಪು ಅವರ ಕವನ ಕಾದಂಬರಿಗಳನ್ನು ಓದಿದಾಗ ಮಲೆನಾಡಿನ ಮಡಿಲಿನಲ್ಲಿ ಬೆಚ್ಚಗಿರಬೇಕೆಂದೆನಿಸುತ್ತಿತ್ತು ರಾವ್ ಬಹದ್ದೂರ, ಸುನಂದಾ ಬೆಳಗಾಂಕರ ಇವರನ್ನು ಓದಿದಾಗ ಉತ್ತರ ಕರ್ನಾಟಕದಲ್ಲಿ ಏಕೆ ಹುಟ್ಟಲಿಲ್ಲ ಎಂತಹ ಸಂಸ್ಕೃತಿ ಅಲ್ಲಿಯದು ಎಂದು ಹಳಹಳಿಸುವಂತಾಗುತ್ತಿತ್ತು. ಕಾರಂತ, ಮಾಸ್ತಿ, ಅನಕೃ, ತರಾಸು ಅವರ ಕಾದಂಬರಿಗಳಲ್ಲಿನ ಉದಾತ್ತ ವ್ಯಕ್ತಿತ್ವಗಳು ಆಗಿನ ಹಳ್ಳಿಗಳಲ್ಲಿನ ಸುಂದರ ಉದಾತ್ತ ಜೀವನದ ಚಿತ್ರಣ ಓದಿದಾಗ ತಪ್ಪು ಕಾಲದಲ್ಲಿ ಹುಟ್ಟಿಬಿಟ್ಟೆನೇನೋ ಎನಿಸುತ್ತಿತ್ತು! ಇದಷ್ಟೇ ಅಲ್ಲ, ಸ್ವಾಮಿ ರಾಮರ ಹಿಮಾಲಯದ ಮಹಾತ್ಮರು ಓದಿ ಹಿಮಾಲಯಕ್ಕೆ ಹೋಗಿಬಿಡಬೇಕು ಎಂದೂ ಎನಿಸಿತ್ತು! ನೇಮಿಚಂದ್ರರ ಕತೆಗಳನ್ನು ಓದಿದಾಗ ಆಧುನಿಕ ಜಗತ್ತಿನ ಯಶಸ್ವೀ ಉದ್ಯೋಗಸ್ಥ ಮಹಿಳೆಯಾಗಬೇಕು ಎಂದು ಗಾಢವಾಗಿ ಅನಿಸಿಬಿಟ್ಟಿತ್ತು!

ಇನ್ನು ಪಶ್ಚಿಮದ ಸಾಹಿತ್ಯ ಓದಲು ಪ್ರಾರಂಭಿಸಿದ ಮೇಲೆ ಅದೊಂದು ವಿನೂತನ ಅನುಭವ! ಜೇನ್ ಆಸ್ಟೆನ್, ಎಮಿಲಿ ಬ್ರಾಂಟೆ, ವರ್ಜೀನಿಯಾ ವುಲ್ಫ್, ಷರ್ಲಾಟ್ ಬ್ರಾಂಟೆ, ಜಾರ್ಜ್ ಈಲಿಯಟ್‌ರ ಮನೋಹರ ಪ್ರಪಂಚ, ಸಿಲ್ವಿಯಾಳ ಹುಚ್ಚುಪ್ರೀತಿ, ಚಾರ್ಲ್ಸ್ ಡಿಕನ್ಸ್ ನಿರೂಪಿಸಿದ ಜೀವನದ ಹಸಿ ಕತೆಗಳು, ಅರಿಸ್ಟಾಟಲ್‌ನ ಆದರ್ಶ ಪ್ರಪಂಚ, ಚೆಕಾವ್‌ನ ವಾಸ್ತವ ಜಗತ್ತು, ಕಾಫ್ಕಾ ಮಾರ್ಕ್ವೆಜ್‌ರ ಮಾಂತ್ರಿಕ ವಾಸ್ತವತೆ, ವರ್ಡ್ಸ್‌ವರ್ತ್ ಕೀಟ್ಸ್ ಷೆಲ್ಲಿ ಯೇಟ್ಸ್ ಈಲಿಯಟ್‌ರ ಕಾವ್ಯ!!! ಅಬ್ಬಬ್ಬಾ! ನಾನು ಕಳೆದೇ ಹೋಗಿದ್ದೆ!

ಇಲ್ಲಿ ನಾನು ಓದಿದ ಪುಸ್ತಕಗಳ ಪಟ್ಟಿ ನೀಡುವ ಹುಕಿ ಇಲ್ಲ, ಆದರೆ ಇಷ್ಟೇ ಪುಟ್ಟ ಜೀವನದಲ್ಲಿ ನಾನು ಅದೆಷ್ಟು ಜೀವನಗಳನ್ನು ಜೀವಿಸಿದ್ದೆ ಎಂಬುದನ್ನು ಹೇಳಬೇಕಿತ್ತು. ಓದಿನ ಹವ್ಯಾಸ ರೂಢಿಸಿಕೊಂಡರೆ ನಿಮಗೂ ಅದೇ ದಿವ್ಯ ಅನುಭವವಾಗುತ್ತದೆ. ಇಲ್ಲವಾದಲ್ಲಿ ನೀವು ಬಹುಮುಖ್ಯ ಅನುಭವವನ್ನು ಕಳೆದುಕೊಳ್ಳುತ್ತೀರಿ ಎಂಬ ಪ್ರಾಮಾಣಿಕ ಕಳಕಳಿ ಇದನ್ನೆಲ್ಲಾ ಹೇಳುವಂತೆ ಮಾಡಿತು. Better late than never ಎನ್ನುವ ಹಾಗೆ ಉತ್ತಮ ಹವ್ಯಾಸ ರೂಢಿಸಿಕೊಳ್ಳುವುದಕ್ಕೆ ವಯಸ್ಸಿನ ಮಿತಿ ಎಲ್ಲಿರುತ್ತದೆ?

ಅಂದಹಾಗೆ, ಜೂನ್ 19 ರಾಷ್ಟ್ರೀಯ ಓದುವ ದಿನ?!!!

ಮನುಜ, ಪರಿಸರ ಮೂಲ ಆಹಾರ!

ಜೂನ್ 5, ಪರಿಸರ ದಿನಾಚರಣೆ. ತನ್ನಿಮಿತ್ತ ಈ ಲೇಖನ.

ನಾವೆಲ್ಲರೂ ಇಂದು ಎಷ್ಟೆಲ್ಲಾ ಮುಂದುವರೆದು, ಅದ್ಭುತ ಸಾಧನೆಗಳನ್ನು ಮಾಡಿ, ಸುಖ ಸಂತೋಷದಿಂದ ನಮ್ಮ ಪರಿವಾರದೊಂದಿಗೆ ಆರಾಮಾದಾಯಕ ಜೀವನವನ್ನು ನಡೆಸುತ್ತಿದ್ದೇವೋ ಅದೆಲ್ಲಾ ನಮಗೆ ನಮ್ಮ ಸುತ್ತಮುತ್ತಲಿನ ಪರಿಸರ ನೀಡಿರುವ ಭಿಕ್ಷೆ. ಕಾರಣ, ನಾವು ಏನನ್ನಾದರೂ ಸಾಧಿಸಲು ಮೊದಲು ಜೀವಂತವಾಗಿರಬೇಕಲ್ಲವೆ? ಅದಕ್ಕಾಗಿ ಗಾಳಿ, ನೀರು, ಬೆಳಕು, ಆಹಾರ ಬೇಕಲ್ಲವೆ? ಇದನ್ನೆಲ್ಲಾ ನೀಡುತ್ತಿರುವುದು ಪರಿಸರ ತಾನೆ? ನಮ್ಮಿಂದ ಏನನ್ನು ಬಯಸದೇ, ನಮಗಾಗಿ ಎಲ್ಲವನ್ನು ನೀಡುತ್ತಿರುವ ಅದ್ಭುತ ದೈವಸೃಷ್ಟಿಯೇ ಈ ಪರಿಸರ.

ಹೆಚ್ಚಿನ ಮಂದಿ ಪರಿಸರವೆಂದರೆ ಗಿಡ ಮರಗಳು ಮಾತ್ರ ಎಂದೇ ತಿಳಿದಿದ್ದಾರೆ. ಆದರೆ, ನಿಜವಾದ ಅರ್ಥದಲ್ಲಿ ಪರಿಸರವೆಂದರೆ, ನಮ್ಮ ಸುತ್ತಮುತ್ತಲು ಇರುವ ಪ್ರತಿಯೊಂದು ಕೂಡ ಪರಿಸರವೇ ಆಗಿದೆ. ಗಿಡಮರಗಳೊಂದಿಗೆ, ಪ್ರಾಣಿ ಪಕ್ಷಿಗಳು, ಬೆಟ್ಟ ಗುಡ್ಡಗಳು, ನೀರಿನ ಮೂಲಗಳಾದ ಕೆರೆ, ನದಿ, ಸರೋವರ, ಸಮುದ್ರಗಳು, ಆಕಾಶ, ಭೂಮಿ ಇವೆಲ್ಲವೂ ಪರಿಸರದ ಭಾಗವೇ ಆಗಿವೆ. ಹಾಗಾಗಿಯೇ ಅಲ್ಲವೆ, ಜೀವಿಗಳಿರುವ ಸ್ವರ್ಗ ತಾಣ ಭೂಮಿ ಎಂದು ಕರೆದಿರುವುದು.

ಇಂಥ ಸ್ವರ್ಗಕ್ಕೆ ಸಮಾನವಾದ ಭೂಮಿಯ ಮೇಲಿನ ಪರಿಸರವನ್ನು ಮನುಷ್ಯನೆಂಬ ಅತೀ ಬುದ್ಧಿವಂತ ಜೀವಿ, ತನ್ನ ದುರಾಸೆಗೆ, ಕ್ರೌರ್ಯಕ್ಕೆ ವಿಚಿತ್ರವಾಗಿ ಬಳಸಿಕೊಂಡು ನಲುಗುವಂತೆ ಮಾಡಿ ಪ್ರಕೃತಿಯನ್ನು ನರಕವನ್ನಾಗಿ ಬದಲಾಯಿಸುತ್ತಿದ್ದಾನೆ. ತಾನು ಬದುಕುತ್ತಿರುವ ಸ್ವರ್ಗವನ್ನು, ತನ್ನ ಕೈಯ್ಯಾರೆ ನರಕವನ್ನಾಗಿ



ಮಾಡುವುದರ ಮೂಲಕ ತನ್ನ ನಾಶಕ್ಕೆ ತಾನೇ ಮುನ್ನುಡಿ ಬರೆಯುತ್ತಿದ್ದಾನೆ.

ಪರಿಸರದಿಂದ ತನಗೆ ಬೇಕಾದ ಎಲ್ಲಾ ಅನುಕೂಲ, ಲಾಭಗಳನ್ನು ಪಡೆಯುತ್ತಿದ್ದಾನೆಯೇ ಹೊರತು, ಮರಳಿ ಪರಿಸರಕ್ಕೆ ಒಳಿತನ್ನು ಮಾಡುವ ಕಿಂಚಿತ್ತೂ ಮನಸ್ಸನ್ನು ಕೂಡ ಮಾಡುತ್ತಿಲ್ಲ. ಮನುಷ್ಯನ ಎಡೆಬಿಡದ ಅಪಾಯಕಾರಿ ಚಟುವಟಿಕೆಗಳಿಗೆ, ಲಾಲಸೆಗಳಿಗೆ ಇಂದು ಪರಿಸರ ನಲುಗಿ ಹೋಗಿದೆ. ತಾನು ಜೀವ ನೀಡಿದ ಜೀವಿಗಳೇ ತನ್ನ ಅಂತ್ಯಕ್ಕೆ ಕಾರಣವಾಗುತ್ತಿರುವುದನ್ನು ಪರಿಸರ ನೋಡಿ ನೊಂದುಕೊಳ್ಳುತ್ತಾ ಕಣ್ಣೀರಿಡುತ್ತಿದೆ, ದುಃಖಿಸುತ್ತಿದೆ, ಗೋಳಾಡುತ್ತಿದೆ. ಇದಾವುದರ ಪರಿವೇ ಇಲ್ಲದೆ ಮನುಷ್ಯ ಮಾತ್ರ ಪರಿಸರದ ಮೇಲಿನ ಕ್ರೌರ್ಯವನ್ನು ಪ್ರತೀ ಕ್ಷಣ, ಪ್ರತೀ ದಿನ ಮುಂದುವರೆಸುತ್ತಲೇ ಇದ್ದಾನೆ. ತನ್ನ ಅವನತಿಯತ್ತ ದಾಪುಗಾಲು ಇಡುತ್ತಿರುವುದಾಗಿ ಆತನಿಗೆ ತಿಳಿಯದಂತೆ ಬುದ್ಧಿ ಮಂಕಾಗಿದೆ, ಅರಿವು ಮರೆಯಾಗಿದೆ. ಒಂದೊಮ್ಮೆ ತಿಳಿದಿದ್ದರೂ ಕೂಡ, ಜಾಣ ಕುರುಡನ, ಕಿವುಡನ ಹಾಗೆ ವರ್ತಿಸುತ್ತಿದ್ದಾನೆ.

ಇಂದು ಭೂಮಿಯ ಮೇಲೆ ಸುಂದರ, ಸ್ವಚ್ಛ, ಮನೋಹರ ಪರಿಸರವನ್ನು ನೋಡುವುದೇ ಕಷ್ಟವಾಗಿದೆ. ಕಂಡರೂ ಕೂಡ, ಅದನ್ನು ಹಾಳು ಮಾಡುವವರೆಗೆ ಮನುಷ್ಯನಿಗೆ ಸಮಾಧಾನವಿದ್ದಂತೆ ಕಾಣುತ್ತಿಲ್ಲ. ಹಾಗಾಗಿಯೇ ಎತ್ತ ನೋಡಿದರೂ, ಎಲ್ಲಿ ಕೇಳಿದರೂ, ಒಂದಲ್ಲ ಒಂದು ರೀತಿಯ ಪರಿಸರ ಮಾಲಿನ್ಯವೆಂಬ ಪೆಡಂಭೂತ ಕಾಣುತ್ತಿರುವುದು, ಕೇಳುತ್ತಿರುವುದು. ಮಾಲಿನ್ಯವೆಂಬ ಇಂತಹ ರಾಕ್ಷಸನ ಜನ್ಮಕ್ಕೆ ಕಾರಣವಾಗಿದ್ದು ನಾವು ತಾನೆ? ಅದೇ ರಾಕ್ಷಸ, ಇಂದು ಮನುಕುಲವನ್ನು ತಿಂದು ತೇಗುತ್ತಿದೆ. ನಮ್ಮನ್ನೆಲ್ಲಾ ನಾಶ ಮಾಡಲು ಪಣತೊಟ್ಟಂತೆ ಕಾಣುತ್ತಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ನುಡಿಮುತ್ತಿನಂತೆ, ಅಂದು ನಾವು ಮಾಡಿದ್ದು, ಇಂದು ನಾವೇ ಅನುಭವಿಸುತ್ತಿದ್ದೇವೆ. ಮುಂದೆಯೂ ಕೂಡ ಅನುಭವಿಸುತ್ತೇವೆ. ಅಷ್ಟರ ಮಟ್ಟಿಗೆ ಪರಿಸರ ಮಾಲಿನ್ಯತೆ, ಭೀಭತ್ಸ ಸನ್ನಿವೇಶಕ್ಕೆ ನಾವು ಕಾರಣರಾಗಿದ್ದೇವೆ.

ವಾಯುಮಾಲಿನ್ಯ, ಜಲಮಾಲಿನ್ಯ, ಶಬ್ದಮಾಲಿನ್ಯ, ವಿಕಿರಣ ಮಾಲಿನ್ಯ, ಭೂ ಮಾಲಿನ್ಯ ಒಟ್ಟಾರೆಯಾಗಿ ಪರಿಸರ ಮಾಲಿನ್ಯದ ಪ್ರತಿ ಹಂತದ ದುಸ್ಥಿತಿಯ ಉಚ್ಛ ಸ್ಥಾನಕ್ಕೆ ಮಾನವನು ತಂದು ನಿಲ್ಲಿಸಿದ್ದಾನೆ. ಈ ಎಲ್ಲದರ ಪರಿಣಾಮ, ಮನುಷ್ಯನ ಜೀವನ ಇಂದು ತುಚ್ಛ ಪರಿಸ್ಥಿತಿಗೆ ಬಂದು ನಿಂತಿದೆ. ಹಿಂದೆಂದೂ ಕಂಡು ಕಾಣದ ಭೀಕರ ಖಾಯಿಲೆಗಳು, ಉಸಿರಾಡುತ್ತಿರುವ ವಿಷಯುಕ್ತ ಗಾಳಿ, ಕುಡಿಯುತ್ತಿರುವ ಕಲುಷಿತ ನೀರು, ಜೀವಿತಾವಧಿಯ ಕ್ಷೀಣತೆ, ರಾಸಾಯನಿಕಯುಕ್ತ ತಿನ್ನುವ ಆಹಾರ, ವಾತಾವರಣದಲ್ಲಿನ ಅಸಮತೋಲನ, ಇವೆಲ್ಲವೂ ಪರಿಸರಕ್ಕೆ ನಾವು ಮಾಡುತ್ತಿರುವ ದ್ರೋಹದ ಪ್ರತಿಫಲವೇ ಆಗಿದೆ. ಇಷ್ಟೆಲ್ಲಾ ತಿಳಿದ ಮೇಲೆ ಈಗ ಅದೆಷ್ಟೋ ಮಂದಿಗೆ ತಾವು ಪರಿಸರದ ಮೇಲೆ ಎಸಗಿರುವ ಕ್ರೌರ್ಯ, ಅತ್ಯಾಚಾರಕ್ಕೆ ನೋವಾಗುತ್ತಿದೆಯೇ? ತಮ್ಮ ಜೀವನದ ಭವಿಷ್ಯದ ಬಗ್ಗೆ ಭಯ ಉಂಟಾದಂತೆ ಭಾಸವಾಗುತ್ತಿದೆಯೇ? ಉಳಿದ ಅಲ್ಪ ಸ್ವಲ್ಪ ದಿನಗಳನ್ನು ನೆಮ್ಮದಿಯಿಂದ ಕಳೆಯಬೇಕೆಂಬ ಮನಸ್ಸಾಗುತ್ತಿದೆಯೇ? ಹಾಗಾದರೆ ಇರುವುದೊಂದೇ ದಾರಿ ಅದೇ ಪರಿಸರ ಸಂರಕ್ಷಣೆ.

ಪರಿಸರವನ್ನು ರಕ್ಷಿಸುವ ಮೊದಲಿಗೆ ಮನುಷ್ಯರಲ್ಲಿ ಪರಿಸರದ ಅಗತ್ಯತೆ ಬಗೆ ಅರಿವು, ಅದರ ಸಂರಕ್ಷಣೆ ಬಗ್ಗೆ ಪ್ರಜ್ಞೆಮೂಡಿಸುವ ಮಹತ್ಕಾರ್ಯ ತುರ್ತಾಗಿ ಆಗಬೇಕಾಗಿದೆ. ಪರಿಸರ ನಿರ್ಮೂಲನೆಯಿಂದ ಇಂದಿನ ಮತ್ತು ಮುಂದಿನ ಪೀಳಿಗೆ ಸಂತೋಷದಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ ಎಂಬುದನ್ನು ಮನಗಾಣಬೇಕಾಗಿದೆ. ಪರಿಸರ ಸಂರಕ್ಷಣೆ ಕುರಿತಾದ ಶಿಕ್ಷಣ, ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳನ್ನು ಸಮರೋಪಾದಿಯಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯ ಅತ್ಯಂತ ಜರೂರಾಗಿ ಸ್ಥಳೀಯ ಆಡಳಿತ ಹಾಗೂ ಸರ್ಕಾರದ ಮಟ್ಟದಲ್ಲಿ ಆಗಬೇಕಾಗಿದೆ. ಪರಿಸರವನ್ನು ಪ್ರೀತಿಸಿದರೆ, ಗೌರವಿಸಿದರೆ ಮಾತ್ರವೇ, ಪರಿಸರ ಸಂರಕ್ಷಣೆ ಸಾಧ್ಯ ಎಂಬುದನ್ನು ತಿಳಿಯಬೇಕಾಗಿದೆ. ಮನೆಯೇ ಮೊದಲ ಪಾಠಶಾಲೆ ಹಾಗೂ ಪ್ರಯೋಗ ಶಾಲೆ ಎನ್ನುವ ನಾಣ್ಣುಡಿಯಂತೆ, ಪರಿಸರ ಸಂರಕ್ಷಣೆಯಂತಹ ಉತ್ತಮ ಕಾರ್ಯಗಳನ್ನು ನಮ್ಮ ಮನೆಯಿಂದಲೇ ಪ್ರಾರಂಭಿಸಬೇಕಾಗಿದೆ.

– ಪ್ರಶಾಂತ್ ಕುಮಾರ್ ಎ.ಪಿ.
ಮೊ: 9844859950

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No.114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಅರಣ್ಯ ಇಲಾಖೆ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಣೆ

● ಶೀಘ್ರವೇ ಶ್ರೀಗಂಧ ನೀತಿ ಸರಳೀಕರಣ ● ಅರಣ್ಯ ಸಿಬ್ಬಂದಿಗೂ ಕ್ಯಾಂಟೀನ್ ಸೌಲಭ್ಯಕ್ಕೆ ಚಿಂತನೆ ● ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ



ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಕೆಎಸ್‌ಡಿಎಲ್ ವತಿಯಿಂದ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸುರಕ್ಷತಾ ಕಿಟ್ ವಿತರಿಸಿದರು.

ಮೈಸೂರು, ಜೂ.4(ಎಂಟಿವೈ)– ರಾಜ್ಯದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಗಂಧ ಬೆಳೆಯಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಶೀಘ್ರವೇ ಶ್ರೀಗಂಧ ನೀತಿ ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅವರು, ಕೆಎಸ್‌ಡಿಎಲ್‌ಗೆ ಹೆಚ್ಚಿನ ಪ್ರಮಾಣದ ಶ್ರೀಗಂಧದ ಎಣ್ಣೆಯ ಅವಶ್ಯಕತೆ ಇರುವುದಾಗಿ ತಿಳಿದು ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ರೈತರು ಶ್ರೀಗಂಧ ಬೆಳೆಯುತ್ತಿದ್ದಾರೆ. ರೈತರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಶ್ರೀಗಂಧ ಬೆಳೆಯಲು ಉತ್ತೇಜಿಸುವ ನಿಟ್ಟಿನಲ್ಲಿ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೆ, ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅರಣ್ಯ ಸಿಬ್ಬಂದಿಗೂ ಕ್ಯಾಂಟೀನ್‌ಗೆ ಚಿಂತನೆ: ಸೇನೆ ಮತ್ತು ಪೊಲೀಸ್ ಸಿಬ್ಬಂದಿಗೆ ಇರುವಂತೆ ಅರಣ್ಯ ಸಿಬ್ಬಂದಿಗೂ ಕ್ಯಾಂಟೀನ್ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆಯನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಪ್ರಸ್ತುತ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯವನ್ನು ಅರಣ್ಯ ಸಿಬ್ಬಂದಿಗೂ ವಿಸ್ತರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಮುಂಚೂಣಿ ಸಿಬ್ಬಂದಿಯಿಂದಲೇ ಅರಣ್ಯ ಸಂರಕ್ಷಣೆ: ಪರಿಸರ ಸಮತೋಲನ ಕಾಪಾಡಲು ಅರಣ್ಯ ಸಂರಕ್ಷಣೆ ಅನಿವಾರ್ಯವಾಗಿದೆ. ಇಲಾಖೆಯ ಮುಂಚೂಣಿ ಸಿಬ್ಬಂದಿ ಅರಣ್ಯ ಒತ್ತುವರಿ ತಡೆ, ಕಾಡ್ಗಿಚ್ಚು ತಡೆ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಪಾತ್ರ ಬಹು ಮುಖ್ಯವಾಗಿದೆ. ಮುಂಚೂಣಿ ಸಿಬ್ಬಂದಿಯ ಪರಿಶ್ರಮ, ಬದ್ಧತೆ ಹಾಗೂ ಪ್ರಾಮಾಣಿಕ ಸೇವೆಯಿಂದಾಗಿ ಕರ್ನಾಟಕದಲ್ಲಿ ಪ್ರಸ್ತುತ ಶೇ.21ರಷ್ಟು ಅರಣ್ಯ ಪ್ರದೇಶ ಸಂರಕ್ಷಣೆ ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.

ಅರಣ್ಯ, ವನ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದೊಂದಿಗೆ ಆಹಾರ ಭತ್ಯೆ, ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡುವ ಕಾರ್ಯಕ್ರಮವನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದರು.

6 ಸಾವಿರ ಎಕರೆ ಅರಣ್ಯ ಒತ್ತುವರಿ ತೆರವು: ಇತ್ತೀಚಿನ ದಿನಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಕ್ಷೀಣಿಸುತ್ತಿದೆ. ಅರಣ್ಯ ಪ್ರದೇಶದ ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಶ್ರಮಿಸುತ್ತಿದೆ. ಕಳೆದ 2 ವರ್ಷದಲ್ಲಿ 15 ಸಾವಿರ ಎಕರೆ ಭೂಮಿಯನ್ನು ಹೊಸದಾಗಿ ಅರಣ್ಯ ಪ್ರದೇಶ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ. ಬೆಲೆ ಬಾಳುವ 128 ಎಕರೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂ. ಬೆಲೆ ಬಾಳುವ 6 ಸಾವಿರ ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ ಎಂದರು.

ಹೊಸ ನೆಡುತೋಪು: ರಾಜ್ಯದಲ್ಲಿ 2023–24 ಮತ್ತು 2024–25ನೇ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಕಿಟ್ ವಿತರಣೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ (ಕೆಎಸ್‌ಡಿಎಲ್) ರಾಜ್ಯಾದ್ಯಂತ 10 ಸಾವಿರ ಮುಂಚೂಣಿ ಅರಣ್ಯ ಸಿಬ್ಬಂದಿಗೆ ಬ್ಯಾಗ್, ಜರ್ಕಿನ್, ಶೂ, ನೀರಿನ ಬಾಟಲಿ ಇರುವ ಸುರಕ್ಷತಾ ಕಿಟ್ ನೀಡುತ್ತಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ಇಚ್ಛಾಸಕ್ತಿಯಿಂದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಕಿಟ್ ವಿತರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಶಾಸಕ ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಮುಖ್ಯ ವನ್ಯಜೀವಿ ಪರಿಪಾಲಕರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಷ್ಕರ್, ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ್, ಚಾಮರಾಜನಗರ ವೃತ್ತದ ಸಿಸಿಎಫ್ ಟಿ.ಹೀರಾಲಾಲ್, ಹುಲಿ ಯೋಜನೆಯ ಸಿಎಫ್ ಡಾ.ಪಿ.ರಮೇಶ್‌ಕುಮಾರ್, ಮೈಸೂರು ವೃತ್ತದ ಸಿಎಫ್ ಡಾ.ಮಾಲತಿ ಪ್ರಿಯಾ, ವರ್ಕಿಂಗ್ ಪ್ಲಾನ್ ಸಿಎಫ್ ರವಿಶಂಕರ್, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಸ್ಯಾಂಡಲ್ ಉತ್ಪನ್ನಕ್ಕೆ ಭಾರೀ ಬೇಡಿಕೆ; ದೇಶ–ವಿದೇಶದಲ್ಲಿ ಮಾರಾಟ ವಿಸ್ತರಣೆ ಉದ್ದೇಶ

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ಮೈಸೂರು, ಜೂ.4(ಎಂಟಿವೈ)– ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ತಯಾರಿಸುವ ಎಲ್ಲಾ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಅರಣ್ಯ ಇಲಾಖೆ ಮುಂಚೂಣಿ ಸಿಬ್ಬಂದಿಗೆ ಕೆಎಸ್‌ಡಿಎಲ್ ವತಿಯಿಂದ ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಸ್‌ಡಿಎಲ್ ವತಿಯಿಂದ ತಯಾರಾಗುವ ಉತ್ಪನ್ನಗಳಲ್ಲಿ ಕರ್ನಾಟಕದಲ್ಲಿ ಕೇವಲ ಶೇ.18ರಷ್ಟು ಮಾತ್ರ ಮಾರಾಟವಾಗುತ್ತಿದೆ. ಉಳಿದ ಶೇ.82ರಷ್ಟು ಉತ್ಪನ್ನಗಳು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಮಾರಾಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ಉತ್ಪನ್ನಗಳನ್ನು ದೇಶದ ಎಲ್ಲಾ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಾರಾಟ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಕಚೇರಿಗಳು ಕೆಎಸ್‌ಡಿಎಲ್ ಉತ್ಪನ್ನಗಳನ್ನು ಖರೀದಿಸುವಂತಾದರೆ ಸಂಸ್ಥೆ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುತ್ತದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂಸ್ಥೆಯಲ್ಲಿದ್ದ ಕೆಲ ನ್ಯೂನತೆ ಸರಿಪಡಿಸಿ ಲಾಭದಾಯಕವಾಗಿ ಸಾಗುವಂತೆ ನೋಡಿಕೊಳ್ಳಲಾಗಿದೆ. ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿದ ಪರಿಣಾಮ 416 ಕೋಟಿ ರೂ. ಲಾಭ ಗಳಿಸಿದೆ. ಇದರಲ್ಲಿ 2 ಕೋಟಿ ರೂ. ಸಿಎಸ್‌ಆರ್ ಫಂಡ್‌ನಲ್ಲಿ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವನ್ಯಜೀವಿ ಮಂಡಳಿಯ ಸದಸ್ಯ, ನನ್ನ ಪುತ್ರ ಧ್ರುವ ಪಾಟೀಲ್ ರೂಪಿಸಿರುವ ಕಾರ್ಯಕ್ರಮದಂತೆ ಅರಣ್ಯ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕೆಎಸ್‌ಡಿಎಲ್ ಸಂಸ್ಥೆಯಲ್ಲಿ ಇ ಕಾಮರ್ಸ್, ರಫ್ತು ಪ್ರಮಾಣ ಹೆಚ್ಚಿಸಲಾಗಿದೆ. ಈ ಸಂಸ್ಥೆಯ ಮೂಲಕವೇ ಶೀಘ್ರದಲ್ಲೇ ಮಲ್ಲಿಗೆಯ ಪರಿಮಳವಿರುವ ಸುಗಂಧ ದ್ರವ್ಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಒಂದು ಕಿಲೋಗೆ 2.60 ಲಕ್ಷ ರೂ. ದರವಿದೆ. ವಿವಿಧ ಕಾರ್ಯಕ್ರಮಗಳ ಮೂಲಕ ಸಂಸ್ಥೆಯ ವಹಿವಾಟನ್ನು ಮುಂದಿನ ಮೂರು ವರ್ಷದಲ್ಲಿ 5 ಸಾವಿರ ಕೋಟಿ ರೂ. ಮಟ್ಟಕ್ಕೆ ಕೊಂಡೊಯ್ಯಲಾಗುವುದು. ಇದೇ ಮಾದರಿಯಲ್ಲಿ ಎಂಎಸ್‌ಐಎಲ್ ಮತ್ತು ಹುಬ್ಬಳ್ಳಿ ಎನ್‌ಜಿಇಎಫ್ ಕಾರ್ಖಾನೆಗಳನ್ನು ಬೆಳೆಸಲಾಗುವುದು ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನೂರು ವರ್ಷಗಳ ಇತಿಹಾಸವಿರುವ ಕೆಎಸ್‌ಡಿಎಲ್ ಸಂಸ್ಥೆ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡು ಲಾಭದಾಯಕವಾಗಿ ಸಾಗುತ್ತಿರುವುದು ಶ್ಲಾಘನೀಯ. ಅರಣ್ಯ ಸಂರಕ್ಷಣೆಯಲ್ಲಿ ತೊಡಗಿರುವ ಇಲಾಖೆಯ ಮುಂಚೂಣಿ ಸಿಬ್ಬಂದಿ, ಅರಣ್ಯ ಸಂರಕ್ಷಕರಿಗೆ ಸುರಕ್ಷತಾ ಕಿಟ್ ವಿತರಿಸುತ್ತಿರುವುದು ಅಭಿನಂದನಾರ್ಹ ಎಂದರು.

ಕೆಎಸ್‌ಡಿಎಲ್ ಅಧ್ಯಕ್ಷ ಎಸ್.ನಾಡಗೌಡ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಗಂಧದ ಎಣ್ಣೆಯನ್ನು ವಿದೇಶದಿಂದ ರಫ್ತು ಮಾಡಿಕೊಳ್ಳುತ್ತಿದ್ದೇವೆ. ಅರಣ್ಯ ಇಲಾಖೆ ಒಪ್ಪಿದರೆ ಒಳ್ಳೆಯ ತಳಿಯ ಗಂಧದ ಸಸಿಗಳನ್ನು ನೀಡುತ್ತೇವೆ. ಬೆಳೆದು ಕೊಟ್ಟರೆ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುತ್ತದೆ. ವಾರ್ಷಿಕ ವಹಿವಾಟ ಅನ್ನು 3 ಸಾವಿರ ಕೋಟಿ ರೂ. ಗುರಿಯೊಂದಿಗೆ ಕಾರ್ಯೋನ್ಮುಖರಾಗಿದ್ದೇವೆ ಎಂದು ತಿಳಿಸಿದರು.

ಇಂದು 2168 ಮಂದಿಗೆ ಸುರಕ್ಷತಾ ಕಿಟ್ ವಿತರಣೆ

ಮೈಸೂರು ಮತ್ತು ಚಾಮರಾಜನಗರ ಅರಣ್ಯ ವೃತ್ತಗಳ 2,168 ವನರಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಸುರಕ್ಷಿತ ಕರ್ತವ್ಯ ನಿರ್ವಹಣೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಯಿತು.

ಜನ ಗಣತಿಯೊಂದಿಗೆ ಜಾತಿ ಗಣತಿ: ವೇಳಾಪಟ್ಟಿ ಪ್ರಕಟ

ನವದೆಹಲಿ, ಜೂ.4– ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ, ಈ ಕುರಿತ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಅಕ್ಟೋಬರ್ 2026ರಿಂದ ಮತ್ತು ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 2027ರಿಂದ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜನರು ಕ್ರಿಕೆಟಿಗರ ಬಗ್ಗೆ ಹುಚ್ಚರಾಗಿದ್ದಾರೆ



ನವದೆಹಲಿ: ಆರ್‌ಸಿಬಿಯ ಐಪಿಎಲ್ 2025 ಪ್ರಶಸ್ತಿ ವಿಜೇತ ಆಚರಣೆಗೆ ಮುನ್ನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರದೃಷ್ಟಕರ ಕಾಲ್ತುಳಿತ ಘಟನೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರತಿಕ್ರಿಯಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ, ಸಂಘಟಕರು ಆರ್‌ಸಿಬಿಯ ಐಪಿಎಲ್ ವಿಜೇತ ಆಚರಣೆಯನ್ನು ಉತ್ತಮವಾಗಿ ಯೋಜಿಸಬೇಕಾಗಿತ್ತು ಇದು ಜನಪ್ರಿಯತೆಯ ನಕಾರಾತ್ಮಕ ಬದಿ. ಜನರು ತಮ್ಮ ಕ್ರಿಕೆಟಿಗರ ಬಗ್ಗೆ ಹುಚ್ಚರಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಾಲ್ತುಳಿತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಅರಣ್ಯಾಧಿಕಾರಿಗಳ ವಸತಿ ಸಮುಚ್ಚಯ ಉದ್ಘಾಟನೆ



ಕಾಂಪಾ ಯೋಜನೆಯಡಿ ನಿರ್ಮಿಸಿರುವ ಉಪವಲಯ ಅರಣ್ಯಾಧಿಕಾರಿಗಳ ವಸತಿ ಸಮುಚ್ಚಯವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬುಧವಾರ ಉದ್ಘಾಟಿಸಿದರು.

ಮೈಸೂರು, ಜೂ.4(ಎಂಕೆ)– ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ಕೆಎಸ್‌ಡಿಎಲ್ ಆವರಣದಲ್ಲಿ ಕಾಂಪಾ ಯೋಜನೆಯಡಿ ನಿರ್ಮಿಸಿರುವ ಉಪವಲಯ ಅರಣ್ಯಾಧಿಕಾರಿಗಳ ವಸತಿ ಸಮುಚ್ಚಯವನ್ನು ಬುಧವಾರ ಉದ್ಘಾಟಿಸಲಾಯಿತು.

2023–24ನೇ ಸಾಲಿನ ಕಾಂಪಾ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾದ ಮುಂಚೂಣಿ ಸಿಬ್ಬಂದಿಗಳ ವಸತಿ ಗೃಹ ಸಂಕೀರ್ಣ 'ಅರ್ಜುನ' ಕಟ್ಟಡ ಹಾಗೂ ಉಪವಲಯ ಅರಣ್ಯಾಧಿಕಾರಿಗಳ ವಸತಿ ಗೃಹ ಸಂಕೀರ್ಣವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಶಾಸಕ ಟಿ.ಎಸ್.ಶ್ರೀವತ್ಸ, ಪ್ರಧಾನ ಮುಖ್ಯ ಅರಣ್ಯ ಸಂಕ್ಷಣಾಧಿಕಾರಿ ಮಾಲ್ಕಡೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂಕ್ಷಣಾಧಿಕಾರಿ ಕುಮಾರ್ ಪುಷ್ಕರ, ಅರಣ್ಯ ಸಂರಕ್ಷಾಧಿಕಾರಿ 'ಹುಲಿ ಯೋಜನೆ' ಡಾ. ರಮೇಶ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ಮೈಸೂರು ವೃತ್ತ ಡಾ.ಎಂ.ಮಾಲತಿಪ್ರಿಯ, ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭುಗೌಡ, ಮೈಸೂರು ಡಿಸಿಎಫ್ ಡಾ.ಬಸವರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎ.ಸೀಮಾ ಮತ್ತಿತರರಿದ್ದರು.

3,500 ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಯದುವೀರ್



ಸಂಸದ ಯದುವೀರ್ ಒಡೆಯರ್ ಅವರು ಮೈಸೂರಿನ 3,500 ಮಂದಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದರು.

ಸಂಸದರಾಗಿ ಒಂದು ವರ್ಷ

"ಜೂನ್ 4 ನನಗೆ ಮರೆಯಲಾಗದ ದಿನ. ಇದು ರಾಜರ್ಷಿಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನವಾದರೆ, ಇದೇ ದಿನ ಕಳೆದ ವರ್ಷ ನಾನು ಮೊದಲ ಬಾರಿ ಸಂಸದನಾಗಿ ಆಯ್ಕೆಯಾದ ದಿನವೂ ಆಗಿರುವುದರಿಂದ ಕಾಕತಾಳೀಯವೂ ಆಗಿದೆ. ಈ ಒಂದು ವರ್ಷದ ಅವಧಿಯಲ್ಲಿ ಸಂಸದನಾಗಿ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಮ್ಮ ಪೂರ್ವಜರಂತೆ ಜನಸೇವೆಯೇ ನಮ್ಮ ಮುಖ್ಯ ಗುರಿ. ಜನರ ಆಸೆ–ಆಕಾಂಕ್ಷೆಗಳಿಗನುಗುಣವಾಗಿ ಜನಪರ ಕಾರ್ಯ ಮಾಡಬೇಕೆಂಬ ಸಂಕಲ್ಪದಿಂದಲೇ ಈ ಒಂದು ವರ್ಷದ ಸಂದರ್ಭವನ್ನು ಸಮಾಜ ಸೇವಾ ಕಾರ್ಯದ ಮೂಲಕ ಸಾರ್ಥಕಪಡಿಸುವುದೇ ತನ್ನ ಉದ್ದೇಶ. **–ಯದುವೀರ್ ಒಡೆಯರ್, ಸಂಸದ**

ಮೈಸೂರು, ಜೂ.4(ಆರ್‌ಕೆ)–ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನ 3,500 ಮಂದಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಲ್ವಡಿ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಲಾಯಿತಲ್ಲದೆ, ಸಾವಿರಾರು ಮಂದಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಯದುವೀರ್ ಒಡೆಯರ್, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ನಮ್ಮ ಮೈಸೂರು ಸ್ವಚ್ಛತೆಗೆ ಹೆಸರುವಾಸಿಯಾಗಿದೆ. ಅಂದಿನ ಕಾಲದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಹ ಸ್ವಚ್ಛತೆಗೆ ಆದ್ಯತೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ನಮ್ಮ ನಗರವನ್ನು ಸ್ವಚ್ಛವಾಗಿರಿಸುವಂತೆ ನೋಡಿಕೊಳ್ಳುತ್ತಿರುವ 3,500 ಪೌರಕಾರ್ಮಿಕರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಗಿದೆ. ಇದು ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ನಾಲ್ವಡಿ ಅಭಿಮಾನಿಗಳು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಆಯೋಜಿಸಿರುವ ಜನೋಪಯೋಗಿ ಕಾರ್ಯ. ನಾಲ್ವಡಿ ಅವರು ತಮ್ಮ ಪ್ರಜೆಗಳ ಸುರಕ್ಷತೆ, ಯೋಗಕ್ಷೇಮದ ಬಗ್ಗೆ ಕಾಳಜಿ ಹೊಂದಿದ್ದರು. ಅವರ ಜಯಂತಿಯಂದು ಅಂತಹುದೇ ಸೇವಾ ಕಾರ್ಯ ಮಾಡಬೇಕೆಂಬುದೇ ಇದರ ಉದ್ದೇಶ ಎಂದು ಹೇಳಿದರು.

ವಿಧಾನಸೌಧದ ಎದುರು ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸನ್ಮಾನ





ಆರ್‌ಸಿಬಿ ತಂಡದ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇನ್ನಿತರರಿದ್ದರು.

ಬೆಂಗಳೂರು, ಜೂ.4– ಕೊನೆಗೂ 18 ವರ್ಷಗಳ ಕಾಯುವಿಕೆಯ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿದರು.

ಗುಜರಾತ್‌ನ ಅಹ್ಮದಾಬಾದ್‌ನಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್‌ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ನಂತರ ಆರ್‌ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋಗಲಾಯಿತು.

ಸಂಜೆ 4.30ಕ್ಕೆ ಖಾಸಗಿ ಹೋಟೆಲ್‌ನಿಂದ ಬಸ್‌ಗಳಲ್ಲಿ ಆರ್‌ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ, ಆಟಗಾರರನ್ನು ಬಸ್‌ನಲ್ಲಿ ಕಳುಹಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಅಷ್ಟರಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿದ ದುರಂತ ಸಂಭವಿಸಿದ ಕಾರಣ ಆಟಗಾರರು ಕ್ರೀಡಾಂಗಣದಲ್ಲಿ ಒಂದು ಸುತ್ತು ಬರುವುದರೊಂದಿಗೆ ಅಲ್ಲಿನ ಕಾರ್ಯಕ್ರಮ ಮುಕ್ತಾಯವಾಯಿತು.

ಸರ್ಕಾರದ ಸ್ಪಷ್ಟ ವೈಫಲ್ಯ, ಬೇಜವಾಬ್ದಾರಿತನ



ಬೆಂಗಳೂರು, ಜೂ.4– ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತಕ್ಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯ, ವಿವೇಚನಾರಹಿತ ದುರಾಡಳಿತ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಐಪಿಎಲ್ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನು ಬಲಿ ತೆಗೆದು ಕೊಂಡಿದೆ ಎಂದು ಆರೋಪಿಸಿದ್ದಾರೆ. ಕನ್ನಡಿಗರ ಜನಪ್ರಿಯ ಆರ್‌ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎಂಬ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣ ಎಂದು ಹೇಳಿದ್ದಾರೆ. ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇಂದು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ ಎಂದು ಟೀಕಿಸಿದ್ದಾರೆ.

ಬಸ್‌ನಲ್ಲಿ 2 ಲಕ್ಷ ಮೌಲ್ಯದ ಚಿನ್ನದ ಸರ ಕಳವು

ಮೈಸೂರು,ಜೂ.4(ಪಿಎಂ)– ಕೆಎಸ್‌ಆರ್‌ಟಿಸಿ ಐರಾವತ ಬಸ್‌ವೊಂದರಲ್ಲಿ ಪ್ರಯಾಣ ಮಾಡುವಾಗ ಮಹಿಳೆಯೊಬ್ಬರ 2 ಲಕ್ಷ ರೂ. ಮೌಲ್ಯದ 25 ಗ್ರಾಂನ ಚಿನ್ನದ ಸರ ಕಳವು ಮಾಡಿರುವ ಸಂಬಂಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿ.ನರಸೀಪುರ ಪಟ್ಟಣದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬ ಸದಸ್ಯರೊಂದಿಗೆ ದಾವಣಗೆರೆಯಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ವೇಳೆ ತಮ್ಮ ಚಿನ್ನದ ಸರ ಕಳವು ಆಗಿದೆಯೆಂದು ಸದರಿ ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.

ಜೂ.1ರಂದು ರಾತ್ರಿ ದಾವಣಗೆರೆಯಿಂದ ಐರಾವತ ಬಸ್‌ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಿದ್ದೆವು. ಈ ವೇಳೆ ಸರವನ್ನು ಜ್ಯುವೆಲ್ ಬಾಕ್ಸ್‌ನಲ್ಲಿಟ್ಟು ಅದನ್ನು ವ್ಯಾನಿಟಿ ಬ್ಯಾಗ್‌ನೊಳಗೆ ಹಾಕಿ, ಅದನ್ನು ಕಿಟ್‌ಬ್ಯಾಗ್‌ನಲ್ಲಿ ಇಟ್ಟಿದ್ದೆವು. ಬಸ್‌ನಲ್ಲಿ ನಮ್ಮ ಮುಂಭಾಗದ ಸೀಟ್ ಖಾಲಿಯಿದ್ದ ಹಿನ್ನೆಲೆಯಲ್ಲಿ ಬ್ಯಾಗ್ ಅಲ್ಲಿಟ್ಟಿದ್ದೆವು.

ನಾವು ಜೂ.2ರಂದು ಮುಂಜಾನೆ ಸುಮಾರು 4.50ರ ಗಂಟೆಗೆ ನಮ್ಮ ಕಿಟ್‌ಬ್ಯಾಗ್ ತೆಗೆದುಕೊಂಡು ಮೈಸೂರಿನ ಸಬ್‌ಅರ್ಬನ್ ಬಸ್ ನಿಲ್ದಾಣಕ್ಕೆ ಬಂದೆವು. ಬಳಿಕ ನಮ್ಮ ಊರಿಗೆ ಸರ್ಕಾರಿ ಬಸ್‌ವೊಂದರಲ್ಲಿ ಹೋಗುತ್ತಿದ್ದಾಗ, ವ್ಯಾನಿಟಿ ಬ್ಯಾಗ್ ನೋಡಲಾಗಿ ಚಿನ್ನದ ಸರ ಕಳವು ಮಾಡಿರುವುದು ಗೊತ್ತಾಯಿತು ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ನಜರ್‌ಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಗೋವುಗಳ ಅಕ್ರಮ ಸಾಗಾಟ; ಇಬ್ಬರ ಬಂಧನ

ಮೈಸೂರು, ಜೂ.4(ಪಿಎಂ)– ಗೋವುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಸಂಬಂಧ ಇಬ್ಬರನ್ನು ಬಂಧಿಸಿರುವ ಆಲನಹಳ್ಳಿ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಟಾಟಾ ಏಸ್ ಗೂಡ್ಸ್ ವಾಹನ ವಶಪಡಿಸಿಕೊಂಡು, ಎರಡು ಕರುಗಳು ಸೇರಿದಂತೆ ಒಟ್ಟು ಆರು ಗೋವುಗಳನ್ನು ರಕ್ಷಿಸಿದ್ದಾರೆ.

ಟಿ.ನರಸೀಪುರ ಕಡೆಯಿಂದ ಮೈಸೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಜೂ.2ರ ರಾತ್ರಿ ಪೊಲೀಸರು ದಾಳಿ ನಡೆಸಿದ್ದರು. ಟಿ.ನರಸೀಪುರ ರಸ್ತೆಯ ಮಾತೆ ಸಾವಿತ್ರಿ ಬಾಯಿಫುಲೆ ವೃತ್ತದ ಬಳಿ ಟಾಟಾ ಏಸ್ ಗೂಡ್ಸ್ ವಾಹನ (ಕೆಎ–09, ಬಿ–6987) ತಡೆದು ನಿಲ್ಲಿಸಿದ್ದು, ಈ ವೇಳೆ ಸದರಿ ಗೂಡ್ಸ್ ವಾಹನ ಚಾಲನೆ ಮಾಡುತ್ತಿದ್ದ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದ ಇರ್ಫಾನ್ ಪಾಷಾ (24) ಹಾಗೂ ಈತನ ಜೊತೆಯಲ್ಲಿದ್ದ ಮೈಸೂರಿನ ಗೌಸಿಯಾ ನಗರದ ಜಾಕೀರ್ (33) ಎಂಬುವವರು ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಸಿಕ್ಕಿ ಬಿದ್ದರು. ಬಳಿಕ ಸದರಿ ಗೂಡ್ಸ್ ವಾಹನದ ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗೋವುಗಳನ್ನು ಉಸಿರುಗಟ್ಟುವಂತೆ ಕಟ್ಟಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.


ಈ ವೇಳೆ ಇಬ್ಬರನ್ನು ಪೊಲೀಸರು ವಿಚಾರಣೆ ಮಾಡಲಾಗಿ, ಗೌಸಿಯಾನಗರದ ಮಹಮದ್ ಅಲಿ ಎಂಬುವವರು ಟಿ.ನರಸೀಪುರದ ಸಂತೆಯಲ್ಲಿ ಖರೀದಿಸಿ ಹೆಚ್ಚಿನ ಹಣಕ್ಕಾಗಿ ಕಸಾಯಿ ಖಾನೆಗೆ ಮಾರಾಟ ಮಾಡಲು ನಮಗೆ ನೀಡಿ ಗೌಸಿಯಾನಗರಕ್ಕೆ ಸಾಗಿಸಲು ತಿಳಿಸಿದ್ದರು ಎಂದು ಬಾಯಿಬಿಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಲನಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೆಆರ್‌ಎಸ್ ನೀರಿನ ಮಟ್ಟ



ಗರಿಷ್ಠ ಮಟ್ಟ	124.80 ಅಡಿ
ಬುಧವಾರ	106.05 ಅಡಿ
ಒಳಹರಿವು	9845 ಕ್ಯೂಸೆಕ್
ಹೊರಹರಿವು	799 ಕ್ಯೂಸೆಕ್

ಕಬಿನಿ ನೀರಿನ ಮಟ್ಟ



ಗರಿಷ್ಠ ಮಟ್ಟ	2284 ಅಡಿ
ಬುಧವಾರ	2281 ಅಡಿ
ಒಳಹರಿವು	7250 ಕ್ಯೂಸೆಕ್
ಹೊರಹರಿವು	8000 ಕ್ಯೂಸೆಕ್

ಹಾರಂಗಿ ನೀರಿನ ಮಟ್ಟ



ಗರಿಷ್ಠ ಮಟ್ಟ	2859 ಅಡಿ
ಬುಧವಾರ	2851.37 ಅಡಿ
ಒಳಹರಿವು	1830 ಕ್ಯೂಸೆಕ್
ಹೊರಹರಿವು	1187 ಕ್ಯೂಸೆಕ್

ಬೆಂಗಳೂರಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ದುರಂತ

ಕಾಲ್ತುಳಿತದಲ್ಲಿ ಕೆ.ಆರ್.ಪೇಟೆ ಯುವಕ ಸಾವು



ಕೆಆರ್.ಪೇಟೆ, ಜೂ.4– ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಚಾಂಪಿಯನ್ ಆದ ಆರ್‌ಸಿಬಿ ತಂಡದ ಆಟಗಾರರನ್ನು ನೋಡಲು ಹಾಗೂ ವಿಜಯೋತ್ಸವ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಹೋಗಿದ್ದ ಕೆಆರ್.ಪೇಟೆ ತಾಲೂಕಿನ ಯುವಕ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ತಾಲೂಕಿನ ರಾಯಸಮುದ್ರ ಗ್ರಾಮದ ಶಿಕ್ಷಕ ಆರ್.ಬಿ.ಚಂದ್ರ ಮತ್ತು ಕಾಂತಾಮಣಿ ದಂಪತಿಗಳ ಪುತ್ರ ಪೂರ್ಣಚಂದ್ರ(25) ಮೃತ ದುರ್ದೈವಿ.

ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ನುಗಳ ರೋಚಕ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತಂಡಕ್ಕೆ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದದಲ್ಲಿ ಅಭಿನಂದನೆ ಸಲ್ಲಿಸುವುದಕ್ಕೂ ಮುನ್ನ ವಿಧಾನ ಸೌಧ ಮುಂದೆ ನಡೆದ ವಿಜಯೋತ್ಸವ ನೋಡಲು ಅಸಂಖ್ಯಾತ ಅಭಿಮಾನಿಗಳು ಸಾಗರೋಪಾದಿಯಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮ ನೋಡಲು ಹೋದ ಕೆ.ಆರ್.ಪೇಟೆ ತಾಲೂಕಿನ ಶಿಕ್ಷಕರಾದ ಆರ್.ಬಿ.ಚಂದ್ರು ಅವರ ಮಗ ಪೂರ್ಣಚಂದ್ರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಸಿಲುಕಿ ಧಾರುಣವಾಗಿ ಸಾವನ್ನಪ್ಪಿದ್ದಾನೆ.

ಡಿಪ್ಲೋಮಾ ಮಾಡಿಕೊಂಡು ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ, ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪೂರ್ಣಚಂದ್ರನಿಗೆ ಕ್ರಿಕೆಟ್ ಅಂದರೆ ಪಂಚಪ್ರಾಣ. ಜೊತೆಗೆ ಆರ್‌ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿದ್ದ ಈ ಅಭಿಮಾನವೇ ಇಂದು ಅವರ ಜೀವಕ್ಕೆ ಕುತ್ತು ತಂದಿತು.

ಹಾವು, ನಾಯಿ ಕಡಿತದ ಚುಚ್ಚುಮದ್ದು ದಾಸ್ತಾನು ಪರಿಶೀಲಿಸಲು ಡಿಸಿ ಸೂಚನೆ

ಮಂಡ್ಯ, ಜೂ.4– ನಾಯಿ ಕಡಿತದಿಂದ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚುಚ್ಚುಮದ್ದು ಸಿಗದೇ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬರುವಾಗ ಪೊಲೀಸರ ಅವೈಜ್ಞಾನಿಕ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಎರಡು ವರ್ಷದ ಮಗು ರಿತೀಕ್ಷಾ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಇದೀಗ ಹಾವು, ನಾಯಿ ಕಡಿತದ ಚುಚ್ಚುಮದ್ದು ದಾಸ್ತಾನು ಪರಿ ಶೀಲಿಸಲು ಸೂಚನೆ ನೀಡಲಾಗಿದೆ.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾವು ಮತ್ತು ನಾಯಿ ಕಡಿತಕ್ಕೆ ಸಂಬಂಧಿಸಿದ ಚುಚ್ಚುಮದ್ದು ಅಥವಾ ಔಷಧಿಗಳ ದಾಸ್ತಾನು ಸದಾ ಇರುವಂತೆ ಆಯಾ ಆರೋಗ್ಯ ಕೇಂದ್ರದ ಮುಖ್ಯಸ್ಥರು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಮಿಮ್ಸ್‌ಗೆ ನಾಯಿ ಕಡಿತಕ್ಕೆ ಔಷಧಿ ತೆರಳುವ ಸಂದರ್ಭದಲ್ಲಿ ಬಾಲಕಿ ಅಪಘಾತದಲ್ಲಿ ಮೃತಪಟ್ಟಿದೆ. ಬಾಲಕಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿದ್ದರೆ ಈ ಅಪಘಾತ ಸಂಭವಿಸುತ್ತಿರಲಿಲ್ಲ. ತುರ್ತು ಸಂದರ್ಭಗಳಲ್ಲಿ ಬೇಕಿರುವ ಔಷಧಿಗಳು ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇರಬೇಕು. ಇದನ್ನು ಪರಿಶೀಲಿಸಲು ಆಯಾ ತಾಲೂಕು ಆರೋಗ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಅವರುಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು ಎಂದರು. ಔಷಧಿಗಳ ದಾಸ್ತಾನು ಕುರಿತು ಮೊಬೈಲ್‌ನಲ್ಲೇ ವೈದ್ಯರು ಮಾಹಿತಿ ಪಡೆಯಬಹುದು. ತಂತ್ರಜ್ಞಾನವನ್ನು ಹೆಚ್ಚು ಬಳಸಿಕೊಳ್ಳಿ, ಪ್ರತಿ ಜೀವವು ಅಮೂಲ್ಯ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಕೃಷ್ಣಪ್ಪ ನಿಧನ



ಕೆಆರ್.ಪೇಟೆ ತಾಲೂಕಿನ ನಯನಜ ಕ್ಷತ್ರಿಯ ಸಮಾಜದ ಮುಖಂಡ ಹೊಸಹೊಳಲು ಗ್ರಾಮದ ಕೃಷ್ಣಪ್ಪ(80)ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಲಕ್ಷ್ಮಮ್ಮ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ(ಜೂ.5) ಹೊಸಹೊಳಲು ಗ್ರಾಮದ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಮ ಸಮಾಜ, ಸಾಮಾಜಿಕ ನ್ಯಾಯದ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್

ಮಂಡ್ಯ, ಜೂ.4– ಸಮ ಸಮಾಜದ ಕನಸು ಹೊತ್ತು ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಹಿಂದುಳಿದ ವರ್ಗದ ಜನರ ಏಳಿಗೆಗಾಗಿ ಮೀಸಲಾತಿಯನ್ನು ಜಾರಿಗೆ ತಂದ ಸಮ ಸಮಾಜದ ಹಾಗೂ ಸಾಮಾಜಿಕ ನ್ಯಾಯದ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಬುಧವಾರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಇಂದು ನಮ್ಮೊಡನೆ ಇಲ್ಲದಿದ್ದರೂ ಅವರು ನಮ್ಮ ಮುಂದಿನ ಪೀಳಿಗೆಗೂ ಅವರನ್ನು ಸ್ಮರಿಸುವಂತಹ ಕೊಡುಗೆ ನೀಡಿದ್ದಾರೆ. ನಮ್ಮ ಭಾಗದ ಜನರು ಪ್ರತಿನಿತ್ಯ ಅವರನ್ನು ನೆನೆಯುವಂತಹ ಸೇವೆ ಸಲ್ಲಿಸಿದ್ದಾರೆ. ಬ್ರಿಟಿಷರ ಕಾಲದಲ್ಲೂ ಸಹ ಸುಮಾರು 600 ಸಂಸ್ಥಾನಗಳಲ್ಲಿ ಆಳ್ವಿಕೆ ನಡೆಸಿದ ಧೀಮಂತ ನಾಯಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದು ಹೇಳಿದರು.



ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುತ್ತಿರುವ ಗಣ್ಯರು.

ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಾರಣ. ಇದು ಜಾಗತಿಕವಾಗಿ ಗುರುತಿಸಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೆ ಹಾಗೂ ಏಷ್ಯಾದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬೀದಿದೀಪವನ್ನು ಅಳವಡಿಸಿದ ನಗರ ಎಂಬ ಕೀರ್ತಿ ಬರಲು ಕಾರಣ ನಾಲ್ವಡಿ ಕೃಷ್ಣರಾಜರು ಎಂದು ಹರ್ಷ ವ್ಯಕ್ತಪಡಿಸಿದರು.

ಏಷ್ಯಾದಲ್ಲೇ ಮೊದಲ ಬಾರಿಗೆ ಶಿವನಸಮುದ್ರಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಿದರು, ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಿದರು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪಿಸಿದರು, ಅಂದಿನ ಕಾಲದಲ್ಲೇ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದರು, ಇವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ರವರಿಗೆ "ರಾಜರ್ಷಿ" ಎಂದು ಬಿರುದು ನೀಡಿ ಗೌರವಿಸಿದರು ಎಂದರು.

ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಎಸ್. ಶಿವರಾಮು ಅವರು ಮಾತನಾಡಿದರು.

> ಮೈಸೂರು, ಮಂಡ್ಯ, ಹಾಸನ ಪ್ರಾಂತ್ಯಗಳ ಜನರು ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವ ಚಿತ್ರವನ್ನು ಮನೆಗಳಲ್ಲಿ ಇರಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಈ ಭಾಗದ ಜನರು ನಾಡಗೀತೆಗೆ ಸಿಗುವಷ್ಟೆ ಗೌರವವನ್ನು "ಮರೆಯೋದುಂಟೆ ಮೈಸೂರು ದೊರೆಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್" ಹಾಡಿಗೆ ನೀಡುತ್ತಾರೆ.
> –ಡಾ.ಕುಮಾರ್, ಜಿಲ್ಲಾಧಿಕಾರಿ.

ಸಭೆಯಲ್ಲಿ ಜಿ.ಪಂ. ಸಿಇಓ ಕೆ.ಆರ್.ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜೈ ಕರ್ನಾಟಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್.ನಾರಾಯಣ, ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಮುಖಂಡರುಗಳಾದ ಎಸ್.ನಾರಾಯಣ್, ಮುಖಂಡರಾದ ಕೃಷ್ಣ, ಲಲಿತಾ ಶಿವರುದ್ರ ಸ್ವಾಮಿ, ಅಮ್ಜದ್ ಪಾಷಾ, ಧನಂಜಯ, ಬಿ.ಎಂ.ಅಪ್ಪಾಜಪ್ಪ , ಎಂ.ಸಿ ಲಂಕೇಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಕೃಷಿ ಪತ್ತಿನ ಜಾಗದಲ್ಲಿ ಮನೆ ನಿರ್ಮಾಣ ಆರೋಪ

ಸಂಘದ ಸದಸ್ಯರಿಂದ ಪ್ರತಿಭಟನಾ ಧರಣಿ

ಚಿನಕುರಳಿ, ಜೂ.4– ನಾರಾಯಣಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಸ್ತಿಯನ್ನು ವ್ಯಕ್ತಿಯೊಬ್ಬ ಅತಿಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ಸಹಕಾರ ಸಂಘದ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು ಪ್ರತಿಭಟನಾ ಧರಣಿ ನಡೆಸಿದರು.

ಗ್ರಾಮದ ಮಾರಮ್ಮನ ದೇವಸ್ಥಾನದ ಪಕ್ಕದಲ್ಲಿ ಇರುವ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಖಾಲಿ ನಿವೇಶನದ ಬಳಿಕ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸಿದ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು, ಅತಿಕ್ರಮ ಮಾಡಿರುವ ವ್ಯಕ್ತಿ ಹಾಗೂ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಮಾರಮ್ಮನ ದೇವಸ್ಥಾನದ ಪಕ್ಕದಲ್ಲಿ ಇರುವಂತಹ ಸೊಸೈಟಿಯ ಖಾಲಿ ನಿವೇಶನವನ್ನು ಗ್ರಾಮದ ವ್ಯಕ್ತಿಗಳು ಅತಿಕ್ರಮಿಸಿ ಒತ್ತುವರಿ ಮಾಡಿಕೊಳ್ಳುವು ದರ ಜತೆಗೆ ಸಂಬಂಧಿಸಿದ ಗ್ರಾಪಂ ವತಿ ಯಿಂದ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿ ಪಡೆಯದೆ ಏಕಾಏಕಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.



ಪ್ರತಿಭಟನೆ ನಡೆಸುತ್ತಿರುವ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರು.

ಸೊಸೈಟಿ ಆಡಳಿತ ಮಂಡಳಿ ಸದಸ್ಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷ ಕೆ.ಕೆ.ಪ್ರಕಾಶ್, ಪಿಡಿಓ ಜಗದೀಶ್ ಆಗಮಿಸಿದ ವೇಳೆ ಪ್ರತಿಭಟನಾಕಾರರು ಕಾನೂನಿನಂತೆ ದಾಖಲೆಗಳನ್ನು ಪರಿಶೀಲಿಸಿ ಕ್ರಮ ವಹಿಸಿ, ಅತಿಕ್ರಮ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ ಇಲ್ಲವೇ ಎಂಬುದನ್ನು ಪರಿಶೀಲಿಸಿ, ಅತಿಕ್ರಮ ಮಾಡಿಕೊಂಡಿರುವುದು ಕಂಡುಬಂದರೆ ತಕ್ಷಣ ಮನೆ ನಿರ್ಮಾಣಕ್ಕೆ ಹಾಕಿರುವ ಪಿಲ್ಲರ್‌ಗಳನ್ನು ತೆರವುಗೊಳಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಇಲ್ಲವಾದರೆ ನಾವು ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಪಂ ಅಧ್ಯಕ್ಷ ಕೆ.ಕೆ.ಪ್ರಕಾಶ್ ಅವರು ಸಹ ದಾಖಲೆ ಪರಿಶೀಲಿಸಿ ತ್ವರಿತವಾಗಿ ಈ ವಿಚಾರವಾಗಿ ಕ್ರಮಕೈಗೊಳ್ಳಿ ಎಂದು ಪಿಡಿಓಗೆ ಸೂಚಿಸಿದರು.

ಪ್ರತಿಭಟನೆಯಲ್ಲಿ ಸೊಸೈಟಿ ಅಧ್ಯಕ್ಷ ಜೆ.ಎಂ.ಪುಟ್ಟರಾಜು, ಉಪಾಧ್ಯಕ್ಷೆ ಎನ್.ಎಸ್.ವಿನೋದಾ, ನಿರ್ದೇಶಕರಾದ ಎಸ್.ಜೆ.ಚನ್ನಕೃಷ್ಣೇಗೌಡ, ಎನ್.ಎಸ್.ಆನಂದ್, ನಂಜೇಗೌಡ, ಕರಿಯಯ್ಯ, ಎಲ್.ಚಂದ್ರವತಿ, ಕೆ.ವಿ.ಶ್ರೀನಿವಾಸ್, ಎನ್.ಎಸ್.ಯೋಗನರಸಿಂಹೇಗೌಡ, ಟಿ.ದೇವರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರಮೇಶ್, ಗುಮಾಸ್ತರಾದ ಎನ್.ಜಿ.ದಯಾನಂದ, ಎನ್.ಕೆ.ಪ್ರದೀಪ್ ಹಾಜರಿದ್ದರು.

ಸಿ.ಎ.ಕೆರೆ ಗ್ರಾಪಂಗೆ ಉಪಾಧ್ಯಕ್ಷರಾಗಿ ಸವಿತ ಬಿ.ಪ್ರಭುಸ್ವಾಮಿ ಆಯ್ಕೆ

ಮಧು ಜಿ.ಮಾದೇಗೌಡರಿಂದ ಅಭಿನಂದನೆ



ಭಾರತೀನಗರ, ಜೂ.4–ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರಾಗಿ ಸವಿತ ಬಿ.ಪ್ರಭುಸ್ವಾಮಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಶಾಸಕ ಮಧು ಜಿ.ಮಾದೇಗೌಡ ಅಭಿನಂದಿಸಿದರು.

ನಂತರ ಶಾಸಕ ಮಧು ಜಿ.ಮಾದೇಗೌಡ ಮಾತನಾಡಿ, ನಮ್ಮ ಬೆಂಬಲಿತ ಅಭ್ಯರ್ಥಿ ಸವಿತ ಅವರು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಇವರ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸಲಿ. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜನರ ಸಮಸ್ಯೆಗೆ ಸ್ಪಂದಿಸಿ ಅಭಿವೃದ್ಧಿ ಕೆಲಸದಲ್ಲಿ ಮುಂದಾಗಲಿ ಎಂದು ಆಶಿಸಿದರು.

ನಂತರ ನೂತನ ಉಪಾಧ್ಯಕ್ಷೆ ಸವಿತ ಬಿ.ಪ್ರಭುಸ್ವಾಮಿ ಅವರು ಮಾತನಾಡಿ, ಮಧು ಜಿ.ಮಾದೇಗೌಡರ ಬೆಂಬಲದಿಂದ ನಾನು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದೇನೆ. ಅವರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುತ್ತೇನೆ. ನನ್ನ ಅವಧಿಯಲ್ಲಿ ಯಾವುದೇ ಲೋಪ ಬಾರದಂತೆ ಜನರಿಗೆ ಸೇವೆ ಸಲ್ಲಿಸುತ್ತೇನೆ ಎಂದರು.

ಇದೇ ವೇಳೆ ಕಾಂಗ್ರೆಸ್ ಯುವ ಮುಖಂಡ ಆಶಯ್ ಮಧು ಜಿ.ಮಾದೇಗೌಡ, ಜಿಲ್ಲಾ ಕಾಂಗ್ರೆಸ್ ಮುಖಂಡ ಕಬ್ಬಾಳಯ್ಯ, ಗ್ರಾಪಂ ಅಧ್ಯಕ್ಷೆ ಕಮಲಮ್ಮ, ಮಾಜಿ ಉಪಾಧ್ಯಕ್ಷೆ ಮಣೀಲಮ್ಮ, ಸದಸ್ಯರಾದ ಸವಿತಚಿಕ್ಕಬೋರಯ್ಯ, ರಜಿನಿ ಭರತೇಶ್, ಸುಂದರ, ಗೌರಮ್ಮ, ರಮೇಶ್, ಕುಮಾರ್, ಮುಡೀನಹಳ್ಳಿ ಭಾನುಪ್ರಕಾಶ್(ಗುಂಡ), ಅಪ್ಪಾಜಿ, ಮುಖಂಡರಾದ ಮಹದೇವು, ವಿಜಯ್, ಶಿವಲಿಂಗೇಗೌಡ ಸೇರಿದಂತೆ ಹಲವರಿದ್ದರು.

ಒಂದನೇ ಪುಟದಿಂದ

11 ಮಂದಿ ಅಭಿಮಾನಿಗಳ ದಾರುಣ ಸಾವು



ಭಾಷ್ ಕಂಪನಿಯ ಸಾಫ್ಟ್‌ವೇರ್ ಇಂಜಿನಿಯರ್ ಸಹನಾ, ಬೆಂಗಳೂರಿನ ಕನಕಶ್ರೀ ಲೇಔಟ್ ನಿವಾಸಿಗಳಾದ ಶಿವಕುಮಾರ್ ಮತ್ತು ಅಶ್ವಿನಿ ದಂಪತಿ ಪುತ್ರಿ 9ನೇ ತರಗತಿ ವಿದ್ಯಾರ್ಥಿ ದಿವ್ಯಾಂಶಿ(14), 8 ವರ್ಷದ ಡಿಂಪಲ್, ದೇವಿ, ಶ್ರವಣ್ ಒಳಗೊಂಡಂತೆ ನಾಲ್ವರು ಮಹಿಳೆಯರೂ ಹಾಗೂ 7 ಪುರುಷರೂ ಸೇರಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 47 ಮಂದಿ ಗಾಯಗೊಂಡಿದ್ದು, ಅವರಲ್ಲಿ 33 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿವರ: ಮಂಗಳವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ತಂಡ ಗೆಲುವು ಸಾಧಿಸಿ, 18 ವರ್ಷದ ಬಳಿಕ ಚೊಚ್ಚಲ ಟ್ರೋಫಿ ತನ್ನದಾಗಿಸಿಕೊಂಡು ಸಂಭ್ರಮಿಸಿತ್ತು. ಮಂಗಳವಾರ ರಾತ್ರಿಯೇ ಬೆಂಗಳೂರು–ಮೈಸೂರು ಸೇರಿದಂತೆ ರಾಜ್ಯಾದ್ಯಂತ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದ್ದರು. ಈ ನಡುವೆ ಇಂದು (ಬುಧವಾರ) ಮಧ್ಯಾಹ್ನ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸುವ ಆರ್‌ಸಿಬಿ ತಂಡವನ್ನು ರ್‍ಯಾಲಿ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆತರಲಾಗುವುದು ಎಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಆರ್‌ಸಿಬಿ ಫ್ರಾಂಚೈಸಿ ಕಡೆಯಿಂದ ಪ್ರಕಟಿಸಲಾಗಿತ್ತು. ಅದೇ ವೇಳೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕೂಡ ಸ್ಟೇಡಿಯಂನಲ್ಲಿ ಸಂಜೆ 4.30ಕ್ಕೆ ಸಂಭ್ರಮಾಚರಣೆ ಆಯೋಜಿಸಿರುವುದಾಗಿ ಪ್ರಕಟಿಸಿತ್ತು. ರಾಜ್ಯ ಸರ್ಕಾರ ಸಹ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡದ ಆಟಗಾರರಿಗೆ ಅಭಿನಂದನಾ ಸಮಾರಂಭ ಹಾಗೂ ಸಂಭ್ರಮಾಚರಣೆ ನಡೆಸಲಿರುವುದಾಗಿ ಘೋಷಿಸಿತ್ತು.

ಹಠಾತ್ತನೆ ಹೊರ ಬಿದ್ದ ಘೋಷಣೆಗಳು ಆರ್‌ಸಿಬಿ ಅಭಿಮಾನಿಗಳಲ್ಲಿ ಉತ್ಸಾಹವನ್ನು ಉಂಟು ಮಾಡಿತ್ತು. ಅದೇ ವೇಳೆ ರ್‍ಯಾಲಿ ನಡೆಸಿದರೆ, ಅಭಿಮಾನಿಗಳನ್ನು ನಿಯಂತ್ರಿಸುವುದು ಕಷ್ಟಸಾಧ್ಯವೆಂದು ಗುಪ್ತಚರ ಇಲಾಖೆ ನೀಡಿದ ವರದಿಯನ್ವಯ ರಾಜ್ಯ ಸರ್ಕಾರ ಆಟಗಾರರನ್ನು ತೆರೆದ ವಾಹನದಲ್ಲಿ ರ್‍ಯಾಲಿ ನಡೆಸುವ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.

ವಿಧಾನಸೌಧದ ಮುಂಭಾಗ 1 ಲಕ್ಷ ಮಂದಿ ಜಮಾಯಿಸಿದ್ದರೆ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 3 ಲಕ್ಷ ಮಂದಿ ನೆರೆದಿದ್ದರು. ಇದೇ ವೇಳೆ ಅಲ್ಪಪ್ರಮಾಣದ ಮಳೆಯೂ ಸುರಿಯಿತು. ಅನಿರೀಕ್ಷಿತವಾಗಿ ಸಾಗರೋಪಾದಿಯಲ್ಲಿ ಆರ್‌ಸಿಬಿ ಅಭಿಮಾನಿಗಳು ಜಮಾಯಿಸಿರುವ ಕುರಿತು ಸರ್ಕಾರಕ್ಕೆ ಪೊಲೀಸ್ ಇಲಾಖೆಯಿಂದ ವರದಿ ರವಾನೆಯಾಗುತ್ತಿದ್ದಂತೆಯೇ ವಿಧಾನಸೌಧ ಕಾರ್ಯಕ್ರಮವನ್ನು ತರಾತುರಿಯಲ್ಲೇ ಮುಗಿಸಲಾಯಿತು.

ದುರಂತ ಸಂಭವಿಸಿದ್ದು ಹೇಗೆ?: ಇತ್ತ ವಿಧಾನಸೌಧದಲ್ಲಿ ಸರ್ಕಾರದ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಇತ್ತ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. 35 ಸಾವಿರ ಜನ ಸಾಮರ್ಥ್ಯದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸಿ ನುಗ್ಗಲಾರಂಭಿಸಿದ್ದರು. 18, 19 ಮತ್ತು 20ನೇ ಗೇಟ್‌ಗಳು ಓಪನ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಏಕಾಏಕಿ ಒಳ ನುಗ್ಗಿದ್ದು, ತಳ್ಳಾಟ–ನೂಕಾಟ ಉಂಟಾದಾಗ ಒಬ್ಬರ ಮೇಲೊಬ್ಬರು ಬಿದ್ದು, ಕಾಲ್ತುಳಿತ ಉಂಟಾಗಿತ್ತು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮತ್ತೊಂದೆಡೆ ಆಟಗಾರರು ಸ್ಟೇಡಿಯಂ ಪ್ರವೇಶಿಸುವ ಗೇಟ್ ಸಂಖ್ಯೆ 12ರ ಬಳಿಯೂ ಅಭಿಮಾನಿಗಳು ಸಾವಿರಾರು ಮಂದಿ ಒಮ್ಮೆಲೆಗೆ ನುಗ್ಗಿದ್ದಾರೆ. ಈ ಸ್ಥಳದಲ್ಲಿ ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ನಿಯಂತ್ರಿಸಲಾಗಲಿಲ್ಲ. ಲಾಠಿ ಚಾರ್ಜ್ ನಡೆಸಿದರೆ ಅಭಿಮಾನಿಗಳು ಚದುರಿ ಓಡುವಾಗ ಕಾಲ್ತುಳಿತವಾಗಿ ದುರಂತ ಸಂಭವಿಸಬಹುದು ಎಂಬ ಕಾರಣಕ್ಕಾಗಿ ಪೊಲೀಸರು ಸಂಯಮದಿಂದಲೇ ಹರಸಾಹಸಪಡುತ್ತಿದ್ದಾಗಲೇ ಅಭಿಮಾನಿಗಳು ಒಬ್ಬರ ಮೇಲೊಬ್ಬರು ಹತ್ತುವ ಮೂಲಕ ಕಾಲ್ತುಳಿತ ಸಂಭವಿಸಿದೆ.

ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಅಭಿಮಾನಿಗಳು ಒಳ ನುಗ್ಗಿದಾಗ ಬ್ಯಾರಿಕೇಡ್ ಬಿದ್ದು ಮೂವರ ಕಾಲುಗಳು ಕಟ್ಟಾಗಿದ್ದು, ಅವರನ್ನು ರಕ್ಷಿಸಲೂ ಯಾರೂ ದಿಕ್ಕಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನೋಡ–ನೋಡುತ್ತಿದ್ದಂತೆಯೇ ಕಾಲ್ತುಳಿತಕ್ಕೆ ಅನೇಕರು ಕೆಳಗೆ ಬಿದ್ದು ತೀವ್ರ ಅಸ್ವಸ್ಥಗೊಂಡರು. ಈ ಸಂದರ್ಭದಲ್ಲಿ ಪೊಲೀಸರು ಅನ್ಯ ಮಾರ್ಗವಿಲ್ಲದೇ ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದಾಗ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದವರಿಗೆ ಆರ್‌ಸಿಬಿ ಅಭಿಮಾನಿಗಳೇ ತಮಗೆ ತಿಳಿದಂತೆ ಪ್ರಥಮ ಚಿಕಿತ್ಸೆ ನೀಡಿದರು. ಇತ್ತ ಜನ ದಟ್ಟಣೆಯಿಂದ ಅಂಬುಲೆನ್ಸ್ ಕೂಡ ಸ್ಥಳಕ್ಕೆ ಬರಲಾಗದ ಸ್ಥಿತಿಯಲ್ಲಿ ಪೊಲೀಸರು ಅಸ್ವಸ್ಥರನ್ನು ಹೊತ್ತುಕೊಂಡು ವಾಹನಗಳಿರುವೆಡೆ ಓಡಿ ಪೊಲೀಸ್ ವಾಹನಗಳಲ್ಲೇ ಶಿವಾಜಿ ನಗರದ ಬೌರಿಂಗ್ ಆಸ್ಪತ್ರೆ ಮತ್ತು ವಿಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ರವಾನಿಸಿದರು. ಆರ್‌ಸಿಬಿ ಅಭಿ ಮಾನಿಗಳೂ ಕೂಡ ಕೆಲವರನ್ನು ಹೊತ್ತುಕೊಂಡೇ ಫರ್ಲಾಂಗ್‌ಗಟ್ಟಲೇ ಓಡಿ ನಂತರ ದೊರೆತ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದರು.





ಈ ದುರಂತದಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರು, ಮೂವರು ಪುರುಷರೂ ಸೇರಿ 6 ಮಂದಿ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಸೇರಿ ನಾಲ್ವರು ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗೆ ತೆರಳಿದ್ದ ಗಾಯಾಳುಗಳ ಸಂಖ್ಯೆ ಸರ್ಕಾರಕ್ಕೆ ಲಭ್ಯವಾಗಿದ್ದು, ಅದರಂತೆ 47 ಮಂದಿ ಗಾಯಗೊಂಡಿದ್ದು, ಅವರಲ್ಲಿ 33 ಮಂದಿ ಒಳರೋಗಿಗಳು. ಆದರೆ ನೂರಾರು ಮಂದಿ ಕಾಲ್ತುಳಿತದಲ್ಲಿ ಗಾಯಗೊಂಡಿದ್ದು, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಡಿಜಿಪಿ ವರದಿ: ಈ ಘಟನೆ ಕುರಿತು ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಸಲೀಂ, ಸರ್ಕಾರಕ್ಕೆ ವರದಿಯೊಂದನ್ನು ನೀಡಿದ್ದು, ಇಂದು ಆರ್‌ಸಿಬಿ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ವೇಳೆ ವಿಧಾನಸೌಧ ಮುಂಭಾಗ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಏಕಾಏಕಿ ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಅಲ್ಪ ಕಾಲದಲ್ಲಿ ಈ ಕಾರ್ಯಕ್ರಮ ನಿರ್ಧಾರವಾದ್ದರಿಂದ ತಕ್ಷಣಕ್ಕೆ ಸಾಧ್ಯವಾದ ಎಲ್ಲಾ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೂ ಮಧ್ಯಾಹ್ನ 3.30ರಿಂದ 4.30ರ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ನುಗ್ಗುವಾಗ ಬ್ಯಾರಿಕೇಡ್ ಮುರಿದು ಒಬ್ಬರ ಮೇಲೊಬ್ಬರು ಬಿದ್ದು ಉಂಟಾದ ನೂಕು–ನುಗ್ಗಲಿ ನಿಂದ ಕಾಲ್ತುಳಿತ ಉಂಟಾಗಿದ್ದು, 11 ಮಂದಿ ಮೃತರಾಗಿದ್ದು, 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ ಮೇರೆಗೆ ರಾಜ್ಯ ಸರ್ಕಾರವು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಅಥವಾ ಉಂಟಾಗಿರಬಹುದಾದ ಲೋಪಗಳ ಕುರಿತು, ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಡಿಸಿ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಭದ್ರತೆ ದೃಷ್ಟಿಯಿಂದ ಸಂಭ್ರಮಾಚರಣೆ, ರೋಡ್ ಶೋ ರದ್ದು

ಕೇಂದ್ರ, ರಾಜ್ಯ, ಗುಪ್ತಚರ ವಿಭಾಗಗಳ ಸಲಹೆಯಿಂದ ಎಚ್ಚೆತ್ತ ಸರ್ಕಾರ

ಬೆಂಗಳೂರು, ಜೂ.4(ಕೆಎಂಶಿ)– ಐಪಿಎಲ್ 2025ನೇ ಸಾಲಿನ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಭದ್ರತೆ ದೃಷ್ಟಿಯಿಂದ ಈ ಮೊದಲು ನಿಗದಿಯಾಗಿದ್ದ ರೋಡ್ ಶೋ ಅನ್ನು ಸರ್ಕಾರ ಕಡೆ ಗಳಿಗೆಯಲ್ಲಿ ರದ್ದುಪಡಿಸಿತು.

ಕೇಂದ್ರ ಹಾಗೂ ರಾಜ್ಯದ ಗುಪ್ತಚರ ವಿಭಾಗಗಳ ಸಲಹೆ ಮೇರೆಗೆ ಗೃಹ ಇಲಾಖೆ ರೋಡ್ ಶೋ ರದ್ದುಪಡಿಸುವ ನಿರ್ಧಾರ ಕೈಗೊಂಡಿತು. ಗುಜರಾತ್‌ನ ಅಹಮದಾಬಾದ್‌ನಿಂದ ವಿಜೇತ ತಂಡ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿ, ನೇರವಾಗಿ, ರಾಜ್ಯದ ಜನತೆ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾದ ನಂತರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿರ್ಮಿಸಿದ್ದ ವಿಶೇಷ ವೇದಿಕೆಗೆ ಆಗಮಿಸಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಟ್ರೋಫಿ ವಿಜೇತ ತಂಡಕ್ಕೆ ಸನ್ಮಾನ ನಂತರ ಅವರನ್ನು ತೆರೆದ ವಾಹನದಲ್ಲಿ ಶಕ್ತಿಸೌಧದಿಂದ ಕೆಎಸ್‌ಸಿಎ ಕ್ರೀಡಾಂಗಣಕ್ಕೆ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ಯಲು ಸರ್ಕಾರ ತೀರ್ಮಾನಿಸಿತ್ತು. ಆರ್‌ಸಿಬಿ ತಂಡದ ರೋಡ್ ಶೋ ಹಾಗೂ ನಂತರ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮದ ಸುದ್ದಿ ಹರಿದಾಡುತ್ತಿದ್ದಂತೆ ಅಭಿಮಾನಿಗಳು ರಾಜ್ಯದ ವಿವಿಧ ಮೂಲೆಗಳಿಂದ ಅಲ್ಲದೆ, ನೆರೆ ರಾಜ್ಯಗಳಿಂದಲೂ ಹರ್ಷೋದ್ಗಾರಗಳೊಂದಿಗೆ ರಾಜಧಾನಿಗೆ ಆಗಮಿಸಿದರು. ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಎದುರಾಗಬಹುದಾದ ತೊಂದರೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡುತ್ತಿದ್ದಂತೆ ರೋಡ್ ಶೋ ರದ್ದುಪಡಿಸಿದ್ದಲ್ಲದೆ, ತಂಡದ ಆಟಗಾರರಿಗೆ ಬಿಗಿಭದ್ರತೆ ಒದಗಿಸಲಾಯಿತು.

ಆಟಗಾರರು ಉಳಿದುಕೊಂಡಿದ್ದ ರೇಸ್‌ಕೋರ್ಸ್ ರಸ್ತೆಯ ಪಂಚತಾರಾ ಹೋಟೆಲ್‌ಗೂ ಬಿಗಿ ಭದ್ರತಾ ಕೋಟೆ ರಚಿಸಲಾಗಿತ್ತು. ಸರ್ಕಾರದ ಸನ್ಮಾನದ ನಂತರ ಆಟಗಾರರ ತಂಡ ವಿಶೇಷ ಬಸ್‌ನಲ್ಲಿ ನೇರವಾಗಿ ಕೆಎಸ್‌ಸಿಎ ಕ್ರೀಡಾಂಗಣಕ್ಕೆ ತೆರಳಿ ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿತು.

ಇದಕ್ಕೂ ಮುನ್ನ ಬಿಗಿ ಭದ್ರತೆಯಲ್ಲಿ ಎರಡು ವಿಶೇಷ ಬಸ್‌ಗಳಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ತಾಜ್ ವೆಸ್ಟ್‌ಎಂಡ್ ಹೋಟೆಲ್ ಹಾಗೂ ಅಲ್ಲಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ್ದ ವೇದಿಕೆಗೆ ಬರುವವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳ ಸಾಗರ ವಿಜೇತ ತಂಡವನ್ನು ಭವ್ಯವಾಗಿ ಸ್ವಾಗತಿಸಿತು. ರಸ್ತೆಯುದ್ದಕ್ಕೂ 'ಜೈ ಆರ್‌ಸಿಬಿ' ಎಂಬ ಉದ್ಘೋಷ ಮುಗಿಲು ಮುಟ್ಟಿತ್ತು.

ಗಣ್ಯರ ಸಂತಾಪ

ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

ರಾಹುಲ್ ಗಾಂಧಿ: ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯ ವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ವಿಜಯ್ ಮಲ್ಯ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಐಪಿಎಲ್ ಚಾಂಪಿಯನ್ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ

ಇಂತಹ ದುರಂತ ನಡೆಯಬಾರದಿತ್ತು. ನಮ್ಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ಘಟನೆಗೆ ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ನಿನ್ನೆ ಆರ್‌ಸಿಬಿ ತಂಡ ಫೈನಲ್ ಪಂದ್ಯದಲ್ಲಿ ಜಯಗಳಿಸಿತ್ತು. ಇಂದು ಕ್ರಿಕೆಟ್ ಅಸೋಸಿಯೇಷನ್, ಸರ್ಕಾರದ ವತಿಯಿಂದಲೂ ವಿಜಯೋತ್ಸವ ಆಯೋಜಿಸಲಾಗಿತ್ತು. 1 ಲಕ್ಷಕ್ಕೂ ಹೆಚ್ಚು ಜನ ವಿಧಾನಸೌಧದ ಮುಂದೆ ಸೇರಿದ್ದರು. ಅಲ್ಲಿ ನಡೆದ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ಆಗಿದೆ. ಕೆಎಸ್‌ಸಿಎ, ಸರ್ಕಾರ ಇದನ್ನು ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣದಲ್ಲಿ 35 ಸಾವಿರ ಜನರಿಗೆ ಮಾತ್ರ ಆಸನದ ವ್ಯವಸ್ಥೆ ಇತ್ತು. ಆದರೆ 2–3 ಲಕ್ಷ ಜನ ಬಂದಿದ್ದರಂತೆ. ಆದರೆ, ಇಂದು ಸಂಭ್ರಮದ ಬಗ್ಗೆ ಕೆಎಸ್ ಸಿಎ ಮಾಹಿತಿ ಕೊಟ್ಟಿತ್ತು. ಹೀಗಾಗಿ ಇಷ್ಟು ಜನ ಬರುತ್ತಾರೆಂಬ ನಿರೀಕ್ಷೆ ಇರಲಿಲ್ಲ. ಆಸನದ ವ್ಯವಸ್ಥೆ ಇರುವಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಬರುವ ನಿರೀಕ್ಷೆ ಇತ್ತು ಎಂದರು.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಕೊಡುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೂ ಸರ್ಕಾರ ಹಣ ಕೊಡುತ್ತದೆ. ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಒಟ್ಟು 47 ಜನ ಗಾಯಗೊಂಡಿದ್ದಾರೆ. ಕೆಲವರು ಚಿಕಿತ್ಸೆ ಪಡೆದು ಮನೆಗೆ ಹೋಗಿದ್ದಾರೆ. ಒಟ್ಟಾರೆ 47 ಜನಕ್ಕೆ ಗಾಯ ಆಗಿದೆ. ಎಲ್ಲಾ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಡಾಕ್ಟರ್ ಹೇಳಿದ್ದಾರೆ. ಗಾಯಾಳುಗಳ ಸಾರಿಗೆ, ಊಟ ಎಲ್ಲಾ ವ್ಯವಸ್ಥೆ ಸರ್ಕಾರ ಮಾಡಲಿದೆ. ಅನಿರೀಕ್ಷಿತ ದುರಂತ ಇದು ಎಂದು ಸಿಎಂ ನೊಂದು ನುಡಿದರು.



ಕಾಲ್ತುಳಿತದಲ್ಲಿ ಸತ್ತಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸರ್ಕಾರ ಪ್ರಾರ್ಥನೆ ಮಾಡುತ್ತದೆ. ವಿದ್ಯಾರ್ಥಿಗಳು, ಯುವಕ–ಯುವತಿಯರು ಮೃತರಾಗಿದ್ದಾರೆ. ಅವರ ಪೋಷಕರಿಗೆ ಸಾವಿನ ದುಃಖ ಭರಿಸೋ ಶಕ್ತಿ ದೇವರು ಕೊಡಲಿ ಎಂದರಲ್ಲದೇ, ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಲಾಗಿದೆ ಎಂದರು.

ಯಾರು ತಪ್ಪಿತಸ್ಥರು ಇದ್ದಾರೆ ಅವರ ಮೇಲೆ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದೊಂದು ಅನಿರೀಕ್ಷಿತ ಘಟನೆ. ಯಾರೂ ನಿರೀಕ್ಷೆ ಮಾಡಿರಲಿಲ್ಲ. ಭದ್ರತಾ ವೈಫಲ್ಯ ಇಲ್ಲ. ಅನಿರೀಕ್ಷಿತವಾಗಿ ಜನ ಬಂದಿದ್ದರು. ಅದಕ್ಕೆ ಆಗಿದೆ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಾರೆ. ನಾನು ಅದಕ್ಕೆ ಮಾತಾಡುವುದಿಲ್ಲ. ಅನಿರೀಕ್ಷಿತ ಘಟನೆ ಆಗಿರುವುದರಿಂದ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ಡಿಸಿ ತನಿಖೆಗೆ 15 ದಿನ ಸಮಯ ಕೊಡ್ತೀವಿ. ತನಿಖೆಯಿಂದ ಏನು ಬರುತ್ತದೋ ನೋಡೋಣ. ಖಚಿತವಾಗಿ ಏನು ನಡೆದೇ ಇಲ್ಲ ಅಂತ ನಾನು ಹೇಳಿಲ್ಲ. ಹೀಗಾಗಿ, ಡಿಸಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದರು.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದಿದ್ದರೆ ಕಠಿಣ ಕ್ರಮ

ಚೆಸ್ಕಾಂ ಹಾಗೂ ಕೆಪಿಟಿಸಿಎಲ್‌ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚೆಸ್ಕಾಂ ಸಿಬ್ಬಂದಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಎಚ್ಚರಿಕೆ

●ಶಾಸಕರಿಂದ ದೂರುಗಳ ಸುರಿಮಳೆ ●10 ವರ್ಷದಿಂದ ಸಮಸ್ಯೆ ಜೀವಂತ ●ಹಾರಿಕೆ ಉತ್ತರ ನೀಡದೆ ಕೆಲಸ ಮಾಡಿ ●ಎರಡು ವರ್ಷದಲ್ಲಿ ಭೂಗತ ಕೇಬಲ್ ಅಳವಡಿಕೆ



ಮೈಸೂರಿನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಚೆಸ್ಕಾಂ ಹಾಗೂ ಕೆಪಿಟಿಸಿಎಲ್‌ನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮೈಸೂರು, ಜೂ.4(ಬಿಎಲ್‌ಯು)– ರೈತರು ಹಾಗೂ ಸಾರ್ವಜನಿಕರ ಜೊತೆ ಚೆಸ್ಕಾಂ ಸಿಬ್ಬಂದಿ ಸೌಜನ್ಯಯುತವಾಗಿ ವರ್ತಿಸಬೇಕು. ಜನರೊಡನೆ ಉದ್ಧಟತನ ಪ್ರದರ್ಶಿಸಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲರಾಜು ಅವರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಮೈಸೂರು ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಚೆಸ್ಕಾಂ ಹಾಗೂ ಕೆಪಿಟಿಸಿಎಲ್‌ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚೆಸ್ಕಾಂ ಸಿಬ್ಬಂದಿ ವರ್ತನೆ ಬಗ್ಗೆ ಶಾಸಕರು ದೂರಿದರು.

ಚೆಸ್ಕಾಂ ಲೈನ್‌ಮನ್ ಸೇರಿದಂತೆ ಇತರೆ ಸಿಬ್ಬಂದಿ, ರೈತರು ಹಾಗೂ ಸಾರ್ವಜನಿಕರೊಡನೆ ಸೌಜನ್ಯಯುತವಾಗಿ ವರ್ತಿಸದೆ ಒರಟಾಗಿ ವರ್ತಿಸುತ್ತಾರೆ ಎಂದು ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ಕೆ.ಹರೀಶ್‌ಗೌಡ ದೂರಿದ್ದರು.

ಚೆಸ್ಕಾಂ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ವೇಳೆ ಮೃದು ಧೋರಣೆ ತೋರಬೇಕು. ಅದು ಬಿಟ್ಟು ನಮ್ಮ ನಡೆ ಇದೇ ರೀತಿ ಇರುತ್ತದೆ ಎಂದು ಸೊಕ್ಕಿನ ವರ್ತನೆ ತೋರಿದರೆ ಮೊದಲ ಬಾರಿ ಎಚ್ಚರಿಕೆ ನೀಡಿ. ಮತ್ತೆ ತಮ್ಮ ಧೋರಣೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳಿ. ಒಂದಿಬ್ಬರ ವಿರುದ್ಧ ಕ್ರಮ ಕೈಗೊಂಡರೆ ಅದೇ ಉಳಿದವರಿಗೆ ಎಚ್ಚರಿಕೆ ಗಂಟೆಯಾಗಲಿದೆ ಎಂದು ಜಾರ್ಜ್ ಸೂಚಿಸಿದರು.

> “ಶಾಸಕರು ನೀಡುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಸ್ಯೆ ಪರಿಹಾರ ಮಾಡಿ. ಈ ಸಂಬಂಧ ನೀವು ಶಾಸಕರ ಬಳಿ ಹೋಗಬೇಕೇ ಹೊರತು, ನೀವಿರುವ ಸ್ಥಳಕ್ಕೆ ಶಾಸಕರು ಬರುವಂತಹ ಪರಿಸ್ಥಿತಿ ತಂದು ಕೊಳ್ಳಬೇಡಿ. –ಕೆ.ಜೆ.ಜಾರ್ಜ್, ಸಚಿವ

ಶಾಸಕ ತನ್ವೀರ್ ದೂರು: ಮೇಗಳಾಪುರದಿಂದ ಕುಡಿಯುವ ನೀರು ಸರಬರಾಜು ಮಾಡಲು ಪ್ರತ್ಯೇಕ ವಿದ್ಯುತ್ ಮಾರ್ಗ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಲು ನಗರ ಪಾಲಿಕೆಯಿಂದ ಕೆಪಿಟಿಸಿಎಲ್‌ನವರು ಹಣ ಪಡೆದಿದ್ದಾರೆ. ಆದರೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಇದರಿಂದ ಆಗಾಗೆ ಟ್ರಿಪ್ ಆಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಇದರ ಪರಿಣಾಮ ಕುಡಿಯುವ ನೀರು ಸರಬರಾಜು ಮಾಡಲು ತೊಂದರೆ ಆಗುತ್ತಿದೆ. 2015ರಿಂದ 2025ರವರೆಗೆ ಇದೇ ಪರಿಸ್ಥಿತಿ ಮುಂದುವರೆದಿದೆ ಎಂದು ಶಾಸಕ ತನ್ವೀರ್ ಸೇಠ್ ಚೆಸ್ಕಾಂ ಅಧಿಕಾರಿಗಳ ವಿರುದ್ಧ ದೂರಿದರು.

ಹೊಂಗಳ್ಳಿ ಮತ್ತು ಮೇಗಳಾಪುರದ ಕುಡಿಯುವ ನೀರು ಸರಬರಾಜು ಯೋಜನೆಯನ್ನು 60 ಎಂಎಲ್‌ಡಿಯಿಂದ 150 ಎಂಎಲ್‌ಡಿಗೆ ಏರಿಕೆ ಮಾಡಲಾಗುತ್ತಿದೆ. ಇಂತಹ ಸಮಯದಲ್ಲಿ ಪ್ರತ್ಯೇಕ ವಿದ್ಯುತ್ ಮಾರ್ಗ ಹಾಗೂ ನಿರಂತರ ವಿದ್ಯುತ್ ಸರಬರಾಜು ಇಲ್ಲದಿದ್ದರೆ ಕುಡಿಯುವ ನೀರಿಗೆ ತುಂಬಾ ತೊಂದರೆ ಉಂಟಾಗಲಿದೆ. ಇದರಿಂದ ಜನರಿಗೆ ನಾವು ಏನು ಉತ್ತರ ಹೇಳುವುದು ಎಂದು ಅವರು ಪ್ರಶ್ನಿಸಿದರು.

ಕುಡಿಯುವ ನೀರಿಗೆ ವಿದ್ಯುತ್ ಆದ್ಯತೆ: ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಕೂಡಲೇ ಈ ಸಮಸ್ಯೆ ಪರಿಹರಿಸಿ. ಕುಡಿಯುವ ನೀರು ಸರಬರಾಜು ಮಾಡಲು 15 ದಿನದೊಳಗೆ ವಿದ್ಯುತ್ ಸಂಪರ್ಕ ನೀಡಬೇಕು. ಈ ಕುರಿತಂತೆ ಯಾವುದೇ ಸಬೂಬು ಹೇಳದೆ ಕೆಲಸ ಮಾಡಿ ಮುಗಿಸಬೇಕು. ಪ್ರತ್ಯೇಕ ವಿದ್ಯುತ್ ಮಾರ್ಗ ಕಲ್ಪಿಸಿದರೂ ಪರ್ವಾಗಿಲ್ಲ. ಆದರೆ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗಬಾರದು ಎಂದು ಚೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಯುಜಿ ಕೇಬಲ್ (ಭೂಗತ ಕೇಬಲ್) ಅಳವಡಿಸಲು ರಸ್ತೆ ಅಗೆಯುತ್ತಾರೆ. ಆದರೆ ಹಳ್ಳ ಮುಚ್ಚದೆ ಹಾಗೆ ಬಿಡುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ನಗರದ ಕೆಲವು ಭಾಗಗಳಲ್ಲಿ ವೈಟ್ ಮ್ಯಾಪಿಂಗ್ ಮಾಡಲಾಗುತ್ತಿದೆ. ರಸ್ತೆಯಲ್ಲಿ ಕಾಂಕ್ರಿಟ್ ಮಾಡಿದ ನಂತರ ಇವರು ಯುಜಿ ಕೇಬಲ್ ಅಳವಡಿಸಿದರೆ ರಸ್ತೆ ಹಾಳಾಗಲಿದೆ ಎಂದು ಶಾಸಕ ಕೆ.ಹರೀಶ್‌ಗೌಡ ದೂರಿದರು.

ಯುಜಿ ಕೇಬಲ್ ಅಳವಡಿಸಲು ಸುಮಾರು 500 ಕೋಟಿ ರೂಪಾಯಿಗೆ ಟೆಂಡರ್ ನೀಡಲಾಗಿದೆ. ಇದರಲ್ಲಿ ಕೇಬಲ್ ಹಳ್ಳ ಮುಚ್ಚಲು 30 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದೀರಾ. ಇದರಿಂದ ರಸ್ತೆ ಅಗೆದ ಮೇಲೆ ಹಳ್ಳ ಮುಚ್ಚುವುದು ನಿಮ್ಮ ಜವಾಬ್ದಾರಿಯಾಗಿದೆ. ಈ ಕೆಲಸವನ್ನು ಮಾಡಿ ಮುಗಿಸಿ ಎಂದು ಜಾರ್ಜ್ ಆದೇಶ ನೀಡಿದರು.

ಬಹಳಷ್ಟು ಕಡೆ ಕಬ್ಬಿಣದ ವಿದ್ಯುತ್ ಕಂಬಗಳನ್ನು ರಸ್ತೆ ಪಕ್ಕ ಎಸೆದು ಹೋಗಿದ್ದೀರಾ. ಅವು ತುಕ್ಕು ಹಿಡಿಯುತ್ತಿದ್ದು ಸುಮಾರು ಎಂಟು ವರ್ಷವಾದರೂ ಅದನ್ನು ತೆರವು ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡರು ದೂರಿತ್ತರು.

ಶಾಸಕರು ಹೇಳುವ ಕೆಲಸವನ್ನು ಶೀಘ್ರವೇ ಮಾಡಿ ಮುಗಿಸಿ. ಯಾವಾಗ ಕೆಲಸ ಮಾಡಿ ಪೂರ್ಣಗೊಳಿಸುತ್ತೇವೆ ಎಂದು ಸ್ಪಷ್ಟಪಡಿಸಿ. ಅದು ಬಿಟ್ಟು ಹಾರಿಕೆಯ ಉತ್ತರ ನೀಡಬೇಡಿ. ಆಫೀಸ್‌ನಲ್ಲಿ ಕೂರದೆ ಫೀಲ್ಡ್‌ಗೆ ಹೋಗಿ ಕೆಲಸ ಮಾಡಬೇಕು ಎಂದು ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯುತ್ ನೀಡಿ: ಪಂಪ್‌ಸೆಟ್‌ಗಳಿಗೆ 10 ಹೆಚ್.ಪಿ.ಗೆ ವಿದ್ಯುತ್ ಸಂಪರ್ಕ ನೀಡುತ್ತಾರೆ. ಆದರೆ ಅಷ್ಟು ಪ್ರಮಾಣದ ವಿದ್ಯುತ್ ಸರಬರಾಜು ಮಾಡುವುದಿಲ್ಲ. ರೈತರು ಎಷ್ಟು ಹೆಚ್.ಪಿ. ಸಂಪರ್ಕ ಪಡೆಯುತ್ತಾರೋ ಅಷ್ಟಕ್ಕೆ ವಿದ್ಯುತ್ ಸರಬರಾಜು ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಮನವಿ ಮಾಡಿದರು.

ನೀವು ಹೇಳಿದಷ್ಟು ಪ್ರಮಾಣದ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಸೋಲಾರ್ ಪ್ಯಾನಲ್ ಅಳವಡಿಸಿ ಅಲ್ಲಿಂದ ವಿದ್ಯುತ್ ಸಂಪರ್ಕ ಪಡೆಯಿರಿ ಎಂದು ಜಾರ್ಜ್ ಸಲಹೆ ನೀಡಿದರು.

ಹೊಸ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಳೆಯಿಂದ ಕೆಲವು ಕಡೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಪಾಯಕಾರಿ ಸ್ಥಳ ಗುರುತಿಸಿ ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು ನಗರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಎರಡು ವರ್ಷದಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೆ.ಎಂ.ಮುನಿಗೋಪಾಲ್‌ರಾಜು ತಿಳಿಸಿದರು.

ಅರಣ್ಯದ ಅಂಚಿನಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷದ ಕಾರಣ ಬೆಳಗ್ಗಿನ ವೇಳೆ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ವಿವರಿಸಿದರು. ಶಾಸಕ ಡಾ.ತಿಮ್ಮಯ್ಯ, ಶ್ರೀವತ್ಸ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ಕುಮಾರ್‌ಪಾಂಡೆ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ, ಜಿಪಂ ಸಿಇಓ ಯುಕೇಶ್‌ಕುಮಾರ್, ನಗರ ಪಾಲಿಕೆ ಆಯುಕ್ತ ಷೇಕ್ ಆಸೀಫ್ ತನ್ವೀರ್, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೈಸೂರು ಜಿಲ್ಲೆಯಲ್ಲಿ 44 ಉಪ ವಿದ್ಯುತ್ ಸ್ಥಾವರ ಸ್ಥಾಪನೆ

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ

ಮೈಸೂರು, ಜೂ.4(ಬಿಎಲ್‌ಯು)– ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸಲು ಮೈಸೂರು ಜಿಲ್ಲೆಯಲ್ಲಿ 44 ಉಪ ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಗರದ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 100 ಉಪ ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲಿದ್ದು, ಎರಡು ವರ್ಷದಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದರು.

ಕುಸುಮ್ ಯೋಜನೆಯಲ್ಲಿ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದ್ದು, ಗೌರಿ ಬಿದನೂರಿನಲ್ಲಿ ಜೂನ್ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಉದ್ಘಾಟನೆ ಮಾಡುವರು ಎಂದರು.

ರಾಜ್ಯದಲ್ಲಿರುವ 4.5 ಲಕ್ಷ ಅಕ್ರಮ ಪಂಪ್‌ಸೆಟ್‌ಗಳಲ್ಲಿ 2.5 ಲಕ್ಷ ಟ್ರಾನ್ಸ್‌ಫಾರ್ಮರ್‌ಗಳನ್ನು ಸಕ್ರಮಗೊಳಿಸಲಾಗಿದೆ. ಫೀಡರ್‌ನಿಂದ 500 ಮೀಟರ್ ಒಳಗಿನ ಪಂಪ್‌ಸೆಟ್‌ಗಳಿಗೆ ಸರ್ಕಾರವೇ ಟ್ರಾನ್ಸ್‌ಫಾರ್ಮರ್ ನೀಡಲಿದೆ. 500 ಮೀಟರ್ ಹೊರಗಿನ ಪಂಪ್‌ಸೆಟ್‌ಗಳಿಗೆ ಕುಸುಮ್–ಬಿನಲ್ಲಿ ಸೋಲಾರ್‌ನಿಂದ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಸಲಹೆ ನೀಡಿದರು.

ಮೈಸೂರಿನ ಕಡಕೊಳದ ಚಾರ್ಜಿಂಗ್ ಸ್ಟೇಷನ್ ನನ್ನು ಇನ್ನು ಒಂದು ವರ್ಷದೊಳಗೆ ಕಾರ್ಯಾರಂಭ ಮಾಡಲಾಗುವುದು. ರಾಜ್ಯದಲ್ಲಿ 5 ಸಾವಿರ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ ಮಾಡಲಾಗುವುದು. 18 ಹಾಡಿಗಳಲ್ಲಿರುವ 618 ಮನೆಗಳಿಗೆ ಡಿಸೆಂಬರ್ ಒಳಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಮಳೆಗಾಲದಲ್ಲಿ ಟ್ರಾನ್ಸ್ ಫಾರ್ಮರ್ ಕೆಟ್ಟು ಹೋದರೆ ಅದನ್ನು ತೆರವು ಮಾಡಿ ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಸಲು ಅಗತ್ಯ ಟ್ರಾನ್ಸ್‌ಫಾರ್ಮರ್ ಇದೆ ಎಂದರು.

ಇದೇ ವೇಳೆ ಮಾತನಾಡಿದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು, ಮೈಸೂರಿನ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ವಿದ್ಯುತ್ ಮಾರ್ಗ ಬದಲಾವಣೆ ಸಂಬಂಧ ಜೂನ್ 6 ರಂದು ಸಭೆ ನಡೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದರು. ಶಾಸಕ ಜಿ.ಟಿ. ದೇವೇಗೌಡ, ವಿವೇಕಾನಂದ, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸ್ಮಾರ್ಟ್ ಮೀಟರ್ ಹಗರಣದ ಆರೋಪ

ಯಾರು ಎಲ್ಲಿಗೆ ದೂರು ನೀಡಿದರೂ ಎದುರಿಸುವ ಶಕ್ತಿ ನನಗಿದೆ

ವಿರೋಧ ಪಕ್ಷಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸವಾಲು

ಮೈಸೂರು, ಜೂ.4(ಬಿಎಲ್‌ಯು)– ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಕೆಲವರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಯಾರು ಎಲ್ಲಿಗೆ ಹೋಗಿ ದೂರು ಕೊಟ್ಟರೂ ಅದನ್ನು ಎದುರಿಸುವ ಶಕ್ತಿ ನನ್ನಲ್ಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿರೋಧ ಪಕ್ಷಗಳಿಗೆ ಸವಾಲು ಹಾಕಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಕಿಕ್ ಬ್ಯಾಕ್ ಪಡೆದಿದ್ದೇನೆ ಎಂದು ಆರೋಪ ಮಾಡುತ್ತಿರುವ ಬಿಜೆಪಿಯವರಿಗೆ ಕಿಕ್ಕೂ ಇಲ್ಲ, ಬ್ಯಾಕೂ ಇಲ್ಲ ಎಂದು ಗೇಲಿ ಮಾಡಿದರು.

ಸ್ಮಾರ್ಟ್ ಮೀಟರ್‌ನಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲವರು ಕೋರ್ಟ್‌ಗೆ ಹೋಗಿದ್ದು, ನಾನು ಕೋರ್ಟ್‌ನಲ್ಲೇ ಅವರಿಗೆ ತಕ್ಕ ಉತ್ತರ ನೀಡುತ್ತೇನೆ. ಅವರು ಕೋರ್ಟ್‌ಗೆ ಹೋಗಿರುವುದು ಒಳ್ಳೆಯದೇ ಆಯಿತು. ಇದರಿಂದ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂಬುದು ಸಾಬೀತಾಗಲಿದೆ ಎಂದರು.

ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವ ಸಮಯದಲ್ಲಿ ಕೂಡ ಇದೇ ರೀತಿಯ ಆರೋಪ ಮಾಡಿದ್ದರು. ಅಂದು ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡಿದ ಕಾರಣ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಸಾಧ್ಯವಾಗಲಿಲ್ಲ. ಅದರಿಂದ ಈಗ ಜನರು ಕಷ್ಟ ಅನುಭವಿಸುತ್ತಿದ್ದಾರೆ. ಪ್ರಸ್ತುತ ಸ್ಮಾರ್ಟ್ ಮೀಟರ್ ವಿಚಾರದಲ್ಲೂ ಅದೇ ರೀತಿಯ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಐಎಎಸ್ ಅಧಿಕಾರಿ ಡಿ.ಕೆ.ರವಿ ಸಾವಿನ ಮೊಕದ್ದಮೆಯಲ್ಲಿ ಕೂಡ ನನ್ನ ಮೇಲೆ ಇದೇ ರೀತಿಯ ಆರೋಪ ಮಾಡಿದ್ದರು. ಸಿಬಿಐ ತನಿಖೆಗೆ ಕೂಡ ವಹಿಸಿದ್ದರು. ಆದರೆ ಡಿ.ಕೆ.ರವಿ ಸಾವಿನ ವಿಚಾರದಲ್ಲಿ ನನ್ನ ಪಾತ್ರವಿಲ್ಲ ಎಂಬುದು ಸ್ಪಷ್ಟವಾಯಿತು. ಈ ಹಿನ್ನೆಲೆ ಸಿಬಿಐನವರು ನನ್ನನ್ನು ವಿಚಾರಣೆಗೆ ಕರೆಯಲೇ ಇಲ್ಲ. ಈಗ ಇಂತಹದೇ ಆರೋಪ ನನ್ನ ಮೇಲೆ ಹೊರೆಸುತ್ತಿದ್ದಾರೆ ಎಂದು ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು.

ನಾನು ಸಾಫ್ಟ್ ಲೀಡರ್ ಅಲ್ಲ

> “ನಾನು ಸೌಜನ್ಯಯುತವಾಗಿ ಮಾತನಾಡುತ್ತೇನೆ ಎಂದ ಮಾತ್ರಕ್ಕೆ ನಾನು ಸಾಫ್ಟ್ ಲೀಡರ್ ಅಲ್ಲ. ಬಿಜೆಪಿಯವರು ಪ್ರತಿ ಬಾರಿ ನನ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಇವರ ಆರೋಪ ಕೇಳುತ್ತಿದ್ದೇನೆ ಎಂಬ ಮಾತ್ರಕ್ಕೆ ನಾನು ಸಾಫ್ಟ್ ಲೀಡರ್ ಅಲ್ಲ. ಬಿಜೆಪಿಯವರು ನನ್ನ ವಿರುದ್ಧ ಅತಿರೇಕದ ಮಾತನ್ನಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ. ನಾನು ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದವನು. ಶಾಸಕ, ಸಚಿವನಾಗಿ ಹಲವು ಇಲಾಖೆಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಸಾಫ್ಟ್ ಆಗಿದ್ದರೆ ಈ ಹಂತಕ್ಕೆ ಬರಲು ಸಾಧ್ಯವಾಗಿತ್ತೆ. –ಕೆ.ಜೆ.ಜಾರ್ಜ್, ಇಂಧನ ಸಚಿವ

ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಯಾವಾಗ ಏನು ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧರಿಸಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅವರಿಗೆ ಜನ ಬೆಂಬಲವಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 5 ವರ್ಷವೂ ಇರಬಹುದು, 10 ವರ್ಷವೂ ಇರಬಹುದು ಎಂದು ಹೇಳಿದ ಜಾರ್ಜ್, ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಆಗುತ್ತಾರೆ ಎಂದು ನೀವೇ ನವೆಂಬರ್‌ಗೆ ಡೆಡ್‌ಲೈನ್ ಕೊಟ್ಟಿದ್ದೀರಲ್ಲ ಎಂದು ಪತ್ರಕರ್ತರನ್ನು ಕಿಚಾಯಿಸಿದರು. ಈಗ ಜೂನ್ ತಿಂಗಳು, ನವೆಂಬರ್ ತಿಂಗಳು ಬಂದಾಗ ಈ ಬಗ್ಗೆ ಮಾತನಾಡುತ್ತೇನೆ. ಆದರೆ ಈಗಲೇ ಮುಂದೆ ಆಗುವ ಬೆಳವಣಿಗೆ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ. ಈ ವಿಚಾರದ ಬಗ್ಗೆ ಹೆಚ್ಚು ಪ್ರಶ್ನೆ ಕೇಳಿ ನನ್ನನ್ನು ಸಿಲುಕಿಸಬೇಡಿ ಎಂದರು.

ಕಾಂಗ್ರೆಸ್ ಮೌಲ್ಯ, ಸಿದ್ಧಾಂತಗಳ ಕಣಜ



ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯ

ಮೈಸೂರು, ಜೂ.4(ಬಿಎಲ್‌ಯು)– ಎಲ್ಲಾ ಜಾತಿ, ಧರ್ಮದವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಕಾಂಗ್ರೆಸ್ ಮೌಲ್ಯ ಹಾಗೂ ಸಿದ್ಧಾಂತಗಳ ಕಣಜ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು.

ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಇದ್ದರೆ ಮಾತ್ರ ನಾವು, ನಮ್ಮಿಂದ ಕಾಂಗ್ರೆಸ್ ಅಲ್ಲ ಎಂಬ ವಾಸ್ತವತೆಯನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು ಎಂದು ಹೇಳಿದರು.

ಜನ ಪರವಾಗಿ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ನಮಗೆ ಅಧಿಕಾರ ಇರಲಿ, ಬಿಡಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ಗೃಹ ಜ್ಯೋತಿ ಯೋಜನೆಯಿಂದ 1.68 ಕೋಟಿ ಜನರು 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದು, ವಿದ್ಯುತ್ ಬಳಕೆಗೆ ನಯಾ ಪೈಸೆ ಖರ್ಚು ಮಾಡುತ್ತಿಲ್ಲ. ಇದು ನಮ್ಮ ಸರ್ಕಾರದ ಸಾಧನೆಗಳಲ್ಲಿ ಒಂದು ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ಜಾರ್ಜ್ ಅವರು ಇಂಧನ ಸಚಿವರಾದ ಮೇಲೆ ಇಲಾಖೆಗೆ ಹೊಸ ರೂಪ ನೀಡಿದ್ದಾರೆ. ಎಲ್ಲಾ ಗೊಂದಲ ನಿವಾರಣೆ ಮಾಡಿ ಪ್ರಮುಖ ನಿರ್ಣಯ ಕೈಗೊಂಡಿದ್ದಾರೆ ಎಂದರು.

ಇದೇ ವೇಳೆ ಜಾರ್ಜ್ ಅವರು ಕಾಂಗ್ರೆಸ್ ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಶಾಸಕರಾದ ಕೆ.ಹರೀಶ್ ಗೌಡ, ಡಿ.ರವಿಶಂಕರ್, ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷ ಅರುಣ್‌ಕುಮಾರ್, ಎಐಸಿಸಿ ಸದಸ್ಯ ಪ್ರೇಮ್ ಕುಮಾರ್, ಮಾಜಿ ಮೇಯರ್‌ಗಳಾದ ಮೋದಾಮಣಿ, ಪುಷ್ಪಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೀರಿನ ಕಂದಾಯವನ್ನು 3ನೇ ಪಾರ್ಟಿಗೆ ಕೊಡದೆ ಪಾವತಿ ಕೇಂದ್ರಗಳಲ್ಲೇ ಪಾವತಿಸಿ

ಮೈಸೂರು, ಜೂ.4– ಮೈಸೂರು ನಗರದ ಸಾರ್ವಜನಿಕರು ನೀರಿನ ಕಂದಾಯವನ್ನು 3ನೇ ಪಾರ್ಟಿಯವರಿಗೆ ಕೊಡದೆ ಹತ್ತಿರವಿರುವ ನೀರಿನ ಕಂದಾಯ ಪಾವತಿ ಕೇಂದ್ರಗಳಲ್ಲಿ, ಗೂಗಲ್ ಪೇ, ಫೋನ್‌ಪೇ, ಪೇಮೆಂಟ್ ಗೇಟ್‌ವೇ ಮುಖಾಂತರ ಪಾವತಿಸಲು ಮೈಸೂರು ನಗರಪಾಲಿಕೆ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗ(ಪಶ್ಚಿಮ) ಮನವಿ ಮಾಡಿದೆ. ನಗದನ್ನು ಪಾಲಿಕೆ ಸಿಬ್ಬಂದಿಗೆ ಅಥವಾ 3ನೇ ಪಾರ್ಟಿಗೆ ನೀಡದೆ ಮೈಸೂರು ಪಾಲಿಕೆ ನಿಗದಿಪಡಿಸಿರುವ ನೀರಿನ ಕಂದಾಯ ಪಾವತಿ ಕೇಂದ್ರಗಳಾದ ಲಷ್ಕರ್ ಮೊಹಲ್ಲಾ, ತಿಲಕ್‌ನಗರ, ಎನ್.ಆರ್. ಮೊಹಲ್ಲಾ, ಉದಯಗಿರಿ, ವಿ.ವಿ.ಮೊಹಲ್ಲಾ, ಜೆ.ಪಿ.ನಗರ, ಬೋಗಾದಿ, ವಿಜಯನಗರ, ಹೆಬ್ಬಾಳು, ಕಲ್ಯಾಣಗಿರಿ, ಚಾಮರಾಜ ಮೊಹಲ್ಲಾ, ಕುವೆಂಪುನಗರ, ಕೆ.ಆರ್. ಮೊಹಲ್ಲಾ, ವಾಣಿ ವಿಲಾಸ ಕಚೇರಿ, ಎಂ.ಜಿ. ರೋಡ್, ಸರಸ್ವತಿಪುರಂ ಮತ್ತು ವಿವೇಕಾನಂದನಗರದ ಪಾಲಿಕೆಯ ನೀರಿನ ಕಂದಾಯ ಪಾವತಿ ಕೇಂದ್ರಗಳಲ್ಲಿ ಪಾವತಿಸಿ ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೈಸೂರು,ಜೂ.4–ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ಜೂನ್ 5ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ, ಬೆಳವಾಡಿ, ಬಸವನಪುರ, ಮರಟಿಕ್ಯಾತನಹಳ್ಳಿ ಗೇಟ್ ಸುತ್ತಮುತ್ತ ಪಂಚಾಚಾರ್ಯ ಲೇಔಟ್, ಕೆ.ಹೆಮ್ಮನಹಳ್ಳಿ, ಲಿಂಗದೇವರ ಕೊಪ್ಪಲು, ಹೂಟಗಳ್ಳಿ–ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ರ್ಯಾಂಡ್ ಮೌರ್ಯ ಹೋಟೆಲ್, ರಿಲೆಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್‌ಮೆಂಟ್ ಹಿನಕಲ್, ಎಸ್‌ವಿಇಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ, ಕೆ ಹೆಮ್ಮನಹಳ್ಳಿ, ಗೊಹಳ್ಳಿ, ಸಾಹುಕಾರ ಹುಂಡಿ, ಮಾದಗಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಡಿ.ಎಂ.ಜಿ ಹಳ್ಳಿ ವಿದ್ಯುತ್ ವ್ಯಾಪ್ತಿ: ಡಿ.ಎಂ.ಜಿ. ಹಳ್ಳಿ, ಕಮರಹಳ್ಳಿ, ಮಾಣಿಕ್ಯಪುರ, ದೊಡ್ಡ ಹಟ್ಟಿಹುಂಡಿ, ಮರಿಯ್ಯನ ಹುಂಡಿ, ಕಟ್ಟೆಹುಂಡಿ, ಶೆಟ್ಟಿನಾಯಕನಹಳ್ಳಿ, ಕುಮಾರಬೀಡು, ಬೀರಿಹುಂಡಿ, ಮಾದಳ್ಳಿ, ನುಗ್ಗೆಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳು.

ಹೆಚ್.ಡಿ.ಕೋಟೆ ಉಪ ವಿಭಾಗದ ಆಲನಹಳ್ಳಿ ಶಾಖಾ ವ್ಯಾಪ್ತಿ: ಕ್ಯಾತನಹಳ್ಳಿ, ಆಲನಹಳ್ಳಿ ಮತ್ತು ಜಿ.ಬಿ.ಸರಗೂರು ಪಂಚಾಯಿತಿ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಜರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಒನ್ ಟೈಮ್ ನೋಂದಣಿ ಸಂಖ್ಯೆ ಸೃಜಿಸಿ

ಮೈಸೂರು,ಜೂ.4– 2025–2026ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮಂಜೂರಾತಿಗಾಗಿ Ministry of Ele ctronics and Information Technology ಅಭಿವೃದ್ಧಿಪಡಿಸಿರುವ National Scholarship Portal http:// scholarships. gov.inನಲ್ಲಿ One Time Registra tion ಸಂಖ್ಯೆಯನ್ನು ಸೃಜಿಸಿಕೊಂಡು ನಂತರ ರಾಜ್ಯ ವಿದ್ಯಾರ್ಥಿ ವೇತನ (SSP) ತಂತ್ರಾಂಶದ ಮುಖಾಂತರ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇಶ - ವಿದೇಶ

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಶವವಾಗಿ ಪತ್ತೆ



ಇಸ್ಲಾಮಾಬಾದ್: ಜೈಶ್–ಎ–ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ಇಸಾರ್ ಮೃತಪಟ್ಟಿದ್ದಾನೆ. ಈತ ಕುಖ್ಯಾತ ಜೈಶ್–ಎ–ಮೊಹಮ್ಮದ್ ಭಯೋತ್ಪಾದಕ ಭಾರತದ ವಿರುದ್ಧ ವಿಷ ಕಾರುತ್ತಿದ್ದ. ಆದರೆ ಹೇಗೆ ಸತ್ತನೆಂಬುದು ಇನ್ನೂ ನಿಗೂಢವಾಗಿದೆ. ವರದಿಗಳ ಪ್ರಕಾರ ಜೈಶ್‌ನ ಪ್ರಧಾನ ಕಚೇರಿ ಇರುವ ಪಾಕಿಸ್ತಾನದ ಬಹಾವಲ್‌ಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಸಾವಿನ ಬಗ್ಗೆ ಜೈಶ್ ಮತ್ತು ಪಾಕಿಸ್ತಾನ ಸರ್ಕಾರ ಮೌನ ವಹಿಸಿವೆ. ಜೈಶ್‌ಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಅವರ ಸಾವು ಮತ್ತು ಅಂತ್ಯಕ್ರಿಯೆಯನ್ನು ದೃಢಪಡಿಸಿವೆ. ಆದರೆ ಸಾವಿಗೆ ಕಾರಣದ ಬಗ್ಗೆ ಒಂದು ಮಾತು ಕೂಡ ಮಾತನಾಡಿಲ್ಲ. ಅಬ್ದುಲ್ ಅಜೀಜ್ ಜೈಶ್–ಎ–ಮೊಹಮ್ಮದ್‌ನ ಪಂಜಾಬ್ ಪ್ರಾಂತ್ಯದಲ್ಲಿ ಮತ್ತು ವಿಶೇಷವಾಗಿ ಬಹಾವಲ್ಪುರ್, ರಾವಲ್ಪಿಂಡಿಯಂತಹ ಪ್ರದೇಶಗಳಲ್ಲಿ ಯುವಕರನ್ನು ಮೂಲಭೂತವಾದಿಗಳಾಗಿ ಪರಿವರ್ತಿಸುತ್ತಿದ್ದ. ಭಾರತದ ವಿರುದ್ಧ ಅವರನ್ನು ಪ್ರಚೋದಿಸುತ್ತಿದ್ದ. ಅವನ ಸಾವು ಜೈಶ್‌ಗೆ, ವಿಶೇಷವಾಗಿ ಸ್ಥಳೀಯ ನೇಮಕಾತಿ ಮತ್ತು ಬ್ರೈನ್‌ವಾಶ್ ಜಾಲಕ್ಕೆ ದೊಡ್ಡ ಹೊಡೆತವಾಗಿದೆ. ಜೈಶ್‌ಗೆ ಸಂಬಂಧಿಸಿದ ಖಾತೆಗಳು ಅವನನ್ನು ಬಹಾವಲ್ಪುರದಲ್ಲಿ ಸಮಾಧಿ ಮಾಡಲಾಗಿದೆ ಎಂದು ಹೇಳುತ್ತವೆ.

ಒಡಿಶಾದಲ್ಲಿ ತಪ್ಪಾದ ಇಂಜೆಕ್ಷನ್‌ಗೆ ಐವರು ಬಲಿ; ತನಿಖೆಗೆ ಆದೇಶ

ಕೊರಾಪುಟ್: ಒಡಿಶಾದ ಕೊರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ಆಸ್ಪತ್ರೆ ಸಿಬ್ಬಂದಿ ತಪ್ಪು ಇಂಜೆಕ್ಷನ್ ನೀಡಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.



ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು. ಅವರ ಸಾವಿಗೆ ಸ್ವಲ್ಪ ಮೊದಲು ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಇಂಜೆಕ್ಷನ್ ನೀಡಿದ್ದಾರೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ನಾವು ಎಲ್ಲಾ ಇಲಾಖಾ ಮುಖ್ಯಸ್ಥರ ಸಭೆಯನ್ನು ಕರೆದಿದ್ದೇವೆ. ಮಂಗಳವಾರ ರಾತ್ರಿ ಸಾವನ್ನಪ್ಪಿದ ರೋಗಿಗಳನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕವಾಗಿ, ಸಾವುಗಳು ಯಾವುದೇ ತಪ್ಪು ಇಂಜೆಕ್ಷನ್‌ನಿಂದ ಸಂಭವಿಸಿಲ್ಲ ಎಂದು ತೋರುತ್ತದೆ. ಆದಾಗ್ಯೂ, ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದು SLNMCH ನ ಸೂಪರಿಂಟೆಂಡೆಂಟ್ ಸುಸಂತಾ ಕುಮಾರ್ ಸಾಹು ತಿಳಿಸಿದ್ದಾರೆ.

ಕೆನಡಾದ ಟೊರೊಂಟೊದಲ್ಲಿ ಗುಂಡಿನ ದಾಳಿ, ಓರ್ವ ಸಾವು

ಟೊರೊಂಟೊ: ಕೆನಡಾದ ಟೊರೊಂಟೊದ ಲಾರೆನ್ಸ್ ಹೈಟ್ಸ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ ಉತ್ತರ ಯಾರ್ಕ್‌ನ ಲಾರೆನ್ಸ್ ಹೈಟ್ಸ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡುಗಳಿಂದ ಗಾಯಗೊಂಡ ಕನಿಷ್ಠ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟೊರೊಂಟೊ ಪೊಲೀಸರು ದೃಢಪಡಿಸಿದ್ದಾರೆ.



ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಫ್ಲೆಮಿಂಗ್ಟನ್ ರಸ್ತೆ ಮತ್ತು ಜಕಾರಿ ಕೋರ್ಟ್ ಬಳಿ ರಾತ್ರಿ 8.40ಕ್ಕೆ ಗುಂಡಿನ ದಾಳಿ ನಡೆದ ವರದಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಟೊರೊಂಟೊ ಪೊಲೀಸರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಂದೂಕುಧಾರಿಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ. ಲಾರೆನ್ಸ್ ಹೈಟ್ಸ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯ ಸುದ್ದಿಯಿಂದ ವಿಚಲಿತಗೊಂಡಿದ್ದೇನೆ ಎಂದು ಟೊರೊಂಟೊ ಮೇಯರ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನನ್ನ ಕಚೇರಿ ಟೊರೊಂಟೊ ಪೊಲೀಸರೊಂದಿಗೆ ಸಂಪರ್ಕದಲ್ಲಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದರು.

ಸಿಕ್ಕಿಂ ಪ್ರವಾಹದಲ್ಲಿ ಸಿಲುಕಿರುವ 113 ಪ್ರವಾಸಿಗರಿಗೆ ವಾಕ್ ವೇ ನಿರ್ಮಾಣ

ಸಿಕ್ಕಿಂ: ಮಂಗನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಅನೇಕ ಭೂಕುಸಿತಗಳಿಂದಾಗಿ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದ್ದ ಉತ್ತರ ಸಿಕ್ಕಿಂನ ಲಾಚೆನ್ ಗ್ರಾಮಕ್ಕೆ ಸೇನಾ ಸಿಬ್ಬಂದಿ ವಾಕ್ ವೇ ಸ್ಥಾಪಿಸಿದ್ದಾರೆ ಮತ್ತು ಅಲ್ಲಿ ಸಿಲುಕಿಕೊಂಡಿದ್ದ 113 ಪ್ರವಾಸಿಗರನ್ನು ತಲುಪಿದ್ದಾರೆ ಎಂದು ಬುಧವಾರ ಅಧಿಕೃತ ಹೇಳಿಕೆ ತಿಳಿಸಿದೆ.



ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಸಿಲುಕಿಕೊಂಡಿದ್ದ ಈ ಪ್ರವಾಸಿಗರನ್ನು ಶೀಘ್ರದಲ್ಲೇ ಸ್ಥಳಾಂತರಿಸಲಾಗುವುದು ಎಂದು ಅದು ತಿಳಿಸಿದೆ. ಜೂನ್ 1ರಂದು ಚಾಟೆನ್‌ನಲ್ಲಿರುವ ಮಿಲಿಟರಿ ಶಿಬಿರದಲ್ಲಿ ಭೂಕುಸಿತ ಸಂಭವಿಸಿದ ನಂತರ ಕಾಣೆಯಾದ ಆರು ಜನರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ. ಸೇನೆಯು ಲಾಚೆನ್ ಗ್ರಾಮಕ್ಕೆ ಪಾದಚಾರಿ ಸಂಪರ್ಕವನ್ನು ಸ್ಥಾಪಿಸಿದೆ ಮತ್ತು ಶೀಘ್ರದಲ್ಲೇ ಸಿಲುಕಿರುವ 113 ಪ್ರವಾಸಿಗರನ್ನು ಸ್ಥಳಾಂತರಿಸಲಾಗುವುದು" ಎಂದು ಹೇಳಿಕೆ ತಿಳಿಸಿದೆ. ಉತ್ತರ ಸಿಕ್ಕಿಂನಲ್ಲಿ ಸ್ಥಳೀಯರು ಮತ್ತು ಸಿಲುಕಿರುವ ಪ್ರವಾಸಿಗರಿಗೆ ಸಹಾಯ ಮಾಡಲು ಭಾರತೀಯ ಸೇನಾ ಸಿಬ್ಬಂದಿ ತೀವ್ರ ಹವಾಮಾನ ಪರಿಸ್ಥಿತಿಗಳು ಮತ್ತು ಅಪಾಯಕಾರಿ ಭೂಪ್ರದೇಶದಲ್ಲಿ ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ.

ಜಮಾತ್ ಉದ್‌ದಾವಾ ರ್‍ಯಾಲಿಯಲ್ಲಿ ಪಾಕ್ ಸ್ಪೀಕರ್ ಭಾಗಿ

ಲಾಹೋರ್: ಮುಂಬೈ ಭಯೋತ್ಪಾದಕ ದಾಳಿಯ ಮುಖ್ಯ ಸಂಚುಕೋರ ಹಫೀಜ್ ಸಯೀದ್ ನೇತೃತ್ವದ ನಿಷೇಧಿತ ಸಂಘಟನೆ ಜಮಾತ್ ಉದ್ ದಾವಾ (ಜೆಯುಡಿ) ಆಯೋಜಿಸಿದ್ದ ರ್‍ಯಾಲಿಯಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸ್ಪೀಕರ್ ಮಲಿಕ್ ಅಹಮದ್ ಖಾನ್ ಅವರು ಪಾಲ್ಗೊಂಡಿದ್ದಾರೆ.



ಪಾಕಿಸ್ತಾನ್ ಮುಸ್ಲಿಮ್ ಲೀಗ್ ನವಾಜ್ (ಪಿಎಂಎಲ್‌ಎನ್) ಪಕ್ಷದ ಮುಖಂಡರಾಗಿರುವ ಖಾನ್ ಅವರು ಕಸೂರ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಜೆಯುಡಿ ನಾಯಕರ ಜತೆ ವೇದಿಕೆ ಹಂಚಿಕೊಂಡು ಭಾರತದ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಜೆಯುಡಿ ನಾಯಕ ಸೈಫುಲ್ಲಾ ಕಸೂರಿ, ಹಫೀಜ್ ಸಯೀದ್‌ನ ಪುತ್ರ ಹಫೀಜ್ ತಲ್ಹಾ ಮತ್ತು ಇತರರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತೀವ್ರಗಾಮಿ ಇಸ್ಲಾಮಿಸ್ಟ್ ಪಾರ್ಟಿ ತೆಹ್ರೀಕ್–ಎ–ಲಬ್ಬೈಕ್ ಪಾಕಿಸ್ತಾನ್ (ಟಿಎಲ್‌ಪಿ) ಮುಖ್ಯಸ್ಥ ಸಾದ್ ಹುಸೇನ್ ರಿಜ್ವಿ ಕೂಡ ಉಪಸ್ಥಿತರಿದ್ದರು.

ಜೆಯುಡಿ ರ್‍ಯಾಲಿಯಲ್ಲಿ ಪಾಲ್ಗೊಂಡ ಬಗ್ಗೆ ಪತ್ರಕರ್ತರು ಸೋಮವಾರ ಖಾನ್ ಅವರನ್ನು ಕೇಳಿದಾಗ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅವರು (ಸೈಫುಲ್ಲಾ) ಶಂಕಿತರಾಗಿರುವುದು ಹೇಗೆ? ಎಂದು ಮರು ಪ್ರಶ್ನೆ ಹಾಕಿದ್ದಾರೆ.

ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ, ಜೂ.4–ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದರೆಂದು ಆಕಾಶವಾಣಿ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಸ್ಮರಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಪರಿಷತ್ತಿನ ಸಂಸ್ಥಾಪಕ 'ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 141 ನೇ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ' ಪ್ರಶಸ್ತಿ ನೀಡಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಸೇನಾ ಕ್ಷೇತ್ರ ಹಾಗೂ ಕ್ರೀಡಾ ಪರಂಪರೆಗೆ ಹೆಸರಾಗಿದೆ. ಸೈನಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದೆ. ಜಿಲ್ಲೆಯಲ್ಲಿ ಜಾನಪದ ಮತ್ತು ಸಾಮಾಜಿಕ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ತಿಳಿಸಿದರು.


ಸ್ಮಿತಾ ಅಮೃತ ರಾಜ್ ಅವರಿಗೆ ವಿಜಯ ವಿಷ್ಣು ಭಟ್ ದತ್ತಿ' ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸ್ಮಿತಾ ಅಮೃತ ರಾಜ್ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಲೋಕ ದರ್ಶನ ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಸಾಹಿತ್ಯ ಪರಿಷತ್ತು ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶಗಳು ದೊರೆಯುವಂತಾಗಬೇಕು ಎಂದರು. ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ಸಾಹಿತಿ ನಾಗೇಶ್ ಕಾಲೂರು, ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿದರು.

ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದಿಂದ ಸುಬ್ರಾಯ ಸಂಪಾಜೆ ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಮದಿಯ ನೆರವನ ರೇವತಿ ರಮೇಶ್, ಪರಿಷತ್ತಿನ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾರಿಯಂಡ ಜೋಯಪ್ಪ, ಕಾವೇರಿ ಪ್ರಕಾಶ್, ಬೈತಡ್ಕ ಜಾನಕಿ, ಕಟ್ರತನ ಲಲಿತ ಅಯ್ಯಣ್ಣ, ಲೋಕನಾಥ ಅಮೆಚೂರು, ಪ್ರೇಮ ರಾಘವಯ್ಯ, ಸುನಿತಾ ಲೋಕೇಶ್, ಸುಂದರಿ ಮಾಚಯ್ಯ, ಸಹನಾ ಕಾಂತಬೈಲು, ಗೀತಾ, ನೀತು, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಇತರರು ಇದ್ದರು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿದರು. ವಾಸು ರೈ ವಂದಿಸಿದರು.

ಅಂಗನವಾಡಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭೋತ್ಸವಕ್ಕೆ ಚಾಲನೆ


ಹೆಚ್.ಆರ್.ಪಿ.ಕಾಲೋನಿ ಅಂಗನವಾಡಿಗೆ ಸರ್ಕಾರದಿಂದ ಒದಗಿಸಿದ ಎಲ್.ಇ.ಡಿ ಟಿವಿ ವಿತರಿಸಲಾಯಿತು.

ಕುಶಾಲನಗರ, ಜೂ. 4–ಶಿಶು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಇಲ್ಲಿನ ಹೆಚ್.ಆರ್.ಪಿ.ಕಾಲೋನಿಯ ಅಂಗನವಾಡಿಯಲ್ಲಿ 1ನೇ ಮತ್ತು 2ನೇ ತರಗತಿಯ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕಾರ್ಯಕ್ರಮ ಉದ್ಘಾಟಿಸಿ ಹಿಂದಿನ ಕಾಲಕ್ಕೂ ಇಂದಿನ ಕಾಲಘಟ್ಟಕ್ಕೂ ಮಕ್ಕಳ ಕಲಿಕಾ ವಿಧಾನದಲ್ಲಿ ಬದಲಾವಣೆ ಕಾಣಬಹುದು. ಆಧುನಿಕತೆಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ಬಳಕೆಯಾಗಬೇಕಿದೆ. ಪುಟಾಣಿಗಳ ಕಲಿಕೆಯನ್ನು ಉತ್ತೇಜಿಸಲು ಆಕರ್ಷಣೀಯ ವಾತಾವರಣ ಸೃಷ್ಟಿಸುವ ಅಗತ್ಯತೆ ಎದುರಾಗಿದೆ. ಮಕ್ಕಳು ಕಷ್ಟಪಟ್ಟು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯುವಂತೆ ಶಿಕ್ಷಕರು ಪ್ರೇರೇಪಿಸಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀದೇವಿ ಮಾತನಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಹಾಗೂ ನಾಮನಿರ್ದೇಶಿತ ಸದಸ್ಯ ಜಿ.ಬಿ.ಜಗದೀಶ್ ಮಾತನಾಡಿ, ಸರ್ಕಾರದ ಈ ಯೋಜನೆ ಹಾಗೂ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ಒದಗಿಸಿದ ಎಲ್‌ಇಡಿ ಟಿವಿ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಪುರಸಭೆ ಸದಸ್ಯ ಶೈಲಾ ಕೃಷ್ಣಪ್ಪ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುರಸಭೆ ಸದಸ್ಯರಾದ ಜಯಲಕ್ಷ್ಮಮ್ಮ ನಂಜುಂಡಸ್ವಾಮಿ, ವಿ.ಜೆ.ನವೀನ್ ಗೌಡ, ಗುಡ್ಡೆಹೊಸೂರು ಗ್ರಾಪಂ ಮಾಜಿ ಅಧ್ಯಕ್ಷೆ ರುಕ್ಮಿಣಿ, ಇಲಾಖೆಯ ಸಂಯೋಜಕಿ ರಂಜಿತಾ, ಅಂಗನವಾಡಿ ಕಾರ್ಯಕರ್ತೆ ಸುಚಿತ್ರಾ, ಸುತ್ತಮುತ್ತಲಿನ ಅಂಗನವಾಡಿಗಳ ಕಾರ್ಯಕರ್ತರು, ಪೋಷಕರು ಪಾಲ್ಗೊಂಡಿದ್ದರು.

ಸಂಸ್ಕೃತಿ ಆಚಾರ–ವಿಚಾರಗಳನ್ನು ಉಳಿಸಿ ಬೆಳೆಸಲು ಕರೆ


ಶ್ರೀ ಭಗವತಿ ಚೆಂಡೆಮೇಳ್ ತಂಡದವರು ಚಂಡೆ ಮದ್ದಾಳೆ ಬಾರಿಸಿ ಪ್ರಶಂಸೆಗೆ ಪಾತ್ರರಾದರು.

ವಿರಾಜಪೇಟೆ, ಜೂ.4–ಹಿಂದಿನಿಂದಲೂ ಹಿರಿಯರು ಆಚರಿಸಿಕೊಂಡು ಬಂದಿರುವ ನಮ್ಮ ಸಂಸ್ಕೃತಿ ಆಚಾರ–ವಿಚಾರಗಳ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳಸುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.

ವಿರಾಜಪೇಟೆ ಬಳಿಯ ಪೆರುಂಬಾಡಿ ಗ್ರಾಮದ ಶ್ರೀ ಭಗವತಿ ಚೆಂಡೆಮೇಳ್ ತಂಡದವರು ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಅವರು, ಇತ್ತೀಚಿನ ವರ್ಷಗಳಲ್ಲಿ ಹೊರ ದೇಶದ ಸಂಸ್ಕೃತಿಗೆ ಹೆಚ್ಚಾಗಿ ಮಾರು ಹೋಗುತ್ತಿರುವಾಗ ಇಲ್ಲಿನ ಯುವಕರು ಪುರಾತನ ಕಾಲದ ವಿದ್ಯೆಯನ್ನು ಶ್ರಮವಹಿಸಿ ಕಲಿತು ಯಶಸ್ವಿಯಾಗಿರುವುದು ಶ್ಲಾಘನೀಯ ಎಂದರು.

ಯುವಕರು ದುಶ್ಚಟಗಳಿಂದ ದೂರವಾಗಿ ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಆಶಿಸಿದ ಗಣಪತಿ ಅವರು ಪ್ರತಿಯೊಬ್ಬರು ತಮ್ಮ ಪೋಷಕರಿಗೆ ಮತ್ತು ಗುರು ಹಿರಿಯರಿಗೆ ಗೌರವ ನೀಡುವುದರೊಂದಿಗೆ ಭಾರತದ ಉತ್ತಮ ಪ್ರಜೆಗಳಾಗುವಂತೆ ಹೇಳಿದರು.

ಪೆರುಂಬಾಡಿ ಚೆಕ್‌ಪೋಸ್ಟ್‌ನಿಂದ ನೂತನ ತಂಡ ಚಂಡೆಮದ್ದಾಳೆ ಬಾರಿಸುತ್ತ ಶ್ರೀ ಚಾಮುಂಡಿ ದೇವಸ್ಥಾನಕ್ಕೆ ಸಾಗಿ ಪೂಜೆ ಸಲ್ಲಿಸಿದರು. ಶರತ್ ಮತ್ತು ಶಶಿ ಅವರ ನೇತೃತ್ವದ ತಂಡ ಪ್ರತಿದಿನ ಮಾಲ್ದಾರೆಯ ಚೆಂಡೆ ವಾದ್ಯದ ಗುರು ಶೈಜು ಬಳಿ ತರಬೇತಿ ಪಡೆದಿದ್ದರು. ಅವರು ಕಲಿಸಿದ ರಾಗ, ತಾಳ, ಭಾವವನ್ನು ಚಂಡೆ ಮದ್ದಾಳೆ ಬಾರಿಸಿ ಪ್ರಶಂಸೆಗೆ ಪಾತ್ರರಾದರು. ಗಣ್ಯರು ನೂತನ ಚಂಡೆ ಮದ್ದಾಳೆ ತಂಡಕ್ಕೆ ಶುಭಕೋರಿದರು.

ವೇದಿಕೆಯಲ್ಲಿ ಕರಾಟೆ ಶಿಕ್ಷಕ ಶಿವಪ್ಪ, ಅಯ್ಯಪ್ಪ ದೇವಾಲಯ ಸಮಿತಿ ಅಧ್ಯಕ್ಷ ಮಹೇಶ್, ವಿರಾಜಪೇಟೆ ಮುತ್ತಪ್ಪ ದೇವಾಲಯ ಸಮಿತಿಯ ಸುಮೇಶ್, ಹಿಂದೂ ಮಲಯಾಳಿ ಸಂಘದ ವಿನೂಪ್ ಕುಮಾರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ.ಗಣೇಶ್, ದಾನಿಗಳಾದ ಬಿ.ಆರ್.ಗಣೇಶ್, ಕಲೆಗಾರ ಮಾಲ್ದಾರೆ ಭಾವ, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಕೊಲೆ ಬೆದರಿಕೆಯೊಡ್ಡಿದ್ದ ಇಬ್ಬರು ಆರೋಪಿ ಬಂಧನ

ಸುಂಟಿಕೊಪ್ಪ: ವ್ಯಕ್ತಿಯೊಬ್ಬರಿಗೆ ಬಂದೂಕು ತೋರಿಸಿ ಕೊಲೆ ಬೆದರಿಕೆಯೊಡ್ಡಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ನಾಕೂರು ಶಿರಂಗಾಲ ಗ್ರಾಮದ ಶಶಿ ಮತ್ತು ಅನಿಲ್ ಎಂಬವರುಗಳು ನೆರೆ ಮನೆಯ ಪ್ರಸನ್ನ ಎಂಬುವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಗಳಾಗಿದ್ದಾರೆ.

ಶಶಿ ತನ್ನ ಮನೆಯಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದು ಇದರ ಕಲುಷಿತ ನೀರು ಅನತಿ ದೂರದಲ್ಲಿರುವ ಹಾರಂಗಿ ಜಲಾಶಯದ ಹಿನ್ನೀರಿಗೆ ಸೇರುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವು ಸಮಯದ ಹಿಂದೆ ವಿಡಿಯೋ ಹರಿದಾಡಿತ್ತೆನ್ನಲಾಗಿದೆ. ಈ ಮಾಹಿತಿಯನ್ನು ಪ್ರಸನ್ನ ನೀಡಿದ್ದಾರೆ ಎಂಬ ಶಂಕೆಯಿಂದ ಶಶಿ ಮತ್ತು ಅನಿಲ್ ಕ್ಯಾತೆ ತೆಗೆದು ಪ್ರಸನ್ನರಿಗೆ ಬಂದೂಕು ತೋರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರೆನ್ನಲಾಗಿದೆ. ಶಶಿ ಮತ್ತು ಅನಿಲ್ ವಿರುದ್ಧ ಪ್ರಸನ್ನ ಪೋಲೀಸರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ಬಂದೂಕನ್ನು ವಶಪಡಿಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾಡಾನೆ ದಾಂಧಲೆ: ಆಟೋ, ಬೈಕ್ ನಜ್ಜುಗುಜ್ಜು





ಗೋಣಿಕೊಪ್ಪ, ಜೂ.4– ಮನೆಯಂಗಳದಲ್ಲಿ ನಿಲ್ಲಿಸಿದ್ದ ಆಟೋ ಮತ್ತು ಬೈಕ್ ಮೇಲೆ ಕಾಡಾನೆ ದಾಂಧಲೆ ನಡೆಸಿ ಜಖಂಗೊಳಿಸಿದೆ.

ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿಯ ಬಾಳಾಜಿ ಗ್ರಾಮದ ಕಾಫಿ ಬೆಳೆಗಾರ ಚಿರಿಯಪಂಡ ನಟೇಶ್‌ರಿಗೆ ಸೇರಿದ ಆಟೋ ಮತ್ತು ಬೈಕ್ ನಜ್ಜುಗುಜ್ಜಾಗಿದ್ದು, ಇದರಿಂದ 1.5 ಲಕ್ಷ ರೂ.ನಷ್ಟು ನಷ್ಟವುಂಟಾಗಿದೆ ಎಂದು ಹೇಳಿದರು.

ಮುಂಜಾನೆ 2 ಗಂಟೆ ಸುಮಾರಿಗೆ ಒಂಟಿ ಸಲಗ ದಾಳಿ ಮಾಡಿದೆ. ಆಟೋವನ್ನು ಮಗುಚಿ ಹಾಕಿದ್ದು, ಪಕ್ಕದಲ್ಲೇ ಇದ್ದ ಬೈಕ್ ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ತಿತಿಮತಿ ವಲಯ ಅರಣ್ಯ ಅಧಿಕಾರಿಗಳ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಕೊಡವ ಬಲ್ಯ ನಮ್ಮೆ ಹಬ್ಬದಿಂದ ಸಮುದಾಯಗಳ ಆಚಾರ–ವಿಚಾರ ಸಂರಕ್ಷಣೆ

ಪೊನ್ನಂಪೇಟೆ, ಜೂ.4– ರಾಜ್ಯ ಕೊಡವ ಸಾಹಿತ್ಯ ಅಕಾಡೆಮಿ ಅಸ್ತಿತ್ವಕ್ಕೆ ಬಂದ ನಂತರ ಕೊಡವ ಹಬ್ಬ ಆಚರಿಸುವ ಮೂಲಕ ಕೊಡವರ ಹಾಗೂ ಕೊಡವ ಭಾಷಿತ ಸಮುದಾಯಗಳ ಆಚಾರ ವಿಚಾರಗಳ ಸಂರಕ್ಷಣೆಯಾಗುತ್ತಿದೆ ಎಂದು ಕಿಗ್ಗಟ್ಟ್ ನಾಡ್ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಕಾಡೆಮಿ ಅಧ್ಯಕ್ಷ ಅಜ್ಜನಿಕಂಡ ಮಹೇಶ್ ನಾಚಯ್ಯ ಹಿರಿಯ ಪತ್ರಕರ್ತರಾಗಿರುವುದರಿಂದ ಅವರು ಕೊಡವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವಲ್ಲಿ ಸಮರ್ಥರಾಗಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ಕೊಡವ ಬಲ್ಯನಮ್ಮೆ ನಡೆಸುವ ಮುಖೇನ ನಾವೆಲ್ಲ ಒಂದೆಂಬ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕೊಡವ ಬಲ್ಯ ನಮ್ಮೆ ಹಬ್ಬ ಕೊಡವರಲ್ಲಿ ಅನೇಕರು ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ರಂಗಗಳಲ್ಲಿ ಯಾವುದೇ ರಿತಿಯ ಪ್ರಶಸ್ತಿ, ಪ್ರಚಾರಕ್ಕೆ ಆಮಿಷಪಡದೆ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿರುವಂಥ ಸಾಧಕರನ್ನು ಹುಡುಕಿ ಅಂಥವರಿಗೆ ಪ್ರಶಸ್ತಿ ನೀಡಿ ಗೌರವಿಸಿ ಸಮಾಜಕ್ಕೆ ಅವರ ಸಾಧನಾ ಕ್ಷೇತ್ರದ ಪರಿಚಯ ಮಾಡಿಸುತ್ತಿದ್ದಾರೆ ಎಂದು ಪ್ರಶಂಸಿಸಿದ್ದಾರೆ.

ಕೊಡವ ಸಾಹಿತ್ಯ ಅಕಾಡೆಮಿ ಮೂಲಕ ನಡೆದ ಕೊಡವ ಬಲ್ಯ ನಮ್ಮೆಯನ್ನು ನಿಲ್ಲಿಸದೆ ಕೊಡವ ಸಮುದಾಯದ ಉಳಿವಿಗಾಗಿ ಮುಂದುವರೆಸಲಿ ಎಂದು ಪಿ.ಸೋಮಣ್ಣ ಪ್ರಕಟಣೆಯಲ್ಲಿ ಆಶಿಸಿದ್ದಾರೆ.

ಬಕ್ರೀದ್ ಹಿನ್ನೆಲೆ ಎಸ್‌ಪಿ ಕಚೇರಿಯಲ್ಲಿ ಸಭೆ

ಮಡಿಕೇರಿ: ಬಕ್ರೀದ್ ಹಬ್ಬದ ಆಚರಣೆಯ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಆಡಳಿತ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಸ್.ಪಿ ಕರೆ ನೀಡಿದರು. ಹಬ್ಬ ಆಚರಣೆಯ ಸಂದರ್ಭ ಯಾವುದೇ ಅಶಾಂತಿ ಸೃಷ್ಟಿಯಾಗದಂತೆ ನೋಡಿಕೊಳ್ಳಲು ಸಲಹೆ ಸೂಚನೆಗಳನ್ನು ನೀಡಿದರು. ಹೆಚ್ಚುವರಿ ಎಸ್‌ಪಿ ಬಾರಿಕೆ ದಿನೇಶ್ ಕುಮಾರ್, ಡಿವೈಎಸ್‌ಪಿ ಸೂರಜ್, ಗುಪ್ತಚರ ಇಲಾಖೆ ವೃತ್ತ ನಿರೀಕ್ಷಕ ಐ.ಪಿ.ಮೇದಪ್ಪ ಹಾಜರಿದ್ದರು.

ಚಾ.ನಗರದಲ್ಲಿ ಪ್ರಪ್ರಥಮ ಕಾನೂನು ಕಾಲೇಜು ಆರಂಭ

ಸಿದ್ದಲಿಂಗಸ್ವಾಮಿ

ಚಾಮರಾಜನಗರ, ಜೂ.4– ಪ್ರಸಕ್ತ ಸಾಲಿನಿಂದಲೇ ಕಾನೂನು ಕಾಲೇಜು (ಲಾ ಕಾಲೇಜು) ಆರಂಭವಾಗಲಿದ್ದು, ಜಿಲ್ಲೆಯ ಜನತೆಯ ಬಹು ಕಾಲದ ಕನಸು ನನಸಾದಂತಾಗಿದೆ

ಕಾನೂನು ಕಾಲೇಜು ಆರಂಭಕ್ಕೆ ಭಾರತೀಯ ವಕೀಲರ ಪರಿಷತ್ತು (ಬಿಸಿಐ)ನಿಂದ ಅನುಮತಿ ದೊರಕಿದೆ. ನಗರದಲ್ಲಿ ಕಾನೂನು ಕಾಲೇಜು ಆರಂಭವಾಗಬೇಕೆಂಬುದು ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಕನಸಾಗಿತ್ತು. ಅವರು ಸಂಸದರಾಗಿದ್ದ ವೇಳೆ ಜಿಲ್ಲಾ ಕೇಂದ್ರದಲ್ಲಿ ಕಾನೂನು ಕಾಲೇಜು ಆರಂಭಕ್ಕೆ ಸಾಕಷ್ಟು ಪರಿಶ್ರಮ ಪಟ್ಟಿದ್ದರು. ಆದರೆ, ಅವರು ಅಕಾಲಿಕ ಮರಣದಿಂದಾಗಿ ಕಾನೂನು ಕಾಲೇಜು ಆರಂಭ ನೆನೆಗುದ್ದಿಗೆ ಬಿದ್ದಿತ್ತು.

ನಂತರ ಶಾಸಕ ಸಿ.ಪುಟ್ಟರಂಗಶೆಟ್ಟಿ ಕಾನೂನು ಕಾಲೇಜು ಆರಂಭದ ಬಗ್ಗೆ ಸರ್ಕಾರದ ಗಮನ ಸೆಳೆದು ಅನುದಾನ ತಂದಿದ್ದರಿಂದಾಗಿ ಕಾನೂನು ಪದವಿ ಪಡೆಯಬೇಕೆಂಬ ಯುವಜನರ ಕನಸು ನನಸಾಗಿದೆ.


ಕಾನೂನು ಕಾಲೇಜು ಆರಂಭವಾಗಲಿರುವ ರೇಷ್ಮೆ ಇಲಾಖೆಗೆ ಸೇರಿದ ನವೀಕೃತ ಕಟ್ಟಡ

> ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಾನೂನು ಕಾಲೇಜು ಆರಂಭಿಸುವುದು ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಕನಸಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಪರಿಶ್ರಮಪಟ್ಟಿದ್ದರು. ಪ್ರಸ್ತುತ ಇದಕ್ಕೆ ಅಡೆತಡೆಗಳನ್ನು ನಿವಾರಿಸಿದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಿಂದಲೇ ಕಾಲೇಜು ಆರಂಭವಾಗುತ್ತಿರುವುದು ಸಂತಸವಾಗಿದೆ.
> –ಸಿ. ಪುಟ್ಟರಂಗಶೆಟ್ಟಿ, ಶಾಸಕರು.

60 ವಿದ್ಯಾರ್ಥಿಗಳಿಗೆ ಪ್ರವೇಶ: ಶೈಕ್ಷಣಿಕ ವರ್ಷ ಅಕ್ಟೋಬರ್‌ನಿಂದ ಸಂತೇಮರಹಳ್ಳಿ ರಸ್ತೆಯಲ್ಲಿರುವ ರೇಷ್ಮೆ ಇಲಾಖೆಗೆ ಸೇರಿದ ನವೀಕೃತ ಕಟ್ಟಡದಲ್ಲಿ ಕಾಲೇಜು ಆರಂಭವಾಗಲಿದೆ. ಮೂರು ವರ್ಷದ ಕೋರ್ಸ್‌ಗೆ (ಪದವಿ ಮುಗಿಸಿ ಕಾನೂನು ಪದವಿಗೆ ಸೇರುವವರಿಗೆ) ಪ್ರವೇಶಾತಿ ಮಾಡಿಕೊಳ್ಳಲು ಕಾಲೇಜಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲು ಸನ್ನದ್ಧ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷ 60 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಐದು ವರ್ಷಗಳಿಂದ ನನೆಗುದಿಗೆ: 2019–20ನೇ ಶೈಕ್ಷಣಿಕ ವರ್ಷದಲ್ಲೇ ಕಾಲೇಜು ಆರಂಭವಾಗಬೇಕಿತ್ತು. ಕಾನೂನು ವಿವಿ ಕಾಲೇಜಿನ ಪರಿಶೀಲನಾ ಸಮಿತಿ ಕಾಲೇಜಿಗೆ ಭೇಟಿ ನೀಡಿ ಕಟ್ಟಡ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಪರಿಶೀಲನೆ ನಡೆಸಿತ್ತು. ಆದರೆ, ಭಾರತೀಯ ವಕೀಲರ ಪರಿಷತ್ತು, 2019ರಿಂದ 2022ರವರೆಗೆ ದೇಶದಾದ್ಯಂತ ಹೊಸ ಕಾನೂನು ಕಾಲೇಜು ಆರಂಭಿಸುವುದಕ್ಕೆ ನಿರ್ಬಂಧ ಹೇರಿದ್ದರಿಂದಾಗಿ ಕಾಲೇಜು ಆರಂಭವಾಗಿರಲಿಲ್ಲ.

ಗುಂಡ್ಲುಪೇಟೆ ಅಲ್ಲಾ ಕಣ್ರೀ, ಗುಂಡಿಪೇಟೆ ಇದು...!

ಸೋಮಶೇಖರ್

ಗುಂಡ್ಲುಪೇಟೆ, ಜೂ.4–ಇದು ಗುಂಡ್ಲುಪೇಟೆ ಅಲ್ಲಾ ಕಣ್ರೀ, ಗುಂಡಿಪೇಟೆ ಎನ್ನುವ ಸ್ಥಿತಿ ಪಟ್ಟಣದ ಪ್ರಮುಖ ರಸ್ತೆಗಳು ಮತ್ತು ಬಡಾವಣೆ ರಸ್ತೆಗಳು ಅಧ್ವಾನದಿಂದ ಕೂಡಿವೆ.

ಪಟ್ಟಣದಲ್ಲಿ ಸ್ವಲ್ಪ ಮಳೆಬಿದ್ದರೂ ಪ್ರಮುಖ ರಸ್ತೆಗಳಲ್ಲಿ ನೀರು ನಿಂತುಕೊಳ್ಳುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಶಕಗಳಿಂದ ಗುಂಡಿಬಿದ್ದಿದ್ದ ರಸ್ತೆಗಳನ್ನು, ಮೂರು ವರ್ಷದ ಹಿಂದೆ ನಗರಾಭಿವೃದ್ಧಿ ಯೋಜನೆಯಲ್ಲಿ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಇನ್ನೇನು ಪಟ್ಟಣದ ಬಡಾವಣೆಗಳ ಎಲ್ಲಾ ರಸ್ತೆಗಳೂ ಉತ್ತಮವಾಗುತ್ತಿವೆ ಎಂಬಷ್ಟರಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಎಕ್ಸಪ್ರೆಸ್ ನೀರು ಸರಬರಾಜು ಕಾಮಗಾರಿ ಕೈಗೊಂಡಿದ್ದರಿಂದಾಗಿ ಪುರಸಭೆ ವ್ಯಾಪ್ತಿಯ ಎಲ್ಲಾ 23 ಬಡಾವಣೆಗಳ ರಸ್ತೆಗಳನ್ನು ಅಗೆದು ಹಾಕಿದ್ದರಿಂದ ಗುಂಡಿಬಿದ್ದು, ಗುಂಡ್ಲುಪೇಟೆ ಈಗ ಅಕ್ಷರಶಃ ಗುಂಡಿಪೇಟೆಯಾಗಿದೆ.


ಗುಂಡ್ಲುಪೇಟೆಯ ಗುಂಡಿ ಬಿದ್ದ ರಸ್ತೆಗಳು

> ಪಟ್ಟಣದಲ್ಲಿ ಈಗಾಗಲೇ ನಲ್ಲಿ ಸಂಪರ್ಕಕ್ಕೆ ರಸ್ತೆಯಲ್ಲಿ ಅಗೆದಿರುವ ಭಾಗವನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಲು ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ. ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಮುಂದಿನ ವಾರದಿಂದ ಕಾಮಗಾರಿ ಕೈಗೊಂಡು ಜನ ಮತ್ತು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ತುರ್ತು ಕ್ರಮ ತೆಗೆದುಕೊಳ್ಳುತ್ತೇನೆ.
> ಹೆಚ್.ಎಂ.ಗಣೇಶ್ ಪ್ರಸಾದ್, ಶಾಸಕರು,

ಅತಿ ಹೆಚ್ಚಿನ ಜನಸಾಂದ್ರತೆಯ ಹಳೇ ಬಸ್ ನಿಲ್ದಾಣ, ಸಾರಿಗೆ ಬಸ್ ನಿಲ್ದಾಣ ಅಕ್ಷರಶಃ ಕೆರೆಗಳಂತಾಗುತ್ತಿವೆ. ದೊಡ್ಡ ಬಡಾವಣೆಗಳಾದ ಅಶ್ವಿನಿ ಬಡಾವಣೆ, ದರಾ ಬೇಂದ್ರೆ ನಗರ, ಕೆ.ಎಸ್.ನಾಗರತ್ನಮ್ಮ ಬಡಾವಣೆ, ಹೊಸೂರು ರಸ್ತೆ, ದುಂದಾಸನಪುರ ಬಡಾವಣೆ ಮುಂತಾದ 20ಕ್ಕೂ ಹೆಚ್ಚಿನ ಬಡಾವಣೆಗಳ ತಗ್ಗು ಪ್ರದೇಶಗಳು ಹಾಗೂ ರಸ್ತೆಗಳ ನಡುವೆ ನೀರು ನಿಂತು ಪಾದಚಾರಿಗಳು ಹಾಗೂ ವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಸಣ್ಣ ಮಳೆಬಿದ್ದರೂ ಊಟಿ ಸರ್ಕಲ್, ಮಡಹಳ್ಳಿ ಸರ್ಕಲ್‌ಗಳಲ್ಲಿ ಸುಮಾರು ಎರಡು ಅಡಿ ಆಳದವರೆಗೆ ನೀರು ನಿಂತು ಪಾದಚಾರಿಗಳಿರಲಿ ವಾಹನಗಳ ಸಂಚಾರಕ್ಕೂ ತೀವ್ರ ಅಡಚಣೆಯಾಗುತ್ತಿದೆ. ಮಡುಗಟ್ಟಿ ನಿಂತ ನೀರಿನಲ್ಲಿ ಹಳ್ಳಕೊಳ್ಳಗಳು ಗೋಚರಿಸದೆ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆಬಿದ್ದಾಗಲೂ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮಕೈಗೊಳ್ಳದ ಬಗ್ಗೆ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನನಿಬಿಡ ಹಳೇ ಬಸ್ ನಿಲ್ದಾಣ ಮತ್ತು ಸಾರಿಗೆ ಬಸ್ ನಿಲ್ದಾಣಗಳಲ್ಲಿ ಭಾರೀ ಪ್ರಮಾಣದ ನೀರು ನಿಲ್ಲುತ್ತಿದೆ. ಕಳೆದ ಎರಡು ವರ್ಷಗಳಿಂದ ಪಟ್ಟಣದ ರಸ್ತೆಗಳು ಹಾಳು ಬಿದ್ದಿದ್ದರೂ ಸಂಬಂಧಿಸಿದವರು ಇದರ ರಿಪೇರಿಗೆ ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಹಾಗೂ ನಮ್ಮ ತೆರಿಗೆ ಹಣದಲ್ಲಾದರೂ ಪುರಸಭೆ ನಮ್ಮ ರಸ್ತೆಗಳನ್ನು ದುರಸ್ತಿಪಡಿಸಿಕೊಡಲಿ ಎಂದು ಪಟ್ಟಣದ ನಿವಾಸಿಗಳು ಸಲಹೆ ನೀಡಿದ್ದಾರೆ.

ನಟ ಕಮಲ್‌ಹಾಸನ್ ವಿರುದ್ಧ ಕರವೇಯಿಂದ ಎಸ್‌ಪಿಗೆ ದೂರು



ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ಕಮಲ್‌ಹಾಸನ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಬಣ ಹೆಚ್ಚುವರಿ ಎಸ್‌ಪಿ ಅವರಿಗೆ ದೂರು ಸಲ್ಲಿಸಿತು.

ಚಾಮರಾಜನಗರ, ಜೂ.4– ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ್ ಶೆಟ್ಟಿ ಬಣದ ಜಿಲ್ಲಾ ಘಟಕ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ಸಲ್ಲಿಸಿತು

ವಿವಾದಾತ್ಮಕ ಹೇಳಿಕೆ ನೀಡಿ ಕಮಲ್ ಹಾಸನ್ ಕನ್ನಡಿಗರ ಹಾಗೂ ತಮಿಳು ಮಧ್ಯೆ ವಿಷ ಬೀಜ ಬಿತ್ತುವುದರೊಂದಿಗೆ ಕನ್ನಡಿಗರಿಗೆ ಅಪಮಾನ ಮಾಡಿರುತ್ತಾರೆ. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಆರ್.ಮೋಹನ್ ಒತ್ತಾಯಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಕೃಷ್ಣನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷ, ಜಿಲ್ಲಾ ಕಾರ್ಯಾಧ್ಯಕ್ಷ ಉಮ್ಮತ್ತೂರು ಚಂದ್ರು, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ನಾಯಕ, ಜಿಲ್ಲಾ ಸಮಿತಿ ಸದಸ್ಯರಾದ ಎಸ್.ಮಹಾದೇವಸ್ವಾಮಿ, ಮಲ್ಲೇಶಗೌಡ, ನಾಗಣ್ಣ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಆರ್.ಮಂಜು, ಜಿಲ್ಲಾ ಸಂಚಾಲಕ ಲೋಕೇಶ್, ತಾಲೂಕು ಉಪಾಧ್ಯಕ್ಷರಾದ ಮಣಿನಾಯಕ, ಶಂಕರ್, ಕೊಳ್ಳೇಗಾಲ ತಾಲೂಕು ಮಹಿಳಾಧ್ಯಕ್ಷೆ ವಿಜಯ ರಾಣಿ, ಉಪಾಧ್ಯಕ್ಷೆ ಹೆಚ್.ಎಂ.ಶೋಭಾ ಇತರರು ಹಾಜರಿದ್ದರು.

ಸಿ.ಎಂ.ವೆಂಕಟೇಶ್‌ಗೆ ರಾಜ್ಯ ಪರಿಸರ ಪ್ರಶಸ್ತಿ



ಚಾಮರಾಜನಗರ: ನಗರದ ಪರಿಸರ ಪ್ರೇಮಿ ಸಿ.ಎಂ. ವೆಂಕಟೇಶ್ ಅವರಿಗೆ ಪ್ರಸಕ್ತ ಸಾಲಿನ 'ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ' ದೊರೆತಿದೆ. ಪ್ರಶಸ್ತಿಯು ಲಕ್ಷ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಬೆಂಗಳೂರಿನ ಅರಮನೆ ಮೈದಾನದ ಸಭಾಂಗಣದಲ್ಲಿ ನಾಳೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.

ಸಾಲುಮರದ ವೆಂಕಟೇಶ್ ಎಂದೇ ಹೆಸರುವಾಸಿಯಾಗಿರುವ ಶಂಕರಪುರ ಬಡಾವಣೆಯ ಆರ್.ಮುದ್ದುಮಾದಯ್ಯರವರ ಪುತ್ರರಾದ ಇವರು ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಇವರ ಸೇವಾ ಕಾರ್ಯವನ್ನು ಮೆಚ್ಚಿ ಜಿಲ್ಲೆಯ ಹಲವು ಸಂಘ–ಸಂಸ್ಥೆಗಳು ಸಾಕಷ್ಟು ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಸುತ್ತ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ವಿವಿಧ ಸಂಘ– ಸಂಸ್ಥೆಗಳ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿ ಬಂದಿರುವುದು ಖುಷಿಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಲಕ್ಷ ಗಿಡಗಳನ್ನು ನೆಡಬೇಕೆಂಬ ಗುರಿ ಹೊಂದಿದ್ದೇನೆ. ಇದಕ್ಕೆ ನನ್ನ ಕುಟುಂಬದ ಸಹಕಾರ ಸಾಕಷ್ಟಿಸಿದೆ ಎಂದು ವೆಂಕಟೇಶ್ 'ಮೈಸೂರು ಮಿತ್ರ'ನಿಗೆ ತಿಳಿಸಿದರು.

ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಣೆ : ಜಿಲ್ಲಾಧಿಕಾರಿ


ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದದಿಂದ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಮುಖಂಡರ ಸಭೆ ನಡೆಯಿತು.

ಚಾಮರಾಜನಗರ, ಜೂ.4– ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಿಂದಿನಿಂದಲೂ ಸಾಮರಸ್ಯದಿಂದ ಎಲ್ಲ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದೇ ಮಾದರಿಯಲ್ಲಿಯೇ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬದ ಆಚರಣೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಿ. ಸ್ವಚ್ಛತೆಗೆ ವಿಶೇಷ ಗಮನಹರಿಸಿ. ತ್ಯಾಜ್ಯ ವಿಲೇವಾರಿ ಸಕಾಲದಲ್ಲಿ ಪೂರ್ಣವಾಗಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಹಬ್ಬದ ವೇಳೆ ಒದಗಿಸಬೇಕಿರುವ ಸೌಲಭ್ಯಗಳು ಹಾಗೂ ಸೇವೆಗೆ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಬಂದೋಬಸ್ತ್ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಹಾಗೂ ವಿವಿಧ ಕೋಮಿನ ಮುಖಂಡರು ಮಾತನಾಡಿದರು. ಹೆಚ್ಚುವರಿ ಎಸ್‌ಪಿ ಶಶಿಧರ್, ಡಿವೈಎಸ್‌ಪಿ ಲಕ್ಷ್ಮಯ್ಯ, ಧರ್ಮೇಂದ್ರ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹನುಮೇಗೌಡ, ಮುಖಂಡ ಮಹಮ್ಮದ್ ಜಿಯಾವುಲ್ಲಾ, ನಗರ ಸಭಾ ಸದಸ್ಯರಾದ ಅಬ್ರಾರ್ ಅಹಮದ್, ಸುರೇಶ್ ವಾಜಪೇಯಿ, ಶಿವಣ್ಣ, ಮಹಮ್ಮದ್ ಜಸೀಂ ಪಾಷ, ತಹಶೀಲ್ದಾರ್ ಗಿರಿಜಾ, ಬಸವರಾಜು, ನಗರಸಭೆ, ಪುರಸಭೆ, ಪಪಂ, ಮುಖ್ಯಾಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಸ್ವಯಂ ಘೋಷಣೆಗೆ ಅವಧಿ ವಿಸ್ತರಣೆ

ಚಾಮರಾಜನಗರ: ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯಲ್ಲಿನ ಜಾತಿಗಳ ದತ್ತಾಂಶ ಸಂಗ್ರಹಕ್ಕಾಗಿ ಕೈಗೊಂಡಿರುವ ಸಮೀಕ್ಷೆ ಸಂಬಂಧ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಶಿಬಿರ ಹಾಗೂ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಅವಧಿಯನ್ನು ಜೂನ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ ರೂ. 600+30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

ಸುವರ್ಣಾ ಯಾತ್ರಾ
6 ದಿನಗಳು ಬಾಲಿ ಪ್ರವಾಸ 25–7–25
7 ದಿನಗಳ ಸಿಂಗಾಪುರ ಮತ್ತು ಮಲೇಶಿಯಾ ಪ್ರವಾಸ – 11–7–25
10 ದಿನಗಳ ಅಯೋಧ್ಯ ಮತ್ತು ನೇಪಾಳ ಪ್ರವಾಸ 18–6–25
6360146483
9019462508

ಮನೆ ಮಾರಾಟಕ್ಕಿದೆ
20x30 ಗೊರೂರು (ಆಶ್ರಯ) ಬ್ಲಾಕ್ ನಂ.4 ರಾಷ್ಟ್ರೋತ್ಥಾನ ಸ್ಕೂಲ್ ಹತ್ತಿರ ರೂ.16,00,000 ಲಕ್ಷ
9620563026

ಬೇಕಾಗಿದ್ದಾರೆ
ಮೈಸೂರಿನ ವರುಣ ಹತ್ತಿರ ಪ್ರತಿಷ್ಠಿತ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡಲು ಓದು ಬರಹ ತಿಳಿದಿರುವ ಅನುಭವವುಳ್ಳ ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. ESI/PF ಊಟ, ರೂಮಿನ ವ್ಯವಸ್ಥೆ ಇರುತ್ತದೆ. ಮೋಬಿ ಮಿತಿ 50 ವರ್ಷದ ಒಳಗೆ. ಸಂಪರ್ಕಿಸಿ:
9900212487
9972444291

ತಕ್ಷಣ ಬೇಕಾಗಿದ್ದಾರೆ
ಬನ್ನೂರು ರಸ್ತೆಯಲ್ಲಿರುವ ಮೈಸೂರಿನ ಪ್ರತಿಷ್ಠಿತ ಶಾಲೆಗೆ ಲೇಡಿ ವಾರ್ಡನ್ ಬೇಕಾಗಿದ್ದಾರೆ. (ಹುದ್ದೆ –1) ಮಾಂಟೆಸರಿ ಕೇರ್ ಟೇಕರ್ಸ್ (ಹುದ್ದೆ –2) ಇಂಗ್ಲಿಷ್ ಭಾಷಾಜ್ಞಾನವಿರಬೇಕು. ವಿವರಗಳೊಂದಿಗೆ ಸಂಪರ್ಕಿಸಿ:–
8317438339
9880863003

ಬೇಕಾಗಿದ್ದಾರೆ
ಅಕೌಂಟೆಂಟ್ – 1, ಸ್ಟಾಕ್ ಮೆಂಟೇನೆನ್ಸ್–1 ಟೆಲಿಕಾಲರ್ (ಪುರುಷ/ಮಹಿಳೆ)–2 ಮಾರ್ಕೆಟಿಂಗ್ 04 & ಹೋಲ್‌ಸೇಲ್ ದಿನಸಿ ಅಂಗಡಿಗೆ, ಮಹಿಳೆಯರು –3 ಹುದ್ದೆಗಳು
7829668666

ಬೇಕಾಗಿದ್ದಾರೆ
ದಿನಸಿ ಅಂಗಡಿಯಲ್ಲಿ ಕೆಲಸ ಮಾಡಲು ಅನುಭವವುಳ್ಳ ಹುಡುಗರು/ಕಂಪ್ಯೂಟರ್ ಬಿಲ್ಲಿಂಗ್, ಕ್ಯಾಶಿಯರ್ ಬೇಕಾಗಿದ್ದಾರೆ. ಇಚ್ಛೆಯುಳ್ಳವರು ಸಂಪರ್ಕಿಸಿ ಬಾಲಕೃಷ್ಣ ಪ್ರಾವಿಷನ್ ಸ್ಟೋರ್, 1. ಕರ್ನಾಟಕ ಬ್ಯಾಂಕ್ ಹತ್ತಿರ, ನಜರ್‌ಬಾದ್, ಮೈಸೂರು 2. ಶಿಶ್ವರಣ ಸ್ಕೂಲ್ ಹತ್ತಿರ, ಹೆಬ್ಬಾಳ್, ಮೈಸೂರು

WANTED
1. Graphic designer (fresher or experienced)
2. Accountant
3. Ctp machine operator
9448067939 | 9739569260

DTCP SITES FOR SALE
ಹುಣಸೂರಿನ ಕೋಟೆ ರಸ್ತೆಯ "VCR ದೇವಗಿರಿ" ಬಡಾವಣೆ ನಿವೇಶನಗಳು ಮಾರಾಟಕ್ಕಿವೆ.
9886048471, 9036291192

ಸ್ಕೂಲ್ ಯೂನಿಫಾರಂ ಹೋಲ್‌ಸೇಲ್ ಬೆಲೆಯಲ್ಲಿ

JSS CKC KV CFTRI DMS
ಖಾವಸಾರ್ ಶ್ರೀಗಣೇಶ್
ಅಗ್ರಹಾರ, ಐನಸೆಟ್ಟರ ರಸ್ತೆ ನಿಗಮ ಪ್ಲಾಜಾ, ಮೈಸೂರು

SITE FOR SALE
40X60 SITE SALE ROOPA NAGAR
9880273834

30x50 DTCP 11"A"
ಖಾತೆ ರೇರಾ ಅಪ್ರೂವ್ಡ್ ಸೈಟು ಮಾರಾಟಕ್ಕಿದೆ. 25 ಲಕ್ಷದ 50 ಸಾವಿರಗಳು ಶ್ರೀಧರ್ ಬಡಾವಣೆ (80 ಅಡಿ ಬಸ್ ರಸ್ತೆಗೆ ಹತ್ತಿರದಲ್ಲಿದೆ) ತಳೂರು TVS ಫ್ಯಾಕ್ಟರಿ ಹತ್ತಿರ, ಮೈಸೂರು
9742198093

ಬೇಕಾಗಿದ್ದಾರೆ
ರಾಜ್ಯಾದ್ಯಂತ ಶಾಲೆಗಳಲ್ಲಿ ಮಕ್ಕಳ ಸಿನಿಮಾ ರಿಯಾಯಿತಿದರದಲ್ಲಿ ಪ್ರದರ್ಶಿಸಲು ಸೂಕ್ತ ಶೇಖರಿ ಇಟ್ಟು ಮಾಡುವ ಉತ್ಸಾಹಿಗಳು ಬೇಕಾಗಿದ್ದಾರೆ. ಇದಕ್ಕೆ ನಿರ್ಮಾಪಕರ ಸಮ್ಮತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ಇರುತ್ತದೆ.
Madhusudan, Mysore
8095682437, 7899431708

ಬೇಕಾಗಿದ್ದಾರೆ
ಪ್ರಿಂಟಿಂಗ್ ಪ್ರೆಸ್‌ಗೆ
Kannada DTP, Photoshop And Coreldraw ಡಿಸೈನರ್‌ಗಳು ಬೇಕಾಗಿದ್ದಾರೆ.
ಅನುಭವ ಇದ್ದವರಿಗೆ ಮೊದಲ ಆದ್ಯತೆ
ಮೊ : 9449853308

50×80 SITE FOR SALE
East Facing, 80 feet Road, Vijayanagar 3rd Stage, Mysore.
Only Genuine Buyers Contact :
9663682516

REQUIRED
Teachers & Teachers Assistant (Ayaa)
BRIGHT KIDS NURSERY
Requires the services of qualified Teachers for (2 to 4 age Group)
Alanahalli Layout. E-mail id: brightkidnursery@gmail.com
6363813842
6366596616

WANTED
To buy a running medical shop with good sales in Mysore. genuine person only contact:
Mob: 9945904262

ಬೇಕಾಗಿದ್ದಾರೆ
ಕಂಪ್ಯೂಟರ್ ಆಫೀಸ್‌ನಲ್ಲಿ ಕೆಲಸಕ್ಕೆ ITI/PUC/ SSLC ಮಾಡಿರುವ 25 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ದ್ವಿಚಕ್ರ ವಾಹನ ಮತ್ತು ಲೈಸೆನ್ಸ್ ಕಡ್ಡಾಯ. ಸಂಪರ್ಕಿಸಿ:
8073393505

ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ
ವಿದ್ಯಾರ್ಹತೆ : 7th, 10th PUC Diploma any degree pass or fail ಹಾಗು front office ಕೆಲಸಕ್ಕೆ ಬೇಕಾಗಿದ್ದಾರೆ. ಸಂಬಳ 15000 ರಿಂದ 30000ರ ವರೆಗೆ. ವಿ. ಸೂ : ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ Android Mobile ಹಾಗೂ Two wheeler ಇರಬೇಕು ಸಂಪರ್ಕಿಸಿ : ಭರತ್ ಕುಮಾರ್ :
9880151303

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 7204494854

ನಿವೇಶನ ಮಾರಾಟಕ್ಕಿದೆ
ವಿಜಯನಗರ 4ನೇ ಹಂತಕ್ಕೆ ಹೊಂದಿಕೊಂಡಂತೆ ಪೂರ್ವ ಪ್ರಥಮ ಲೇಔಟ್‌ನಲ್ಲಿ ಸುಮಾರು 900 Sq.Ft.ಇರುವ ಮೂಲೆ ನಿವೇಶನ ಮಾರಾಟಕ್ಕಿದೆ.
ಆಸಕ್ತರು ಈ ನಂಬರಿಗೆ ಕರೆ ಮಾಡಿ
9019186863

ಬೋಳು ತಲೆಯ ಸಮಸ್ಯೆಯೇ?

SMART HAIR FIXING
574, 9th Cross, Aniketana Road, Kuvempunagar, Mysuru
MYSURU 9611028523 BANGALORE 9343142258

Property for Sale
West facing Measuring 1900 sq.ft., situated @ Kempananjamba Agrahara Road, K.R. Mohalla, Mysore.
Genuine buyers may contact:
Mob: 9901248318

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್‌ಗಾಗಿ ಸಂಪರ್ಕಿಸಿ
Mob: 8618373596

ಸೈಟು ಮಾರಾಟಕ್ಕಿದೆ
30x46 ಉತ್ತರ ದಿಕ್ಕು ಲಿಖಿತ ಕನ್ವರ್ಷನ್ ಹಾಲ್ ಹಿಂಭಾಗ, ಟಿ.ನರಸೀಪುರ ರಸ್ತೆ, ವರುಣ
9535540338
8861606319

ಮನೆ ಮಾರಾಟಕ್ಕಿದೆ
New 40x63 GF 3BHK Teak & Granite, Parking Harividyalaya-Christ School Road Bogadi-Mysore
9482883566

ಬೇಕಾಗಿದ್ದಾರೆ
ವೈಟರ್, ಕೌಂಟರ್, ಕ್ಲೀನರ್ ಕೆಲಸಕ್ಕೆ ಬೇಕಾಗಿದ್ದಾರೆ.
ವಿಳಾಸ: ಹೋಟೆಲ್ ದೇವಿಶ್ರೀ, ಪಂಚಮುಖಿ ದೇವಸ್ಥಾನದ ಹತ್ತಿರ, ಮಂಡಿ ಮೊಹಲ್ಲಾ
9538127065, 9591509575

Godown for Rent
2400 sq.ft., Block C-11, Scanray Road, Near Hebbal Lake, 2nd Gate. Advance Rs. 2 Lakhs. Rent: Rs. 40,000.
9449048628, 9900419224

WANTED
ಫರ್ನಿಷಿಂಗ್ ಅಂಗಡಿಯಲ್ಲಿ ಅಕೌಂಟೆಂಟ್ ಕೆಲಸಕ್ಕೆ 1 year experience ಇರುವವರು ಮಹಿಳೆಯರು ಬೇಕಾಗಿದ್ದಾರೆ.
Near Ashoka Road.
Mob: 9916514950

REQUIRED
Gents warden for boys hostel. Qualification: Any Degree. Freshers can also apply. Salary: 12,000. Food and accommodation is free. Age: 25 to 40 years. Place: Mysore.
Mob: 9964242430

WANTED
Care Taker : 3 Posts
Lab Technician : 1 Post
Pharmacist : 1 Post
Contact: Dr. Kantharaju C.K.
Mob: 9845058023
Email: greendottrust@gmail.com

SITES WANTED
In Brahmins Layout Dattagalli, Mandakalli Kadakola TVS Factory and Mysore-Sourroundings Quick Regn.
93421-25252

We under take all types of civil works. Residential, commercial & industrial constructions, repair and renovation work.
8296698852

SITE FOR SALE
30x40, S/F, MUDA 4th Stage, Vijayanagar.
Price: Rs. 82 Lakhs.
Mob: 9448222156

REQUIRED
Helper required to work in an vegetarian canteen. Timings: 8 am to 8 pm. Holidays on Sundays. Area: Sharadadevi Nagar, Mysore. Contact:
Mob: 8951753615

ಬಾಡಿಗೆಗೆ ಇದೆ
ಸಂಕಲ್ಪ ಮಣಿಮಂದಿರ ಅಪಾರ್ಟ್‌ಮೆಂಟ್ ಸಿಂಗಲ್ BHK ಬಾಡಿಗೆಗೆ ಇದೆ. ಲಕ್ಷ್ಮೀಪುರಂ.
Mob: 9845316076

WANTED
Female Telecallers for Banking Recovery.
Mob: 7795609798

SAI NALANDA CENTRAL SCHOOL
K.R. NAGAR
WANTED TEACHERS: (1) SOCIAL STUDIES AND ENGLISH (B.A/M.A, B.Ed). (2) HINDI AND SANSKRIT. (3) COMPUTER (BCA/MCA). (4) PET/YOGA. (5) ADMISSION COUNSELOR (MASTER'S). (6) ACCOUNTANT (3 YEARS EXPERIENCE IN TALLY) *GOOD ENGLISH FLUENCY PREFERRED *FREE ACCOMMODATION. CONTACT NO:
8722073456, 8722093456
nalandakrn@gmail.com, Web: www.sainalanda.com

ತಕ್ಷಣ ಬೇಕಾಗಿದ್ದಾರೆ
Sri Sapthagiri Builders Developers Mysore
Telecaller -3
Basic Salary 10 + Incentive and Site For Sale
9980524644
9591828444

ಬಾಡಿಗೆಗೆ/ಭೋಗ್ಯಕ್ಕೆ
ಆರ್‌ಸಿಸಿ ಮನೆ 2ನೇ ಮಹಡಿ (ಪಶ್ಚಿಮ ದಿಕ್ಕು) 3ನೇ ಮಹಡಿ, ಸಿಂಗಲ್ ಮನೆ (ಪೂರ್ವ ದಿಕ್ಕು) (ಸಣ್ಣ ಕುಟುಂಬಕ್ಕೆ) ಆದ್ಯತೆ 4ನೇ ಮೇನ್ ಚಾಮುಂಡಿಪುರಂ ಅಪೂರ್ವ ಹೋಟೆಲ್ ಎದುರು
8971220695

ಉದ್ಯೋಗ ಅವಕಾಶ
ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th, SSLC, PUC, ITI, Any Degree ಪಾಸ್ / ಫೇಲ್ ಆದ ಯುವಕ / ಯುವತಿಯರು ಬೇಕಾಗಿದ್ದಾರೆ. ESI/PF ನೊಂದಿಗೆ ಊಟ, ವಸತಿಯಿರುತ್ತದೆ. ಸಂಬಳ + ಓಟಿ, 15200 - 86000.
Mob: 8296583159

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

ಮನೆ ಮಾರಾಟಕ್ಕಿದೆ
ಭೈರವೇಶ್ವರ ನಗರ ಗಣಪತಿ ಸಚ್ಚಿದಾನಂದ ಆಶ್ರಮ ಹಿಂಭಾಗ 20x42.5 – ಉತ್ತರ ದಿಕ್ಕು 12 ಚದರ ಮನೆ. ನಿವೇಶನ ಸಂಖ್ಯೆ 654, 50x80 – ಉತ್ತರ ದಿಕ್ಕು, ವರುಣ ಕೆರೆ ಪಕ್ಕ, ಜೆಎಸ್‌ಎಸ್ ಲೇಔಟ್‌ನಲ್ಲಿ ಮಾರಾಟಕ್ಕಿದೆ.
Mob: 6364011462

ಸುವರ್ಣಾವಕಾಶ
ವಿಶೇಷವಾಗಿ ಸರ್ಕಾರದಿಂದ ನಿವೃತ್ತಿ ಹೊಂದಿರುವ ಹಾಗೂ ಸ್ವಯಂ ನಿವೃತ್ತಿ ಪಡೆದುಕೊಂಡಿರುವ ಸರ್ಕಾರಿ ಅಧಿಕಾರಿಗಳಿಗೆ ಮತ್ತು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಫೀಸರ್ ಹುದ್ದೆಗೆ ಆಹ್ವಾನಿಸಲಾಗಿದೆ. ಫಿಕ್ಸೆಡ್ ತಿಂಗಳ ಸಂಬಳ, ಇಎಸ್‌ಐ, ಪಿಎಫ್. ಸಂಪರ್ಕಿಸಿ:
9110676257, 9739239004

ಕಟ್ಟಡ ಸೆಂಟ್ರಿಂಗ್ ಸಾಮಗ್ರಿಗಳು ಬಾಡಿಗೆಗೆ ದೊರೆಯುತ್ತವೆ
MS Sheet (3'x2')
Jack / Props
Acrospan
C-Clamp
Mob: 8660560083
www.uniqbuilders.com

SITE FOR SALE
30X40, 40X60 Near Sirirampura Ring Road, Mysuru
8050345574

SITES - 7KM ಅರಮನೆಯಿಂದ
30x40, East/West Face
• ಜೆಪಿ ನಗರ ರಿಂಗ್ ರಸ್ತೆ, (200ಮೀಟರ್) 12 ಲಕ್ಷ ಪಾವತಿಸಿ (ಉಳಿಕೆ ಲೋನ್) ಬೆಲೆ 56 ಲಕ್ಷ ಹಾಗೂ
• ಬನ್ನೂರು ರಸ್ತೆ, ದೇವೇಗೌಡ ವೃತ್ತ ಬಳಿ, ವಿದ್ಯಾವಿಕಾಸ ಕಾಲೇಜ್ ಎದುರು– ರೂ.45 ಲಕ್ಷ
BROKER EXCUSE
8123075038

ಸಹಾಯಕಿ ಬೇಕಾಗಿದ್ದಾರೆ
ಮೈಸೂರಿನ ನಮ್ಮ ಮನೆಯಲ್ಲಿ ನಮ್ಮೊಂದಿಗೆ ಇರಲು ಸುಶಿಕ್ಷಿತ ಮಹಿಳಾ ಸಹಾಯಕಿಯರು (18 ರಿಂದ 45 ವರ್ಷ) ಬೇಕಾಗಿದ್ದಾರೆ. ಸಂಬಳ ಮತ್ತು ಇತರೆ ವಿಷಯಗಳನ್ನು ಫೋನ್‌ನಲ್ಲಿ ತಿಳಿಸಲಾಗುವುದು.
Mob: 9686667141

ಮದುವೆಯಾಗಲಿಲ್ಲವೇ ?
ವಧು–ವರರ ಹುಡುಕಾಟದಲ್ಲಿದ್ದೀರಾ? ಚಿಂತೆಬಿಡಿ ! ವಧುವಿನ ಮದುವೆಯ ಎಲ್ಲಾ ಬೆಳವಣಿಗೆಗಳನ್ನು ಹಾಕಿ ಮದುವೆಯಾಗುವ ವರಗಳಿದ್ದಾರೆ. ವಿಧವೆ, ವಿಚ್ಛೇದಿತರು, ಜಾತಿಯ ಅಡ್ಡಿಯಿಲ್ಲದ ...
Mob: 8904834199

Brilliance Nursery and Primary School
14th Cross, 1st Main, B.M. Shree Nagara, Metagalli, Mysore
(English Medium). Wanted Teachers 1) PUC (PCMB) D.Ed. (Science and Maths) - 1 Post (Eng. Med.)
Interested candidates can contact within ten days.
Mob: 9916195956

ಬೇಕಾಗಿದ್ದಾರೆ
ಮೈಸೂರಿನಲ್ಲಿರುವ ಹೆಸರಾಂತ ದ್ವಿಚಕ್ರ ವಾಹನದ ಶೋ ರೂಂಗೆ ಕೂಡಲೇ ಬೇಕಾಗಿದ್ದಾರೆ. Mysore/Nanjangud/Hunsur.
* Marketing sales Executive. (Qualification- Any Degree-fresher or experienced). ನಿಮ್ಮ ಅರ್ಜಿಗಳನ್ನು ಶೀಘ್ರವೇ ಕಳಿಸಿ, ಮೇಲ್ ಐಡಿ:–
d11263.sales@baldealer.com
ಕರೆ ಮಾಡಿ:– 9743647484

SITE FOR SALE
40x40 S/W Corner Vishwamanava Enclave, Vijayanagar 4th Stage.
Mob: 8050821108

HOUSE FOR SALE
Newly built 3BHK Independent House East Face @ Lalithadri Nagar (South) Near Ring Road Behind Indian Oil Petrol Bunk
9206666888
9663452259

ಬೇಕಾಗಿದ್ದಾರೆ
ವೃದ್ಧರು, ರೋಗಿಗಳನ್ನು ಆರೈಕೆ ಮಾಡಲು, ಯುವಕ/ಯುವತಿಯರು, ಮಹಿಳೆಯರು, ವಿಧವೆಯರು/ವಿಚ್ಛೇದಿತರು ಹೋಮ್ ನರ್ಸ್ ಕೆಲಸಕ್ಕೆ ಬೇಕಾಗಿದ್ದಾರೆ ... ಸಂಬಳ 18000 ರಿಂದ 22000ವರೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.
9591547239

TNT TECHNOLOGIES
SJCE Road, TK Layout, MYSORE
100% Job Oriented Courses
SAP FICO/MM/SD/HR
Practical Accounting & Taxation
Soft Skills, Employability Skills, HRM
8951208347

PRAKRUTHI PROPERTIES
FOR SALE
30x40 @ 20 lakhs Near RT Nagar Including Registration
30x40 MUDA Approved Sites@ KHB Kenchalgud
20x30 New 2BHK House, As Per your Plan With Interiors @ Just 37 Lakh in Bogadi Including Registration
95386 90359, 90359 90359

Solar Water Heaters

SUNZONE SOLAR SYSTEM
VM Double Road, Kuvempunagar, Mysuru
9845175443

Shops for Rent
Suitable for Hotels & Bar. Shop No. 1 & 2 at Calinga Market, Santhepet, Mysuru, behind Lansdown Building. Contact:
Mob: 8123124551

ಜಮೀನು ಮಾರಾಟಕ್ಕಿದೆ
ಟಿನರಸೀಪುರದಿಂದ 5 ಕಿ.ಮೀ. ದೂರದಲ್ಲಿ 1 ಎಕರೆ 20 ಗುಂಟೆ ಜಮೀನು, ಕೆಂಪು ಮಣ್ಣು, ಬೋರ್‌ವೆಲ್ ಮತ್ತು ಸುಮಾರು 80 ತೆಂಗಿನ ಮರಗಳು (ಸುಮಾರು 12 ವರ್ಷ ಹಳೆಯದು) ಇರುವ ಜಮೀನು ಮಾರಾಟಕ್ಕಿದೆ. ಸಂಪರ್ಕಿಸಿ:
Mob: 8970827301

SITES - 7KM ಅರಮನೆಯಿಂದ
20x30, 30x40, 30x50,40x60
ತಕ್ಷಣ ಮನೆ ಕಟ್ಟಲು ನಮ್ಮ ಲೇಔಟ್‌ಗಳಲ್ಲಿ
• ಬನ್ನೂರು ರಸ್ತೆ–ದೇವೇಗೌಡ ಸರ್ಕಲ್ ಬಳಿ
• ಟಿ.ನರಸೀಪುರ ರಸ್ತೆ–ಪೊಲೀಸ್ ಲೇಔಟ್ ಎದುರು
• ಬೆಟ್ಟದಳ್ಳಿ –ಶ್ರೀರಾಂಪುರ ರಿಂಗ್ ರಸ್ತೆ ಪಕ್ಕ
• ಜೆಪಿ ನಗರ, ಶ್ರೀನಗರ ಪಕ್ಕ
• ಬೋಗಾದಿ ರಸ್ತೆ/ಇಲವಾಲ/ಶ್ರೀನಗರ ಸಮೀಪ
NO COMMISSION, BROKER EXCUSE
8123075038

CHANGE OF NAME & DATE OF BIRTH
I, BABITHA CM residing at No.11, Rajarajeshwari Nilaya, RMPR layout, Near Vinayaka Enclave, Belawadi, Mysore -570018, Mob: 9535629938, name changed My Self Name BABITHA C M to BABITHA N M & My date of Birth is 01-07-1971 to 13-07-1975 sworn in Before Notary Veena G, Vide affidavit Dated 30-05-2025.
Sd/- Babitha N M

ತಕ್ಷಣ ಬೇಕಾಗಿದ್ದಾರೆ
ಹಳೆ RMC ಸರ್ಕಲ್ ಪೆಟ್ರೋಲ್ ಬಂಕ್ ಕ್ಯಾಷಿಯರ್ ಮತ್ತು ಹೆಲ್ಪರ್ (ಪುರುಷ/ಮಹಿಳೆ) ವಯಸ್ಸು 20 ರಿಂದ 40
9164777336
9902179776

ಬೇಕಾಗಿದ್ದಾರೆ
English, Maths & Hindi ವಿಷಯಗಳಿಗೆ ಮಹಿಳಾ ಶಿಕ್ಷಕಿಯರು ಬೇಕಾಗಿದ್ದಾರೆ. ರಾಹುಲ್ ಪ್ರೌಢಶಾಲೆ ಜೆ.ಪಿ.ನಗರ ಹತ್ತಿರ
8971625073

ಬೇಕಾಗಿದ್ದಾರೆ
ಅಡುಗೆ ಮಾಡಲು ಮತ್ತು ತೋಟದ ಕೆಲಸಕ್ಕೆ ಜನ ಬೇಕಾಗಿದ್ದಾರೆ.
ಜೀವ:
9845920613

2BHK ಬಾಡಿಗೆಗೆ ಇದೆ
ನಂ.362, 1ನೇ ಮಹಡಿ, ಪೂರ್ವಕ್ಕೆ ಬಾಗಿಲು "ಎಂ" ಬ್ಲಾಕ್, ಕುವೆಂಪುನಗರ
8217084649

ಮನೆ ಕೆಲಸಕ್ಕೆ ಮಹಿಳೆ ಬೇಕಾಗಿದ್ದಾರೆ
ಕಡ್ಡಾಯವಾಗಿ ಮನೆಯಲ್ಲೇ ಉಳಿಯಬೇಕು, ಊಟ, ವಸತಿ ಇರುತ್ತದೆ. ಆಕರ್ಷಕ ಸಂಬಳ
7259330594
9986688005

ಕಾವೇರಿ ಎಜುಕೇಷನ್ ಟ್ರಸ್ಟ್ (ರಿ)
ನಾಯಿಮಂಡ್ಯ, ಶ್ರೀರಂಗಪಟ್ಟಣ ತಾ ಮಂಡ್ಯ ಜಿಲ್ಲೆ ಮೇಲ್ಕಂಡ ನಮ್ಮ ವಿದ್ಯಾಸಂಸ್ಥೆಗೆ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಿಗೆ ಅರ್ಹರಾದವರು NST, PUC, DEd, BA, BEd ವಿದ್ಯಾರ್ಹತೆಯುಳ್ಳ ಶಿಕ್ಷಕರು ಬೇಕಾಗಿದ್ದಾರೆ. ಆಸಕ್ತರು ತಮ್ಮ ಮೂಲ ದಾಖಲಾತಿಗಳೊಂದಿಗೆ ದಿ: 10–06–2025ರ ಮಂಗಳವಾರ ಬೆ.11 ಗಂಟೆಗೆ ನೇರಸಂದರ್ಶನದಲ್ಲಿ ಪಾಲ್ಗೊಳ್ಳಲು ತಿಳಿಸಿದೆ.
(ಮೈಸೂರು ಸಿಟಿ ಬಸ್ ನಿಲ್ದಾಣದಿಂದ ಬಸ್ ಮಾರ್ಗ ಸಂಖ್ಯೆ 315B,178A)
ಸಹಿ/– ಕಾರ್ಯದರ್ಶಿಗಳು.

ನಿವೃತ್ತ ನೌಕರರಿಗೆ ಉದ್ಯೋಗಾವಕಾಶ ಸಮಿತಿಯಿಂದ
ಕೇಂದ್ರ/ರಾಜ್ಯ/ಬ್ಯಾಂಕಿಂಗ್ ಸಂಸ್ಥೆಗಳಲ್ಲಿ ನಿವೃತ್ತರಾದ ವರ್ಗಕ್ಕೆ ಹಾಗೂ ಆಸಕ್ತ ಮಹಿಳೆಯರು ವಯಸ್ಸು 30 ವರ್ಷ ಮೇಲ್ಪಟ್ಟ, ಸಂದರ್ಶನ ನಡೆಯುವ ಸ್ಥಳ:
SEPOY HOTEL, Plot 62-B, MG Road, Opposite JSS Hospital, Mysore-04, Date : 09-06-2025 Time : 11 AM
Followed by Lunch
9449068132,7022034200

WANTED
A car detaling & Servicing workshop Requires Helpers
ESI & PF Provided
9606908396

ಟೆಲಿಕಾಲಿಂಗ್ ಮಾಡಲು ಹುಡುಗಿಯರು ಬೇಕಾಗಿದ್ದಾರೆ
(ಸಂಬಳ 10,000) (Incentives)
Field Executives ಬೇಕಾಗಿದ್ದಾರೆ. (ಸಂಬಳ: 15000)
ಸ್ಥಳ: ಚಾಮುಂಡಿಪುರಂ ಮತ್ತು ಎನ್.ಆರ್.ಮೊಹಲ್ಲಾ
8150005111

ತಕ್ಷಣ ಬೇಕಾಗಿದ್ದಾರೆ
ಹೊಟೆಲ್ಲಿಗೆ ಬೇಲವಾಡಿ ವಿರುವುದಲ್ಲಿ ಕೆಲಸ ಮಾಡಲು Ex Service Man ಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ : PUC ಮೇಲ್ಪಟ್ಟು ಸಂಬಳ: 35,000/- ESI, PF ಸೌಲಭ್ಯವಿರುತ್ತದೆ.
7006635122
9880727819

ತಕ್ಷಣ ಬೇಕಾಗಿದ್ದಾರೆ
ಬೋಗಾದಿ ಗದ್ದಿಗೆ ರೋಡ್, ದಾಸನಕೊಪ್ಪಲು ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಮತ್ತು ಸೆಕ್ಯೂರಿಟಿ ಸೂಪರ್‌ವೈಸರ್‌ಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ : SSLC & ಮೇಲ್ಪಟ್ಟು
ಸಂಬಳ: Security Guard 18,000/- Security Supervisor 19,500/- ESI, PF ಸೌಲಭ್ಯವಿರುತ್ತದೆ.
9880727819
8050313506

APARTMENT LEASE
2 BHK fully furnished Flat Abyodhaya Apartment # 312, 3rd Floor Kergalli
9844216812

ತಕ್ಷಣ ಬೇಕಾಗಿದ್ದಾರೆ
ವಿಜಯನಗರ 4ನೇ ಹಂತ, ಹೆಬ್ಬಾಳು, ಹೂಟಗಳ್ಳಿ (ರಾಣಿ ಮದ್ರಾಸ್ ಹತ್ತಿರ) ಹುಣಸೂರು, ಕಡಕೊಳ Tollgate ಹಾಗೂ ಮೈಸೂರಿನ ಸುತ್ತಲಿನ ಪ್ರದೇಶಗಳಿಗೆ ಸೆಕ್ಯೂರಿಟಿ ಗಾರ್ಡ್, ಸೆಕ್ಯೂರಿಟಿ ಸೂಪರ್‌ವೈಸರ್, ಸೆಕ್ಯೂರಿಟಿ ಲೇಡಿಗಾರ್ಡ್, ಫೀಲ್ಡ್ ಆಫೀಸರ್‌ಗಳು ಬೇಕಾಗಿದ್ದಾರೆ. ಉತ್ತಮ ಸಂಬಳ ESI/PF ಇರುತ್ತದೆ. ರೂಂ ವ್ಯವಸ್ಥೆ ಇರುತ್ತದೆ. ಮೊದಲು ಬಂದವರಿಗೆ ಆದ್ಯತೆ.
8073203179,8951661568, 9632049421

ಶೇರ್ ಬ್ರೋಕರ್ ಕಂಪನಿ ನಂಬಿಕೆಗೆ ಮತ್ತೊಂದು ಹೆಸರು
ನೀವು ಗಳಿಸಿ ಇಟ್ಟಿರುವ ಚಿನ್ನವನ್ನು ಇಂದಿನ ಅನ್ಲೈನ್ ದರಕ್ಕೆ ನಿಮ್ಮ ಸ್ಥಳದಲ್ಲಿ ಮಾರಾಟ ಮಾಡಬೇಕೇ? ಸಂಪರ್ಕಿಸಿ:
9964068899

ಪ್ರಖ್ಯಾತ ಬ್ಯಾಂಕ್ ಸಹಯೋಗದಿಂದ ಸಂದರ್ಶನ
ದಿನಾಂಕ: 07-06-2025 ಶನಿವಾರ 11 ಗಂಟೆಗೆ ಸ್ಥಳ: ಹೋಟೆಲ್ ಮಯೂರ ಹೊಯ್ಸಳ ... ESI ಪಿಎಫ್ ಸೌಲಭ್ಯ ...
Lunch Arranged
7349052084,7406904930

ಬೇಕಾಗಿದ್ದಾರೆ
ಫುಡ್ ಫ್ಯಾಕ್ಟರಿಯಲ್ಲಿ ಹೆಲ್ಪರ್ ಕೆಲಸಕ್ಕೆ ಪುರುಷರು ಬೇಕಾಗಿದ್ದಾರೆ ವಯಸ್ಸು 18–45. ಸಂಬಳ ESI, PF ಕಳೆದು 17500/– 8hrs Duty, 3 Shift ಗಳು ಇರುತ್ತವೆ. ವಿದ್ಯಾರ್ಹತೆ ಬೇಕಿಲ್ಲ. ಹೆಚ್ಚಿನ ಮಾಹಿತಿಗಾಗಿ ಸ್ಥಳಕ್ಕೆ ಭೇಟಿ ನೀಡಿ. ಸ್ಥಳ: CIPET ಕಾಲೇಜ್ ಹತ್ತಿರ, ಮೇಟಗಳ್ಳಿ, ಮೈಸೂರು
9986874574

ಸೈಟು ಮಾರಾಟಕ್ಕಿದೆ
30x50 N/F KBL SILICON CITY PHASE-2 BEML ಹತ್ತಿರ KRS Road
9243536373

ಕೆಲಸ ಖಾಲಿ ಇದೆ
ವಯಸ್ಸಾದವರನ್ನು, ರೋಗಿಗಳನ್ನು ನೋಡಿಕೊಳ್ಳಲು ಅನುಭವ ಇರುವ ಇಲ್ಲದೆ ಇರುವ ಮಹಿಳೆಯರು ಪುರುಷರು ಹಾಗೂ ಮನೆ ಕೆಲಸ ಅಡುಗೆ ಕೆಲಸ ಮಾಡುವವರು ಸಂಪರ್ಕಿಸಿ. ಕೆಲಸದ ಸಮಯ Day / Night ಅಥವಾ 24 ಗಂಟೆ ಮನೆಯಲ್ಲೇ ಇದ್ದು ಕೆಲಸ ಮಾಡುವವರು ಸಂಪರ್ಕಿಸಿ. ಹಾಗೂ ANM GNM BSC ದಾದಿಯರು ಕೆಲಸದ ಅವಶ್ಯಕತೆ ಇರುವವರು ಸಂಪರ್ಕಿಸಿ :
8951717070

ಮೈಸೂರು ಮಿತ್ರ 46 ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸರ್ಹವೇ ಎಂದು ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
–ಜಾಹೀರಾತು ವ್ಯವಸ್ಥಾಪಕರು

ಮೈಸೂರು ಮಿತ್ರ

ಅಹವಾಲುಗಳನ್ನು ನಿರ್ಲಕ್ಷ್ಯಿಸದೆ ಬಗೆಹರಿಸಲು ಮುಂದಾಗಿ

ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಎಸ್.ಯತೀಂದ್ರ ಸೂಚನೆ

ತಿ.ನರಸೀಪುರ, ಜೂ.4– ಸಾರ್ವಜನಿಕರ ಅಹವಾಲುಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡದೆ ಬಗೆಹರಿಸಲು ಮುಂದಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ.ಎಸ್.ಯತೀಂದ್ರ ಸೂಚಿಸಿದರು.

ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇ ಕೆಂಪಯ್ಯನ ಹುಂಡಿ, ಹೊಸ ಕೆಂಪಯ್ಯನಹುಂಡಿ, ರಾಯರ ಹುಂಡಿ ಹಾಗೂ ಇಂಡವಾಳು ಗ್ರಾಮದಲ್ಲಿ ಕಂದಾಯ, ಪೋಡಿ ಹಾಗೂ ಇ–ಸ್ವತ್ತು ಅದಾಲತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗಬೇಕು. ಯಾವುದೇ ಕೆಲಸಗಳಿಗೂ ಕಚೇರಿಗೆ ಅಲೆಸದೇ ತ್ವರಿತವಾಗಿ ಮಾಡಿಕೊಡಬೇಕೆಂದು ಸೂಚಿಸಿದರು.

ಕೆಂಪಯ್ಯನಹುಂಡಿಯಲ್ಲಿ 3 ಸರ್ವೇ ನಂಬರ್ ಬರಲಿದ್ದು, 6 ಮಂದಿಗೆ ಆರ್‌ಟಿಸಿ ವಿತರಿಸಲಾಗುತ್ತಿದೆ. ಮತ್ತೊಂದು ಸರ್ವೇ ನಂಬರ್ ಪ್ರೊಸೆಸ್ ಮುಗಿದು ಸರ್ವೇ ಪೋಡಿಗೆ ಹೋಗಿದ್ದು, ಸ್ವಲ್ಪ ದಿನದಲ್ಲಿ ಅವರಿಗೂ ಆರ್‌ಟಿಸಿ ಸಿಗಲಿದೆ ಎಂದರು.

ಯಾರಿಗೆ ದರಖಾಸ್ತು ಜಮೀನಿನಲ್ಲಿ ಪೋಡಿಯಾಗಬೇಕಿತ್ತೋ ಅವರಿಗೆಲ್ಲಾ ಮಾಡಿಕೊಡಲಾಗಿದೆ. ಕಂದಾಯ ಇಲಾಖೆಯಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ, ಸಂಬಂಧಪಟ್ಟ ಇಲಾಖೆಯವರು ಅರ್ಜಿ ಸ್ವೀಕರಿಸಿ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೂ ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ. ಆದರೆ ಆಯಾಯ ಗ್ರಾಮಸ್ಥರು ಮಾತ್ರವೇ ಅರ್ಜಿ ಸಲ್ಲಿಸಬೇಕು. ಕಾರ್ಯಕರ್ತರು ವರ್ಗಾವಣೆ ಪತ್ರ ತಂದಿದ್ದರೆ ಅದನ್ನು ಇಲ್ಲಿ ನೀಡುವುದು ಬೇಡ. ಮೈಸೂರಿನ ನಿವಾಸಕ್ಕೆ ಅರ್ಜಿಗಳನ್ನು ಕೊಡಿ ಎಂದರು.

ಕೆಂಪಯ್ಯನಹುಂಡಿ ಗ್ರಾಮಸ್ಥರು ಜೆಕೆಎಂ ಯೋಜನೆಯಡಿ ಆರಂಭಗೊಂಡಿರುವ ಮನೆ ಮನೆಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ.ಯತೀಂದ್ರ ಕಾಮಗಾರಿಗೆ ಅಗತ್ಯ ಅನುದಾನ ನೀಡಲಾಗುವುದು. ಕೂಡಲೇ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 60 ಲಕ್ಷ ರೂ. ನೀಡಲಾಗಿದೆ. ಮತ್ತೆ 60 ಲಕ್ಷಕ್ಕೆ ಬೇಡಿಕೆ ಇಡಲಾಗಿದೆ. ಆದರೆ ಮತ್ತೆ ಅಷ್ಟು ಪ್ರಮಾಣದ ಅನುದಾನ ನೀಡಲು ಕಷ್ಟವಾಗಲಿದ್ದು,



ಹಳೇ ಕೆಂಪಯ್ಯನಹುಂಡಿಯ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಡಾ.ಎಸ್.ಯತೀಂದ್ರ ಮಾತನಾಡಿದರು.

ಅಭಿವೃದ್ಧಿಗೆ ಬೇಕಾದಷ್ಟು ಅನುದಾನ ಕೊಡಿಸುತ್ತೇನೆ. ಮರಣ ಪ್ರಮಾಣ ಪತ್ರ ನೀಡುವಲ್ಲಿ ಜನಸಾಮಾನ್ಯರನ್ನು ಅಲೆಸದೆ ತ್ವರಿತವಾಗಿ ನೀಡುವಂತೆ ಸೂಚಿಸಿದರು.

ಹಳೇ ಕೆಂಪಯ್ಯನಹುಂಡಿಯಲ್ಲಿ ಸರ್ಕಾರಿ ಬಸ್‌ಗಳು ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ಬಸ್ ನಿಲ್ಲಿಸುವಂತೆ ಗ್ರಾಮಸ್ಥರು ಮಾಡಿದ ಮನವಿಗೆ ಸ್ಪಂದಿಸಿದ ಡಾ.ಯತೀಂದ್ರ ಗ್ರಾಮದಲ್ಲಿ ಬಸ್ ನಿಲುಗಡೆ ಮಾಡಲು ಡ್ರೈವರ್‌ಗಳಿಗೆ ಸೂಚನೆ ನೀಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿ ಶಿವಶಂಕರಪ್ಪರಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ಟಿ.ಜೆ.ಸುರೇಶಾಚಾರ್ ಮಾತನಾಡಿ, ದುರಸ್ತಿಗೆ ಸಂಬಂಧಿಸಿದಂತೆ ಇದುವರೆಗೆ ಇದ್ದ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಿದೆ. ಹೀಗಾಗಿ ಸುಮಾರು 303 ಸರ್ಕಾರಿ ನಂಬರ್ ಅನ್ನು ತಾಲೂಕಿನಲ್ಲಿ ದುರಸ್ತಿ ಮಾಡಲಾಗುತ್ತಿದೆ. ಆ ಪೈಕಿ ಹೊಸಕೋಟೆ ವ್ಯಾಪ್ತಿಯ ಕೆಂಪಯ್ಯನಹುಂಡಿ ಸರ್ವೇ ನಂ.147ಕ್ಕೆ ಸಂಬಂಧಿಸಿದಂತೆ ದುರಸ್ತಿ ಮಾಡಿ ಆರ್‌ಟಿಸಿ ವಿತರಣೆ ಮಾಡುತ್ತಿದ್ದೇವೆ ಎಂದರು.

ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಟಾಪರ್ ಆದ ಮೂವರು ವಿದ್ಯಾರ್ಥಿನಿಯರಿಗೆ ತಲಾ 10 ಸಾವಿರ ರೂ. ಪ್ರೋತ್ಸಾಹ ಧನವನ್ನು ಡಾ.ಯತೀಂದ್ರ ವಿತರಿಸಿದರು. ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನಹುಂಡಿ ಮಹದೇವಣ್ಣ, ಜಿಪಂ ಮಾಜಿ ಸದಸ್ಯ ಕೆ.ಮಹದೇವ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಪ್ರಕಾಶ್, ಕೆಪಿಸಿಸಿ ಕಾರ್ಯದರ್ಶಿ ವರುಣ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ದೇಗೌಡ, ಹೊಸಕೋಟೆ ಗ್ರಾಪಂ ಅಧ್ಯಕ್ಷೆ ನಂದಿನಿ ರಾಜೇಂದ್ರ, ಮಾಜಿ ಅಧ್ಯಕ್ಷ ಆನಂದ್, ಪಿಡಿಒ ಪೂರ್ಣಿಮಾ, ಕಾರ್ಯದರ್ಶಿ ಪುಟ್ಟರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೇಹುಂಡಿ ಮಹೇಶ್, ಮಾಜಿ ಅಧ್ಯಕ್ಷ ತುಂಬಲ ಪ್ರಶಾಂತ್ ಬಾಬು, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಅನಿಲ್ ಕುಮಾರ್, ತಾಪಂ ಮಾಜಿ ಅಧ್ಯಕ್ಷ ಅಂದಾನಿ, ಪ್ರಥಮ ದರ್ಜೆ ಗುತ್ತಿಗೆದಾರ ಮಾಧು, ಪುರಸಭಾ ಮಾಜಿ ಅಧ್ಯಕ್ಷ ಸೋಮು, ಕೆ.ನಂಜುಂಡಸ್ವಾಮಿ, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕ ಅಮ್ಜದ್ ಖಾನ್, ತಾಪಂ ಮಾಜಿ ಅಧ್ಯಕ್ಷರಾದ ಮಲ್ಲಿಕಾರ್ಜುನ, ಎಂ.ರಮೇಶ್, ಮಾಜಿ ಅಧ್ಯಕ್ಷರಾದ ಅಕ್ಕೂರು ಗುರುಮೂರ್ತಿ, ನಾಗರಾಜು, ಕುಪ್ಯ ರಘು, ಪುರಸಭಾ ಸದಸ್ಯರಾದ ಗುರುಸ್ವಾಮಿ, ಚೇತನ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಬಸವರಾಜು, ಕಿರಗಸೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಆರ್.ಮಹದೇವ್, ಇಂಡವಾಳು ಲೋಕೇಶ್, ತಾಳೆ ಬೆಳೆ ಬಸವರಾಜು, ಆರ್.ಪಿ.ಹುಂಡಿ ನಾಗರಾಜು, ಕಂಬಯ್ಯ ಅಮಾವಾಸ್ಯೆಗೌಡ, ಪುರಿ ನಟರಾಜು, ಇಒ ಪಿ.ಎಸ್.ಅನಂತ ರಾಜು, ರಾಜಸ್ವ ನಿರೀಕ್ಷಕ ಮಹೇಂದ್ರ, ಬಿಇಒ ಶಿವಸ್ವಾಮಿ, ಸೆಸ್ಕಾಂ ವಿಜಯ್ ಕುಮಾರ್, ಶ್ರೀಕಂಠ ಸೇರಿದಂತೆ ಮತ್ತಿತರರಿದ್ದರು.

ಅರ್ಜಿ ಸಲ್ಲಿಸಲು ನೂಕು ನುಗ್ಗಲು

ಡಾ.ಯತೀಂದ್ರ 4 ಗ್ರಾಮಗಳಲ್ಲಿ ಮಾತ್ರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೆಲ ಗ್ರಾಮಗಳಲ್ಲಿ ಹೆಚ್ಚಿನ ಅರ್ಜಿ ಸಲ್ಲಿಕೆಯಾದರೇ, ಕೆಲವೆಡೆ ಬೆರಳೆಣಿಕೆ ಅರ್ಜಿಗಳು ಸಲ್ಲಿಕೆಯಾದವು. ಆದರೆ ಇಲ್ಲಿ ಗ್ರಾಮಸ್ಥರಿಗಿಂತ ಕಾರ್ಯಕರ್ತರೇ ಅರ್ಜಿ ಸಲ್ಲಿಸಲು ಮುಗಿಬಿದ್ದದ್ದು ವಿಶೇಷವಾಗಿತ್ತು. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡದ ಕಾರ್ಯಕರ್ತರು ಯತೀಂದ್ರರ ಕಾರನ್ನು ಸುತ್ತುವರಿದು ವಿವಿಧ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಮುಗಿಬಿದ್ದರು. ಇದರಿಂದ ಯತೀಂದ್ರ ಇರುಸು ಮುರುಸು ಅನುಭವಿಸುವಂತೆ ಕಂಡು ಬಂದರು. ಒಂದು ಹಂತದಲ್ಲಿ ಕಾರ್ಯಕರ್ತರು ಅರ್ಜಿ ಸಲ್ಲಿಸುವುದಿದ್ದರೆ ಮೈಸೂರಿನ ಮನೆಗೆ ಬಂದು ಸಲ್ಲಿಸುವಂತೆ ಹೇಳಿದರು. ಆದರೂ ತಮ್ಮ ಚಾಳಿ ಬಿಡದ ಕಾರ್ಯಕರ್ತರು ಅರ್ಜಿಗಳನ್ನು ಹಿಡಿದು ಯತೀಂದ್ರರನ್ನು ಸುತ್ತುವರಿಯುತ್ತಿದ್ದದ್ದು ಮಾತ್ರ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಯಿತು.

ಮೈಸೂರು ಸಂಸ್ಥಾನ ದೇಶಕ್ಕೆ ಮಾದರಿಯಾಗಿತ್ತು

ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಆರ್.ಅರಸು

ಹೆಚ್.ಡಿ.ಕೋಟೆ, ಜೂ.4– ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮಗ್ರ ಅಭಿವೃದ್ಧಿ ಮಾಡಿದ್ದರಿಂದಲೇ ಮೈಸೂರು ಸಂಸ್ಥಾನ ದೇಶದಲ್ಲೇ ಮಾದರಿಯಾಗಿತ್ತು ಎಂದು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಆರ್.ಅರಸು ತಿಳಿಸಿದರು.



ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಡೆಯಿತು

ತಾಲೂಕು ಆಡಳಿತಸೌಧದಲ್ಲಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜಯಂತಿಯಲ್ಲಿ ನಾಲ್ವಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ 38 ವರ್ಷಗಳ ಆಡಳಿತದಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅನೇಕ ಯೋಜನೆ ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಅದರಲ್ಲೂ ಮೈಸೂರು, ಮಂಡ್ಯ ಜನರು ಸಮೃದ್ಧಿ ಜೀವನ ನಡೆಸಲು ನಿರ್ಮಿಸಿದ ಕೃಷ್ಣರಾಜ ಸಾಗರದಿಂದ ಅಲ್ಲಿನ ಜನರ ಬದುಕು ಬಂಗಾರವಾಯಿತು ಎಂದರು.

ಶಿಕ್ಷಣದ ಮಹತ್ವ ಅರಿತಿದ್ದ ನಾಲ್ವಡಿಯವರು ಶೋಷಿತ ಹಾಗೂ ಹಿಂದುಳಿದ ವರ್ಗಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಅನೇಕ ಶಾಲೆಗಳನ್ನು ಆರಂಭಿಸಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದರು. ಮಹಿಳೆಯರಿಗೆ ಮತದಾನ ಹಕ್ಕು ಹಾಗೂ ಉಚಿತವಾಗಿ ಶಿಕ್ಷಣ ನೀಡಿದರು ಎಂದರು.

ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಮೈಸೂರಿನ ಜನರು ಸದಾ ಸ್ಮರಿಸಬೇಕು. ಜನರ ಆರೋಗ್ಯಕ್ಕಾಗಿ ಕೆ.ಆರ್.ಆಸ್ಪತ್ರೆ, ಕ್ಷಯರೋಗ ಆಸ್ಪತ್ರೆ, ಮಕ್ಕಳ ವಾಣಿ ವಿಲಾಸ ಹಾಗೂ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ ಪ್ರಾರಂಭಿಸಿದರು. ಹಾಗೆ ಕೈಗಾರಿಕಾ ಅಭಿವೃದ್ಧಿಗೂ ಒತ್ತು ನೀಡಿದ್ದ ಅವರು ಭದ್ರಾವತಿ ಉಕ್ಕಿನ ಕಾರ್ಖಾನೆ, ಸಾಬೂನು, ಗಂಧದ ಎಣ್ಣೆ ಮತ್ತು ಮಂಡ್ಯದ ಸಕ್ಕರೆ ಕಾರ್ಖಾನೆಗಳನ್ನು ತೆರೆಯುವ ಮೂಲಕ ಜನರಿಗೆ ಉದ್ಯೋಗ ನೀಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಅರಸು ಸಂಘದ ಅಧ್ಯಕ್ಷ ಲಿಂಗರಾಜೇಅರಸ್, ಉಪಾಧ್ಯಕ್ಷ ದೀಪಕ್ ಅರಸ್, ತಾಲೂಕು ಕಸಾಪ ಅಧ್ಯಕ್ಷ ಕನ್ನಡ ಪ್ರಮೋದ, ಮುಖಂಡರಾದ ಚಾ.ನಂಜುಂಡಮೂರ್ತಿ, ವಕೀಲ ಜವರಯ್ಯ, ಪುಟ್ಟಮಾದು, ದೇವರಾಜು, ಸಿಂಧೂ, ಫಣಿಕುಮಾರ್, ಸಂದೀಪ್ ಅರಸ್, ರಾಮು, ಗೋಪಾಲ ಕೃಷ್ಣ ಅರಸ್, ನಾಗರಾಜು, ಅನುಷಾ, ಶೈಲಾ ಸುಧಾಮಣಿ, ರಾಮು ಇದ್ದರು.

ಅಣೆಕಟ್ಟೆ ನಿರ್ಮಿಸಿ ಆಹಾರದ ಕೊರತೆ ನೀಗಿಸಿದ ನಾಲ್ವಡಿ

ತಹಸೀಲ್ದಾರ್ ಮಂಜುನಾಥ್

ಹುಣಸೂರು, ಜೂ.4– ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಡೆಯಿತು. ಕಾರ್ಯ ಕ್ರಮವನ್ನು ಉಪವಿಭಾಗಾಧಿಕಾರಿ ವಿಜಯ್ ಕುಮಾರ್ ಉದ್ಘಾಟಿಸಿದರು.



ಹುಣಸೂರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಡೆಯಿತು

ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿನ ಹೆಸರಾಂತ ರಾಜರಾಗಿದ್ದು, ಸಮಾಜ ಸುಧಾರಕರಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿ ಮಾದರಿಯಾಗಿದ್ದರು. ಇವರು 1884ರ ಜೂ.4ರಂದು ಚಾಮರಾಜ ಒಡೆಯರ್, ಕೆಂಪನಂಜಮ್ಮಣ್ಣಿ ಅವರ ಪುತ್ರರಾಗಿ ಜನಿಸಿ 1902ರಿಂದ 1940ರವರೆಗೆ ಮೈಸೂರು ರಾಜ್ಯದ ಅರಸರಾಗಿದ್ದರು. ಇವರ ಕಾಲದಲ್ಲಿ ಕೃಷ್ಣರಾಜ ಅಣೆಕಟ್ಟೆ ನಿರ್ಮಿಸಿ ಲಕ್ಷಾಂತರ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿ ನಮ್ಮ ನಾಡಿನ ಜನರಿಗೆ ಆಹಾರದ ಕೊರತೆ ನೀಗಿಸಿದರು. ಹೆಣ್ಣು ಮಕ್ಕಳಿಗೆ ಸಮಾನ ಶಿಕ್ಷಣ ಕಲ್ಪಿಸಿದರು. ಕೈಗಾರಿಕೆ ಆಧುನೀಕರಣ, ಬ್ಯಾಂಕ್ ಸ್ಥಾಪನೆ, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆ ನಿರ್ಮಾಣ, ಶತಮಾನಗಳಿಂದ ಸಮಾಜಕ್ಕೆ ಒಂದು ಪಿಡುಗಾಗಿದ್ದ ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಲು ಕಾನೂನನ್ನು ರಚಿಸಿದರು.

ಶತ ಶತಮಾನಗಳಿಂದ ಶೋಷಣೆಗೆ ಒಳಗಾಗುತ್ತಿದ್ದ ದಲಿತ ಹಿಂದುಳಿದ ಸಮುದಾಯಗಳಿಗೆ ಮಿಲ್ಲರ್ ಆಯೋಗದ ಸಮಿತಿ ರಚಿಸಿ ಮೀಸಲಾತಿ ಕಲ್ಪಿಸಿಕೊಟ್ಟರು. ಶಿಕ್ಷಣ, ಕೈಗಾರಿಕೆ, ನೀರಾವರಿ ಮುಂತಾದ ಮೂಲ ಸೌಲಭ್ಯಗಳಿಗೆ ಹೆಚ್ಚು ಆದ್ಯತೆ ನೀಡಿದರು.

ಪ್ರಜಾಪ್ರಭುತ್ವ ಮಾದರಿ ಪ್ರಜಾಪ್ರತಿನಿಧಿ ಸಭೆ ನಡೆಸಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಂದ 3 ತಿಂಗಳಿಗೊಮ್ಮೆ ಜನರ ಸಮಸ್ಯೆಗಳನ್ನು ಅರಿತು ಜನರ ಇಚ್ಛೆಗನುಸಾರ ಆಡಳಿತ ನಡೆಸುತ್ತಿದ್ದರು. ರಾಜನಾದರೂ ಜನರ ಭಾವನೆ ಮತ್ತು ಇಚ್ಛೆಗೆ ವಿರುದ್ಧವಾಗಿ ನಡೆಯುತ್ತಿರಲಿಲ್ಲ. ಪ್ರಜಾಸತ್ತಾತ್ಮಕವಾಗಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡಲು ಶ್ರಮಿಸುತ್ತಿದ್ದರು. ಅಸ್ಪೃಶ್ಯತೆ, ಜಾತೀಯತೆ, ಅಸಮಾನತೆಗಳನ್ನು ವಿರೋಧಿಸಿ ಅನೇಕ ಕಾನೂನುಗಳನ್ನು ಜಾರಿಗೆ ತಂದು ಸಮ ಸಮಾಜದ ಕನಸನ್ನು ಕಂಡಿದ್ದರು. ಮೈಸೂರು ನಗರವನ್ನು ಇಡೀ ರಾಜ್ಯದಲ್ಲೇ ಒಂದು ಮಾದರಿ ನಗರವನ್ನಾಗಿ ಮಾಡಿ ಸಂಸ್ಕೃತಿ, ಕಲೆ, ಪರಂಪರೆಗಳಿಗೆ ಹೆಚ್ಚು ಆದ್ಯತೆ ನೀಡಿದ ಪರಿಣಾಮವಾಗಿ ಇಂದಿಗೂ ಮೈಸೂರನ್ನು ಸಾಂಸ್ಕೃತಿಕ ನಗರಿ ಎಂದು ಕರೆಯಲು ಕಾರಣಕರ್ತರಾದರು ಎಂದರು.

ಈ ವೇಳೆ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕುಮಾರ್, ದಸಂಸದ ನಿಂಗರಾಜ್ ಮಲ್ಲಾಡಿ, ದಲಿತ ಮುಖಂಡರಾದ ಬಸವಲಿಂಗಯ್ಯ, ಡಿ.ಕುಮಾರ್, ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರಾದ ಎಸ್.ಜಯರಾಮು, ಪಿ.ಆರ್.ರಾಚಪ್ಪ, ಹೆಚ್.ಪಿ.ಸುಬ್ಬರಾವ್, ದಸಂಸದ ದೇವೇಂದ್ರ, ಗಜೇಂದ್ರ, ವೇಣು, ಉಪ ತಹಸೀಲ್ದಾರ್ ನರಸಿಂಹಯ್ಯ, ಶ್ರೀಪಾದ, ಆರ್‌ಟಿಒ ಅಧಿಕಾರಿ ಹೊನ್ನೇಗೌಡ, ಆರೋಗ್ಯ ಇಲಾಖೆ ಅಧಿಕಾರಿ ರಾಜೇಶ್ವರಿ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸರಗೂರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ



ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಗಣ್ಯರು ಉದ್ಘಾಟಿಸಿದರು.

ಸರಗೂರು, ಜೂ.4– ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಕಚೇರಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಬುಧವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಡೆಯಿತು.

ಸಾಹಿತಿ ಡಾ.ವೈ.ಡಿ.ರಾಜಣ್ಣ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಸಾಹಿತ್ಯ, ಸಂಗೀತ, ಕಲೆ, ನೀರಾವರಿ, ಕಾರ್ಖಾನೆಗಳ ಸ್ಥಾಪನೆ ಮೂಲಕ ಮೈಸೂರು ಸಂಸ್ಥಾನವನ್ನು ಭಾರತದಲ್ಲಿ ಮಾದರಿ ಸಂಸ್ಥಾನವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ರೂಪಿಸಿದರು. ಅಲ್ಲದೇ ಅವರು ಪ್ರಜಾ ರಾಜರಾಗದೇ ಪ್ರಜಾ ಸೇವಕರಾಗಿ ನಾಡಿನ ಎಲ್ಲಾ ವರ್ಗದವರ ಬದುಕು ಹಸನಾಗಬೇಕು ಎಂದು ಹಂಬಲಿಸುತ್ತಿದ್ದ ಅವರು ಅಪ್ರತಿಮ ಮಾನವತಾವಾದಿಗಳಾಗಿದ್ದರು. 1919ರಲ್ಲೇ ಬ್ರಾಹ್ಮಣೇತರರು ಮತ್ತು ದಲಿತರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲು ಮಿಲ್ಲರ್ ಆಯೋಗ ರಚನೆ ಮಾಡಿದ್ದರು. ಆ ಮೂಲಕ ಭಾರತದಲ್ಲಿ ಸಮಾನತೆ ಬಯಸಿದ ಮೊದಲ ರಾಜರಾಗಿದ್ದಾರೆ ಎಂದರು.

ಅರಸು ಸಮಾಜದ ಗೌರವಾಧ್ಯಕ್ಷ ಎಸ್.ವಿ.ವೆಂಕಟೇಶ್, ಡಾ.ಜಿ.ಆರ್.ಅರಸ್ ಮಾತನಾಡಿದರು. ಇದೇ ವೇಳೆ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಜೆಎಸ್‌ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಕೆ.ಎಂ.ಮಹದೇವಸ್ವಾಮಿ ನಾಲ್ವಡಿ ಕೃಷ್ಣರಾಜ ಒಡೆಯರ ಜೀವನ ಕುರಿತು ತಿಳಿಸಿದರು. ಜಿಲ್ಲಾ ಅರಸು ಸಮಾಜದ ಅಧ್ಯಕ್ಷ ಹೆಚ್‌ಎಂಟಿ ಲಿಂಗರಾಜೇ ಅರಸ್, ತಾಲೂಕು ಕಚೇರಿ ಗ್ರೇಡ್–2 ತಹಸೀಲ್ದಾರ್ ಪರಶಿವಮೂರ್ತಿ, ಎಸ್‌ಐ ಗೋಪಾಲ್, ಆನಂದ್, ತಾಲೂಕು ಅರಸು ಸಮಾಜದ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಎಸ್.ಸಿ.ವೆಂಕಟೇಶ್, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ನಾಯಕ ಸಮಾಜದ ತಾಲೂಕು ಅಧ್ಯಕ್ಷ ಶಂಭುಲಿಂಗನಾಯಕ, ಮಲ್ಲೇಶ್, ಮಹೇಶ್, ನಾಗರಾಜು, ಪಪಂ ಮಾಜಿ ಸದಸ್ಯ ಮಧುಸೂದನ್, ಸುಭಾನ್, ಗೋವಿಂದ ರಾಜು, ಚಲುವರಾಜು, ಆರ್‌ಐ ಮುಜೀಬ್, ಕೃಷ್ಣಮೂರ್ತಿ, ಗೌರಮ್ಮ ಇತರರಿದ್ದರು.

ಜಾತ್ಯಾತೀತ ಜನಪರ ಹೋರಾಟ ವೇದಿಕೆ ಅಸ್ತಿತ್ವಕ್ಕೆ

ನಂಜನಗೂಡು, ಜೂ.4– ನಂಜನಗೂಡಿನ ಸುತ್ತಮುತ್ತ ನಡೆಯುತ್ತಿರುವ ಭೂ ಮಾಫಿಯಾದಿಂದಾಗಿ ಸಣ್ಣಪುಟ್ಟ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಭೂ ಮಾಫಿಯಾ ವಿರುದ್ಧ ಹೋರಾಟ ನಡೆಸಿ ರೈತರಿಗೆ ನ್ಯಾಯ ಒದಗಿಸುವ ಸಲುವಾಗಿ ಜಾತ್ಯತೀತ ಜನಪರ ಹೋರಾಟ ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆ ಅಧ್ಯಕ್ಷ ಸಂಜಯ್ ಪಾಲ್ ಹೇಳಿದರು.



ಜಾತ್ಯಾತೀತ ಜನಪರ ಹೋರಾಟ ವೇದಿಕೆ ಸಂಘಟನೆಯನ್ನು ಮಾಜಿ ಶಾಸಕ ಕೇಶವಮೂರ್ತಿ ಉದ್ಘಾಟಿಸಿದರು.

ತಾಲೂಕಿನ ಏಚಗಳ್ಳಿ ಗ್ರಾಮದಲ್ಲಿ ನಡೆದ ಜಾತ್ಯತೀತ ಜನಪರ ಹೋರಾಟ ವೇದಿಕೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಏಚಗಳ್ಳಿ ಗ್ರಾಮದಲ್ಲಿ ನಮಗೆ ಪಿತ್ರಾರ್ಜಿತವಾಗಿ ಬಂದ 40 ಎಕರೆ ಭೂಮಿಯಲ್ಲಿ ವ್ಯವಸಾಯ ಮಾಡುತ್ತಾ ತೋಟದ ಮನೆಯಲ್ಲಿ ವಾಸವಾಗಿದ್ದರೂ ಸಹ, ಆಸ್ತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ನಮ್ಮ ಮಾವಂದಿರು ಮತ್ತು ದೊಡ್ಡಮ್ಮನವರ ಪಿತೂರಿಯಿಂದಾಗಿ ಹಣ ಬಲ ಉಪಯೋಗಿಸಿ ನಂಜನಗೂಡು ತಾಲೂಕಿಗೆ ಸೇರಿದ ಆಸ್ತಿಯನ್ನು ಹುಣಸೂರು ತಾಲೂಕಿನ ಬೆಟ್ಟದಪುರ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಗ್ರಾವಿಟಿ ಓನ್ ಲಿವಿಂಗ್ ಸ್ಪೇಸ್ ಎಂಬ ರಿಯಲ್ ಎಸ್ಟೇಟ್ ಸಂಸ್ಥೆಗೆ ನಿಯಮ ಬಾಹಿರವಾಗಿ ಕ್ರಯ ಪತ್ರ ರೂಪಿಸಿ ಪುಡಿ ರೌಡಿಗಳೊಂದಿಗೆ ಬಂದು ವ್ಯವಸಾಯ ಭೂಮಿ ನಾಶಪಡಿಸಿ ರಿಯಲ್ ಎಸ್ಟೇಟ್ ಮಾಡುವ ಹುನ್ನಾರ ನಡೆಸಿದ್ದಾರೆ. ನಮ್ಮಂತಹ ಕಾನೂನು ತಿಳಿದವರಿಗೆ ಈ ರೀತಿ ಆದರೆ ಏನು ಅರಿಯದ ಸಣ್ಣಪುಟ್ಟ ರೈತರ ಗತಿ ಏನು? ಈ ಭೂ ಮಾಫಿಯಾದಿಂದಾಗಿ ರೈತರಿಗೆ ಆಗುತ್ತಿರುವ ನಷ್ಟದ ವಿರುದ್ಧ ಹೋರಾಟ ನಡೆಸಿ ರೈತರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಜಾತ್ಯಾತೀತ ಜನಪರ ಹೋರಾಟ ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ವಿದ್ಯಾಸಾಗರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೇಶವಮೂರ್ತಿ ಜಾತ್ಯಾತೀತ ಜನಪರ ಹೋರಾಟ ವೇದಿಕೆ ಉದ್ಘಾಟಿಸಿ, ಏಚಗಳ್ಳಿ ಗ್ರಾಮದ ತೋಟದಲ್ಲಿ ನಿರ್ಮಾಣವಾಗಿರುವ ಬಸವಣ್ಣ ಅಂಬೇಡ್ಕರ್, ವಾಲ್ಮೀಕಿ, ಕನಕದಾಸರ ಭಾವಚಿತ್ರವುಳ್ಳ ಪುತ್ಥಳಿ ಅನಾವರಣಗೊಳಿಸಿದರು.

ದಸಂಸ ಸಂಚಾಲಕ ಸುರೇಶ್, ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್ ರಾವ್, ಮುಖಂಡರಾದ ನಾಗರಾಜು, ತಗಡೂರು ನಾಯಕ, ಡಾ.ಶಿವರುದ್ರಪ್ಪ, ಭಾರ್ಗವ, ಲಕ್ಷ್ಮಣ, ರೇವಣ್ಣ, ನವೀನ್ ಕುಮಾರ್, ಶ್ವೇತಾ ಇತರರಿದ್ದರು.

ಸರ್ಕಾರದಿಂದ ನಾಲ್ವಡಿ ಜಯಂತಿ ಆಚರಿಸಲು ಒತ್ತಾಯ

ತಿ.ನರಸೀಪುರ, ಜೂ.4– ಸರ್ಕಾರದ ವತಿಯಿಂದ ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಎಸ್.ಕೆ.ರಾಜೂಗೌಡ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೊಂದ, ಅಲಕ್ಷಿತ ಸಮುದಾಯಗಳ ಜನರ ಏಳಿಗೆಗಾಗಿ ದುಡಿದ, ಜನಪರ, ಸಮ ಸಮಾಜ ನಿರ್ಮಾಣಕ್ಕೆ ಪೂರಕವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿದ ನಾಡಿನ ಮಹನೀಯರ ಜಯಂತಿಗಳನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಅಧಿಕೃತವಾಗಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡದಿರುವುದು ಸರಿಯಲ್ಲ ಎಂದರು.

ಎಲ್ಲಾ ಸರ್ಕಾರಿ ಕಚೇರಿ ಮತ್ತು ಶಾಲಾ, ಕಾಲೇಜುಗಳಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರ ಅಳವಡಿಸಬೇಕು. ಜನಪರ ಕಾನೂನು ಮತ್ತು ಆಡಳಿತದ ಮೂಲಕ ಜಗತ್ತಿನ ಆಡಳಿತಗಾರಿಗೆ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆದರ್ಶವಾಗಿದ್ದು, ಕೃಷ್ಣರಾಜ ಸಾಗರ ಅಣೆಕಟ್ಟೆ, ಮಹಾರಾಣಿ ಕಾಲೇಜು, ನಿಮ್ಹಾನ್ಸ್ ಆಸ್ಪತ್ರೆ, ಕೆ.ಆರ್. ಮಾರುಕಟ್ಟೆ, ಶಿವನಸಮುದ್ರ ಜಲವಿದ್ಯುತ್ ಯೋಜನೆ, ಕಸಾಪ ಸ್ಥಾಪನೆ, ಮೈಸೂರು ವಿವಿ ಸ್ಥಾಪನೆ ಸೇರಿದಂತೆ ನೂರಾರು ಕೈಗಾರಿಕೆಗಳು, ಶಾಲೆಗಳನ್ನು ಸ್ಥಾಪಿಸಿದ್ದಾರೆ. ಆದ್ದರಿಂದ ಸರ್ಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಅವರ ಜೀವನ ಚರಿತ್ರೆಯನ್ನು ಕಡ್ಡಾಯವಾಗಿ ಶಾಲಾ, ಕಾಲೇಜುಗಳ ಪಠ್ಯಕ್ರಮದಲ್ಲಿ ಸೇರಿಸಬೇಕು. ಶಾಲಾ, ಕಾಲೇಜು, ಸಾರ್ವಜನಿಕ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ, ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಲು ಸರ್ಕಾರ ಆದೇಶ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಜೂ.30ರವರೆಗೆ ಗಿಡ ನೆಡುವ ಕಾರ್ಯ



ತಿ.ನರಸೀಪುರ ಎಪಿಎಂಸಿ ಕಚೇರಿಯಲ್ಲಿ ಭಾರತೀಯ ಕಿಸಾನ್ ಸಂಘ ಸಭೆ ನಡೆಯಿತು

ತಿ.ನರಸೀಪುರ, ಜೂ.4– ಮೂವತ್ತಕ್ಕೂ ಹೆಚ್ಚು ಗ್ರಾಮ ಸಮಿತಿಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜೂ.5ರಿಂದ 30 ರವರೆಗೂ ಕಾಲೇಜು, ಸ್ಮಶಾನ, ಸಾರ್ವಜನಿಕ ಉದ್ಯಾನವನ ಸೇರಿದಂತೆ ರಸ್ತೆಯ ಎರಡು ಬದಿಗಳಲ್ಲಿ ಅರಣ್ಯ, ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಅಧ್ಯಕ್ಷ ನಾಗಲಗೆರೆ ಶಿವಕುಮಾರ್ ಹೇಳಿದರು.

ಪಟ್ಟಣದ ಎಪಿಎಂಸಿ ಕಚೇರಿ ಆವರಣದಲ್ಲಿ ಭಾರತೀಯ ಕಿಸಾನ್ ಸಂಘ ತಿ.ನರಸೀಪುರ ತಾಲೂಕು ಅಧ್ಯಕ್ಷ ನಾಗಲಗೆರೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಿಸಾನ್ ಸಂಘದ ನಿರ್ಣಯದಂತೆ ಅರಣ್ಯ ಪ್ರೋತ್ಸಾಹ ಧನ ಯೋಜನೆ ಅಡಿ ರೈತರು ಕಾಡು ಜಾತಿಯ ಮರಗಳನ್ನು ನೆಡಬೇಕು. ಆ ಮೂಲಕ ಸರ್ಕಾರದಿಂದ ಪ್ರತಿ ಗಿಡಕ್ಕೆ ಸಿಗುವ 125 ರೂ.ಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಗಂಡತ್ತೂರು ಮಾತನಾಡಿ, ತಾಲೂಕಿನಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ವಿದ್ಯುತ್ ಸೇರಿದಂತೆ ರೈತರ ಕುಂದು ಕೊರತೆ ಸಭೆ ಆಯೋಜಿಸುತ್ತಾ ಬಂದಿದ್ದು, ಆ ಮೂಲಕ ರೈತರ ತೊಂದರೆಗಳನ್ನು ಸಕಾಲಕ್ಕೆ ಬಗೆಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 5 ಹೋಬಳಿಯ 100 ಗ್ರಾಮಗಳಲ್ಲಿ ಸಮಿತಿ ರಚಿಸಿ ಜು.1ರಂದು ಒಂದು ದಿನದ ರೈತ ಕಾರ್ಯಾಗಾರ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗಲು ಕರೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಮರಿಸ್ವಾಮಿ, ಕಾರ್ಯದರ್ಶಿ ಪ್ರಭಾಕರ್, ಮೋಹನ, ಜಿಲ್ಲಾ ಕಾರ್ಯಕಾರಿ ಸದಸ್ಯರಾದ ರಾಜಶೇಖರ್ ಮೂರ್ತಿ, ಮಹದೇವ ಪ್ರಭು, ನಾಗರಾಜು ಮರಡಿಪುರ, ಪರಮೇಶ್, ತಡಿ ಮಾಲಂಗಿ ಪ್ರಭುಸ್ವಾಮಿ, ಎಸ್.ದೊಡ್ಡಪುರ ಜಗದೀಶ್, ನಿಲಸೋಗೆ ಸಿದ್ದರಾಜು, ಚೌಡಯ್ಯ, ಕಳ್ಳಿಪುರ ಪ್ರಕಾಶ್, ಶಿವಮಲ್ಲು, ಮೂಗೂರು ಶ್ರೀನಿವಾಸ ಸೇರಿದಂತೆ ವಿವಿಧ ಗ್ರಾಮ ಸಮಿತಿ, ಅಧ್ಯಕ್ಷರು, ಕಾರ್ಯದರ್ಶಿ, ರೈತ ಮುಖಂಡರಿದ್ದರು.


ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ



ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಬಳಿಯ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ವೆಂಕಟೇಶ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ನಿತಿನ್, ಮುಖಂಡರಾದ ರೆಹಮದ್ ಜಾನ್ ಬಾಬು, ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ವಾಮಿಗೌಡ, ಅತ್ತಿಗೋಡು ಗ್ರಾಪಂ ಅಧ್ಯಕ್ಷ ರಾಜೇಗೌಡ, ತಾಪಂ ಮಾಜಿ ಅಧ್ಯಕ್ಷೆ ಸರಸ್ವತಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಮಂಜು ಹಾಗೂ ಭೀಮಣ್ಣ, ಪುಟ್ಟರಾಜು, ಅತ್ತಿಗೋಡು ಗ್ರಾಪಂನ ಪ್ರಶಾಂತ್, ಬೆಟ್ಟದಪುರ ಮಹೇಶ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಜಯಚಂದ್ರ, ತಹಸೀಲ್ದಾರ್ ನಿಸರ್ಗಪ್ರಿಯ, ಇಒ ಸುನೀಲ್ ಕುಮಾರ್, ಬಿಇಒ ರವಿ ಪ್ರಸನ್ನ, ಬಿಸಿಯೂಟ ನಿರ್ದೇಶಕ ಪ್ರಶಾಂತ್, ಪಿಡಬ್ಲ್ಯೂಡಿ ಇಲಾಖೆಯ ವೆಂಕಟೇಶ್, ದಿನೇಶ್ ಸೇರಿದಂತೆ ಇತರರಿದ್ದರು.

ನಾಲ್ವಡಿ ಅಭಿವೃದ್ಧಿ ಕಾರ್ಯಗಳು ಜಗತ್ತಿಗೆ ಮಾದರಿ

ಕೆ.ಆರ್.ನಗರ, ಜೂ.4– ಜನರ ಕಲ್ಯಾಣಕ್ಕಾಗಿ ಶ್ರಮಿಸಿದ ಯದುವಂಶದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಕಾರ್ಯಗಳು ಜಗತ್ತಿಗೆ ಮಾದರಿ ಎಂದು ತಾಲೂಕು ಕಸಾಪ ಅಧ್ಯಕ್ಷ ಡಿಂಡಿಮ ಶಂಕರ್ ಬಣ್ಣಿಸಿದರು.



ಕೆ.ಆರ್.ನಗರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಡೆಯಿತು.

ಪಟ್ಟಣದ ತಾಲೂಕು ಕಚೇರಿ ಕೃಷ್ಣ ರಾಜೇಂದ್ರ ಸಭಾಂಗಣದಲ್ಲಿ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯಲ್ಲಿ ಮಾತನಾಡಿದ ಅವರು, ಮೈಸೂರು ಸಂಸ್ಥಾನವನ್ನು 25 ರಾಜರು ಆಳಿದರಾದರೂ, ನಾಲ್ವಡಿಯವರ ಕಾಲದಲ್ಲಿ ಅಭಿವೃದ್ಧಿಯ ರಥ ಕ್ಷಿಪ್ರವಾಗಿ ಸಾಗಿ ಜಗತ್ತಿಗೆ ಮಾದರಿಯಾಯಿತು ಎಂದರು.

ತಮ್ಮ ಆಡಳಿತಾವಧಿಯಲ್ಲಿ ಎಂತಹ ಸಂಕಷ್ಟಗಳು ಬಂದರೂ ಜಗ್ಗದೆ ಕುಗ್ಗದೆ ಅಚಲ ನಿರ್ಧಾರ ಕೈಗೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಧಿಕಾರ ವಿಕೇಂದ್ರಿಕರಣದ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಆಡಳಿತ ನಡೆಸುವ ಅವಕಾಶ ಕಲ್ಪಿಸಿದ ಮಹಾ ಪುರುಷ ಎಂದು ಬಣ್ಣಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಂದ ರಾಜಶ್ರೀ ಎಂದು ಕರೆಸಿಕೊಂಡ ದೇಶದ ಮೊದಲ ಮಹಾರಾಜರ ಹಿರಿಮೆ ಮತ್ತು ಗರಿಮೆ ವಿಶ್ವಕ್ಕೆ ಮಾದರಿಯಾಗಿದ್ದು, ಮಹಿಳೆಯರಿಗೆ ಮತದಾನದ ಹಕ್ಕು, ದಲಿತರಿಗೆ ಮತ್ತು ಬಡವರಿಗೆ ಅರಮನೆಗೆ ಪ್ರವೇಶ ನೀಡುವುದರ ಜೊತೆಗೆ ಸರ್ಕಾರಿ ನೌಕರರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ತಂದ ಅವರ ಹೃದಯ ವೈಶಾಲ್ಯತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲವೆಂದರು.

ತಮ್ಮ ಅಧಿಕಾರದ ಅವಧಿಯಲ್ಲಿ ಹಲವು ಪ್ರಥಮಗಳಿಗೆ ನಾಂದಿ ಹಾಡಿದ ನಮ್ಮ ಮಹಾರಾಜರು ಅದರೊಂದಿಗೆ ಕನ್ನಡ ಭಾಷೆ ಏಳಿಗೆ ಮತ್ತು ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದು, ಇದರೊಟ್ಟಿಗೆ ಏಷ್ಯಾ ಖಂಡದಲ್ಲಿಯೇ ಮೊದಲ ಬಾರಿಗೆ ಶಿಂಷಾದಲ್ಲಿ ಜಲವಿದ್ಯುತ್ ಘಟಕ ಆರಂಭಿಸಿ ಬೆಳಕು ನೀಡಿದ ಮಹಾತ್ಮ ಎಂದು ಕೊಂಡಾಡಿದರು.

ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನ ವಿಶ್ವಕ್ಕೆ ಮಾದರಿಯಾಗಿತ್ತಲ್ಲದೇ, ಎಲ್ಲಾ ರಂಗಗಳಲ್ಲಿಯೂ ರಾಜರು ಮಾಡಿದ ಸಾಧನೆ ಮತ್ತು ಜನಪರ ಕೆಲಸಗಳು ಸೂರ್ಯ ಚಂದ್ರರಿರುವವರೆಗೂ ಶಾಶ್ವತ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅವರನ್ನು ಹೊರತುಪಡಿಸಿ ಯಾವುದೇ ಇಲಾಖೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಸ್.ಮಹದೇವ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ತಿಮ್ಮಶೆಟ್ಟಿ, ವಕೀಲ ಶಿವರಾಜು, ಮುಖಂಡರಾದ ಎಂ.ಅಪ್ಪಾಜಿಗೌಡ, ಸುರೇಶ್ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.

ಕೆ.ಬಿ.ಪೊನ್ನಪ್ಪ(ಸಾಬು) ನಿಧನ



ಹನಗೋಡು, ಜೂ.4– ಹುಣಸೂರು ತಾಲೂಕಿನ ಕಾಳಬೋಚನಹಳ್ಳಿ ನಿವಾಸಿ ಕೆ.ಬಿ.ಪೊನ್ನಪ್ಪ(ಸಾಬು 55) ಮೈಸೂರಿನಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಬುಧವಾರ ಸಂಜೆ ಸ್ವಗ್ರಾಮದ ಮೃತರ ಜಮೀನಿನಲ್ಲಿ ಕೊಡಗಿನ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ಮೈಸೂರಲ್ಲಿ ನಾಲ್ವಡಿ ಜಯಂತಿ ಅಂಗವಾಗಿ ಅದ್ಧೂರಿ ಮೆರವಣಿಗೆ

ಮೈಸೂರು, ಜೂ. 4(ಆರ್‌ಕೆ)– ಮೈಸೂರು ಮಹಾರಾಜರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜಯಂತಿ ಮಹೋತ್ಸವವನ್ನು ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಬುಧವಾರ ಸಂಭ್ರಮದಿಂದ ಆಚರಿಸಲಾಯಿತು.

1902ರಲ್ಲಿ ತಮ್ಮ 18ನೇ ವಯಸ್ಸಿನಲ್ಲೇ ಮೈಸೂರು ಅರಸರಾಗಿ ಪಟ್ಟಕ್ಕೆ ಬಂದ ಕೃಷ್ಣರಾಜ ಒಡೆಯರ್, 1940ರವರೆಗೂ ಆಡಳಿತದಲ್ಲಿದ್ದರು. ಅವರ ಅವಧಿಯನ್ನು 'ಮೈಸೂರಿನ ಚಿನ್ನದ ಯುಗ' ಎಂದು ಕರೆಯಲಾಯಿತು. ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಆರ್ಥಿಕ ಪ್ರಗತಿಗೆ ಅವರು ಮುನ್ನುಡಿ ಬರೆದಿದ್ದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ಮೈಸೂರಿನಲ್ಲಿ ಇಂದು ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯ್ತಿ, ಮೈಸೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಅರಮನೆ ಆವರಣದ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನ ಬಳಿಯಿಂದ ಆರಂಭವಾದ ಮೆರವಣಿಗೆಯು, ಕೆಆರ್ ಸರ್ಕಲ್, ಡಿ. ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆ, ಮೆಟ್ರೋಪೋಲ್ ಸರ್ಕಲ್, ಹುಣಸೂರು ರಸ್ತೆ ಮೂಲಕ ಸಾಗಿ ಕಲಾಮಂದಿರ ತಲುಪಿತು.



ಮೈಸೂರಿನ ಕೆಆರ್ ಸರ್ಕಲ್‌ನಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಬುಧವಾರ ಮಾಲಾರ್ಪಣೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಜಿ.ಟಿ. ದೇವೇಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಪಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ಮುಖಂಡರಾದ ಸೀತಾರಾಂ, ಕೆ.ಎಸ್.ಶಿವರಾಂ ಇತರರನ್ನು ಚಿತ್ರದಲ್ಲಿ ಕಾಣಬಹುದು.



ಮೆರವಣಿಗೆಯಲ್ಲಿ ಪಾಲ್ಗೊಂಡ ಜಾನಪದ ಕಲಾತಂಡಗಳು.

ಶಾಸಕ ಟಿ.ಎಸ್. ಶ್ರೀವತ್ಸ, ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ, ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಮೆರವಣಿಗೆ ಉದ್ಘಾಟನೆ ಮಾಡಿದರು. ನಂತರ ಕೆಆರ್. ಸರ್ಕಲ್‌ನಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಜಿ.ಟಿ. ದೇವೇಗೌಡ ಮಾಲಾರ್ಪಣೆ ಮಾಡಿದರು.

ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಮಾಜಿ ಮೇಯರ್ ಪುರುಷೋತ್ತಮ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಪಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ಡಾ. ಎಂ.ಡಿ. ಸುದರ್ಶನ್, ಮುಖಂಡರಾದ ಕೆ.ಎಸ್. ಶಿವರಾಂ, ಸೀತಾರಾಂ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ತೆರೆದ ವಾಹನದ ಮೇಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವಿರಿಸಿ ಮೆರವಣಿಗೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವ ಕಲಾಮಂದಿರಕ್ಕೆ ಕರೆತರಲಾಯಿತು. ಜಾನಪದ ಕಲಾತಂಡಗಳು, ಯಕ್ಷಗಾನ ಕಲಾವಿದರ ವೃಂದ, ಶಾಲಾ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಜಯಂತಿಗೆ ಮೆರುಗು ನೀಡಿದವು.

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಕಚೇರಿ ಆವರಣದಲ್ಲಿರುವ ಕೃಷ್ಣರಾಜ ಒಡೆಯರ್ ಪುತ್ಥಳಿಗೆ ಆಯುಕ್ತ ಕೆಆರ್ ರಕ್ಷಿತ್ ಮಾಲಾರ್ಪಣೆ ಮಾಡಿದರು. ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಮಹಾನಗರ ಪಾಲಿಕೆ, ಕೆಆರ್ ಆಸ್ಪತ್ರೆ, ಅರಸು ಮಂಡಳಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸೇರಿದಂತೆ ಮೈಸೂರಿನ ವಿವಿಧ ಸಂಸ್ಥೆಗಳಲ್ಲೂ ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನವನ್ನು ಆಚರಿಸಲಾಯಿತು.

ಎನ್‌ಎಸಿ ಮೈಸೂರು ಮಾಸಿಕ ಸಭೆ

ಮೈಸೂರು, ಜೂ. 4–ಮೈಸೂರಿನ ಹೈವೇ ಸರ್ಕಲ್ ಪಾರ್ಕ್‌ನಲ್ಲಿ ಎನ್‌ಎಸಿ ಮಾಸಿಕ ಸಭೆ ಕರೆಯಲಾಗಿತ್ತು. ಶ್ರೀಕಂಠಪ್ರಸಾದ್ ಸ್ವಾಗತ ಭಾಷಣ ಮಾಡಿದರು. ಸೈಯ್ಯದ್ ಮೊಹಮ್ಮದ್, ಮಹದೇವ, ಷಡಕ್ಷರಿಯವರು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಈ ವೇಳೆ ಸಿ ಎಸ್ ಮಂಜುನಾಥ ಎನ್‌ಎಸಿ ಸಂಘಟನೆಯನ್ನು ಬೆಳೆಸಲು ಕರೆ ನೀಡಿದರು. ಎನ್‌ಎಸಿ ನಾಯಕ ಕಮಾಂಡರ್ ಅಶೋಕ್ ರಾವುತ್, ವೀರೇಂದ್ರ ಸಿಂಗ್, ರಮಾಕಾಂತ ನರಗುಂದ ಹಾಗೂ ಇನ್ನು ಇತರ ಮುಖಂಡರು, ಇಪಿಎಫ್‌ಓ ರಾಷ್ಟ್ರೀಯ ಮುಖ್ಯ ಕಮಿಷನರ್ ಅವರನ್ನು ಭೇಟಿ ಮಾಡಿ ಇಪಿಎಸ್ 95 ಪಿಂಚಣಿಯ ಬಗ್ಗೆ ಚರ್ಚೆ ಮಾಡಿದಾಗ, ಇಪಿಎಸ್ 95 ಪಿಂಚಣಿದಾರರ ಕೆಲಸ ಸದ್ಯದಲ್ಲೇ ಮುಗಿಯಲಿದೆ ಎಂದು ಆಶ್ವಾಸನೆ ನೀಡಿದರು. ಕೇಂದ್ರ ಸರಕಾರ ಇಪಿಎಸ್ 95 ಪಿಂಚಣಿಯನ್ನು ನೆರವೇರಿಸದಿದ್ದರೆ ದೇಶದಾದ್ಯಂತ ಸಾಮೂಹಿಕ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಯಿತು. ದಿಲ್ಲಿ ಚಲೋ ಚಳುವಳಿಯನ್ನು ಮಾಡಲು ಸೂಚಿಸಲಾಯಿತು.

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ



ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಬುಧವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕಿ ಡಾ.ಶೋಭಾ ಹಾಗೂ ಇತರರನ್ನು ಚಿತ್ರದಲ್ಲಿ ಕಾಣಬಹುದು.

ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಹುಟ್ಟುಹಬ್ಬ

ಪ್ರೇಕ್ಷಕರ ಮೋಡಿ ಮಾಡಿದ ಗೀತಾಂಜಲಿ ಸಂಭ್ರಮ ಗಾಯನ

ಮೈಸೂರು, ಜೂ.4(ಎಸ್‌ಪಿಎನ್)– ಪದ್ಮಭೂಷಣ, ಹಿರಿಯ ಗಾಯಕ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಗಾಯಕರಿಂದ 'ಗೀತಾಂಜಲಿ ಸಂಭ್ರಮ' ಶೀರ್ಷಿಕೆಯಡಿ ಮೂಡಿಬಂದ ಸಂಗೀತ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.

ಮೈಸೂರು ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾಭವನದಲ್ಲಿ ಮೈಸೂರಿನ ಹಳೆ ಬೇರು ಹೊಸ ಚಿಗುರು ಕಲ್ಚರಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕನ್ನಡ–ಹಿಂದಿ ಚಲನ ಚಿತ್ರಗೀತೆಗಳ ವಿನೂತನ ಸಂಗೀತ ಕಾರ್ಯಕ್ರಮ ಸಿನಿಪ್ರಿಯರ ಮನರಂಜಿಸಿತು. ವಿಜಯ ವಿನಾಯಕನೇ ಭಕ್ತಿಗೀತೆ ಮೂಲಕ ಗೀತಾ ಸಂಭ್ರಮಕ್ಕೆ ಗಾಯಕ ಬಿ.ಎಸ್.ರಾವ್ ಅವರಿಂದ ಆರಂಭವಾದ ಗಾಯನ, ಮಸಣದ ಹೂವು ಚಿತ್ರದ 'ಯಾವ ಕಾಣಿಕೆ' ಹಾಡಿಗೆ ಗಾಯಕ ರೇವಣ್ಣ ದನಿಗೂಡಿಸಿದರು.

ದಾರಿತಪ್ಪಿದ ಮಗ ಚಿತ್ರದ 'ಕಣ್ಣಂಚಿನ ಈ ಮಾತಲಿ', ಲವ್ ಗೀತಾಂಜಲಿ, ಜೋಕರ್ ಮೆರಾ ಮನ್‌ಕೆ, ಹೂವಿಂದ ಹೂವಿಗೆ, ಸೇವಂತಿಯೇ, ಓ ಪ್ರಿಯತಮೆ, ಆಸೆಯು ಕೈಗೂಡಿತು, ತಾಳೆ ಹೂವ ಎದೆಯಿಂದ, ದಿಲ್ ಕ್ಯಾಕರೆ ಜಬ್, ನೀನಿರಲು ಜೊತೆಯಲಿ, ಓ ಮೇಘವೇ ಮೇಘವೇ, ಎಲ್ಲಿರುವೆ ಮನವ, ಚೆಲುವಿನಲ್ಲಿ ಸಾಟಿ ಇಲ್ಲ ಯಾವ ರತಿಯು ಹಾಡಿಗೆ ಪ್ರೇಕ್ಷಕರು ತಲೆದೂಗಿದರು.

ನಗರ ಪಾಲಿಕೆ ಮಾಜಿ ಸದಸ್ಯ ಎಂ.ಡಿ.ಪಾರ್ಥಸಾರಥಿ ಅವರು ಬಂಗಾರ ಚಿತ್ರದ 'ಒಲುಮೆ ಸಿರಿಯಾ ಕಂಡು', ಹೃದಯಗೀತೆ ಚಿತ್ರದ 'ಯುಗಯುಗಗಳೇ ಸಾಗಲಿ' ಚಿತ್ರ ಹಾಡಿಗೆ ದನಿಗೂಡಿಸಿದರು. ನಂತರ ಇತರೆ ಗಾಯಕರಿಂದ 'ಮೆರೆ ರಂಗ್‌ಮೆ', ಎಲ್ಲೆ ಇರು.. ಹೇಗೆ ಇರು, ನೂರು ಕಣ್ಣು ಸಾಲದು, ನಾನೇ ಭಾಗ್ಯವತಿ, ಪ್ರಿಯಾ ಪ್ರಿಯಾ ಓ ಪ್ರಿಯ, ಕೊರಾ ಕಾಗಜ್ ತಾ, ಬಿಸಿಲಾದರೇನು, ನಾ ಬಯಸದ ಭಾಗ್ಯ, ಒಂದೇ ಒಂದು ಆಸೆಯು, ಮನೆಯನು ಬೆಳಗಿದೆ, ಬಾನಿಗೆ ನೀಲಿಯಾ, ಒಲವಿನ ಪ್ರಿಯಲತೆ, ವಿರಹ, ಜೇನಿನ ಹೊಳೆಯು, ಆಕಾಶ ದೀಪವೂ ನೀನು, ನಿಲೆ ನಿಲೆ ಅಂಬರ್, ಕನಸುಗಾರನ, ನೀನೆಲ್ಲೊ ನಾನಲ್ಲಿ, ದಿಲ್ ಐಸಾ ಕಿಸಿನೇ ಮೇರಾ ತೋಡಾ, ತನುವು ಅಲೆಯ, ನಿನ್ನಾ ಸ್ನೇಹಕ್ಕೆ , ರವಿವರ್ಮನ ಹಾಡು ಸೇರಿದಂತೆ ಇತರೆ ಹಾಡು ಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಗಾಯಕರಾದ ಬಿ.ಎಸ್.ರಾವ್, ರೇವಣ್ಣ, ಸತ್ಯವತಿ, ಪ್ರಮಥ ಮಂಜುನಾಥ್, ತೇಜಾವತಿ, ಪೊಲೀಸ್ ಶ್ಯಾಮಣ್ಣ, ಶ್ರೀಕಂಠ ರಾವ್ ಸೇರಿದಂತೆ ಇತರೆ ಗಾಯಕರು ಚಲನಚಿತ್ರ ಗೀತೆಗಳನ್ನು ಹಾಡಿ, ಸಂಗೀತ ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ವೇಳೆ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.



ವಿವಿಧ ಗಾಯಕರು 'ಗೀತಾಂಜಲಿ ಸಂಭ್ರಮ'ದಲ್ಲಿ ಕನ್ನಡ–ಹಿಂದಿ ಸಿನಿಮಾಗಳ ಹಾಡುಗಳನ್ನು ಹಾಡಿದರು.

ಮೈಸೂರು ಹೊರವಲಯದ ಪ್ರದೇಶಗಳು ಅಪರಿಚಿತ ಶವಗಳ ವಿಲೇವಾರಿ ಸ್ಥಳಗಳಾಗಿವೆ?



ಮೈಸೂರು, ಜೂ. 4(ಪಿಎಂ)– ಎಲ್ಲೋ ದೂರದಲ್ಲಿ ಹತ್ಯೆಗೈದು, ಶವವನ್ನು ತಂದು ಇಲ್ಲಿ ಬಿಸಾಡುವುದು ಇಲ್ಲವೆ ಕೊಲೆ ಮಾಡಿದ ನಂತರ ಗುರುತು ಸಿಗದಂತೆ ಶವಗಳನ್ನು ವಿಕಾರಗೊಳಿಸಿ ಇಲ್ಲಿಗೆ ತಂದು ಹಾಕುವುದು. ಇಲ್ಲ ಕೊಂದು ಶವ ತಂದು ಹಾಕಿ, ಪೆಟ್ರೋಲ್ ಸುರಿದು ಸುಟ್ಟು ಸಾಕ್ಷಿ ನಾಶ ಮಾಡುವಂತಹ ಕಾರ್ಯಗಳಿಗೆ ಈಗ ಮೈಸೂರು ಹೊರವಲಯ ಕುಖ್ಯಾತಿ ಗಳಿಸುತ್ತಿದೆ.

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಹೆಮ್ಮನಹಳ್ಳಿ ಗ್ರಾಮದ ಚಿಕ್ಕೆರೆಯಲ್ಲಿ ಇತ್ತೀಚೆಗೆ ಅಪರಿಚಿತ ಪುರುಷನ ತಲೆ ಮತ್ತು ಎಡಮುಂಗೈ ತುಂಡು ಸೇರಿದಂತೆ ಮೃತದೇಹದ ಕೆಲ ಅವಶೇಷಗಳು ಪತ್ತೆಯಾಗಿದ್ದು, ಈ ಸಂಬಂಧ ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಸೇರಿದಂತೆ ಮೂರು ವರ್ಷಗಳಲ್ಲಿ ಇದೇ ಮಾದರಿಯಲ್ಲಿ ಐದಾರು ಪ್ರಕರಣಗಳು ಮೈಸೂರಿನ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.

ಇವುಗಳಲ್ಲಿ ಎರಡು ಪ್ರಕರಣ ಭೇದಿಸಲು ಸಾಧ್ಯವಾಗಿದ್ದು, ಇಂತಹ ಪ್ರಕರಣದಲ್ಲಿ ಎಲ್ಲೋ ದೂರದ ಸ್ಥಳದಲ್ಲಿ ಕೊಲೆ ಮಾಡಿ ಸುಳಿವು ಸಿಗಬಾರದೆಂದು ಹೀಗೆ ಮೈಸೂರಿನ ಹೊರವಲಯದಲ್ಲಿ ತಂದು ಎಸೆಯಲಾಗಿದೆ. ಎಲ್ಲೋ ಕೊಲೆಗೈದು ಶವಗಳನ್ನು ದೂರದ ಮತ್ಯಾವುದೋ ಪ್ರದೇಶದ ಕೆರೆ–ಕಟ್ಟೆ, ನಾಲೆ, ಜಮೀನುಗಳಲ್ಲಿ ಬಿಸಾಡಿ ಹೋಗುವ ಹಂತಕರು, ಕೆಲವೊಮ್ಮೆ ಅಷ್ಟಕ್ಕೆ ಸುಮ್ಮನಾಗದೇ ಆ ಶವಗಳನ್ನು ಗುರುತು ಸಿಗದ ರೀತಿಯಲ್ಲಿ ತುಂಡು–ತುಂಡಾಗಿ ಕತ್ತರಿಸುವುದು ಇಲ್ಲವೇ ಅರೆಬರೆ ಸುಟ್ಟು ಹಾಕುವ ಕ್ರೌರ್ಯ ಮೆರೆಯುತ್ತಾರೆ. ಈ ರೀತಿಯಲ್ಲಿ ಸುಳಿವು ಸಿಗದಂತೆ ಹಂತಕರು ಪೊಲೀಸರ ತನಿಖೆಗೆ ಸವಾಲೊಡ್ಡುತ್ತಾರೆ.

ಮೈಸೂರು ಮತ್ತು ಕೆಆರ್ ನಗರ ತಾಲೂಕು ವ್ಯಾಪ್ತಿಯಲ್ಲಿ ಈ ರೀತಿಯಲ್ಲಿ 2023ರಿಂದ ಈವರೆಗೆ ಐದಾರು ಪ್ರಕರಣಗಳು ನಡೆದಿದ್ದು, ಈ ಪೈಕಿ ಎರಡು ಪ್ರಕರಣದಲ್ಲಿ ಮಾತ್ರ ಹಂತಕರು ಸಿಕ್ಕಿಬಿದ್ದಿದ್ದಾರೆ. ಆದರೆ ಉಳಿದ ಪ್ರಕರಣಗಳಲ್ಲಿ ದೊರೆತ ಅಪರಿಚಿತ ಶವಗಳ ಗುರುತು ಪತ್ತೆ ಹಚ್ಚುವುದು ಸಾಧ್ಯವಾಗಿಲ್ಲ. ಸದ್ಯ ಹಂತಕರು ಆರಾಮವಾಗಿದ್ದು, ಪೊಲೀಸರು ಮಾತ್ರ ಈ ಪ್ರಕರಣ ಭೇದಿಸಲು ತನಿಖೆ ಚುರುಕುಗೊಳಿಸಿದ್ದಾರೆ.

ಈ ಪ್ರಕರಣಗಳಲ್ಲಿ ಅಪರಿಚಿತ ಶವಗಳ ವಾರಸುದಾರರು ಪೊಲೀಸರಿಗೆ ಸಿಕ್ಕಲ್ಲಿ ಒಂದು ಹಂತಕ್ಕೆ ಪ್ರಕರಣ ಭೇದಿಸಲು ಮಾರ್ಗ ಸುಲಭವಾಗುತ್ತದೆ. ಆದರೆ ಈ ಯಾವುದೇ ಪ್ರಕರಣದಲ್ಲೂ ವಾರಸುದಾರರು ಪತ್ತೆಯಾಗದಿರುವುದು ಹಂತಕರಿಗೆ ಸದ್ಯ ವರದಾನವಾಗಿ ಪರಿಣಮಿಸಿದೆ. ಈ ರೀತಿಯಲ್ಲಿ ಅಪರಿಚಿತ ಶವಗಳು ಇತ್ತೀಚೆಗೆ ಆಗಾಗ್ಗೆ ಮೈಸೂರಿನಲ್ಲಿ ಪತ್ತೆಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ದುಷ್ಕರ್ಮಿಗಳು ತಮ್ಮ ಕೃತ್ಯಕ್ಕೆ ಮೈಸೂರು ಹಾಗೂ ನೆರೆ ತಾಲೂಕುಗಳ ಬಳಸಿಕೊಳ್ಳುತ್ತಿರುವುದು ಆಘಾತಕಾರಿಯಾಗಿದೆ.



ಅಪರಿಚಿತ ಶವಗಳು ಪತ್ತೆಯಾದಾಗ ಮಾಧ್ಯಮಗಳಲ್ಲಿ ವರದಿಯಾದರೂ ವಾರಸುದಾರರು ಪೊಲೀಸರಲ್ಲಿಗೆ ಬಾರದಿರುವುದು ಅಚ್ಚರಿ ಮೂಡಿಸಿದೆ. ಹಾಗಾದರೆ, ನಾಪತ್ತೆಯಾದ ತಮ್ಮ ಕುಟುಂಬ ಸದಸ್ಯರ ಹುಡುಕಾಟಕ್ಕೆ ಕುಟುಂಬದವರು ಪ್ರಯತ್ನ ಮಾಡುತ್ತಿಲ್ಲವೇ ಎಂಬ ಪ್ರಶ್ನೆ ಸಹ ಇಲ್ಲಿ ಉದ್ಭವಿಸುತ್ತದೆ.

ಜಮೀನಲ್ಲಿ ಅರೆಬರೆ ಸುಟ್ಟ ಶವ ಪತ್ತೆ: 2023ರ ಮೇ 4ರಂದು ಮೈಸೂರು–ಹುಣಸೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಲವಾಲದ ಜಮೀನೊಂದರಲ್ಲಿ ಅರೆಬರೆ ಸುಟ್ಟಿರುವ ಮೃತದೇಹ ಪತ್ತೆಯಾಗಿತ್ತು. ಇಲವಾಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾಕ್ಷ್ಯ ನಾಶಪಡಿಸಲು ಹಂತಕರು ಈ ರೀತಿಯಲ್ಲಿ ಕ್ರೌರ್ಯ ಮೆರೆದಿದ್ದಾರೆ. ಶವ ಯಾರದೆಂದು ಗುರುತು ಪತ್ತೆಯಾಗದ ಕಾರಣ ಹಾಗೂ ವಾರಸುದಾರರು ಯಾರು ಪೊಲೀಸರಿಗೆ ಸಿಗದ ಕಾರಣ ಈ ಪ್ರಕರಣ ಭೇದಿಸಲು ಇಂದಿಗೂ ಸಾಧ್ಯವಾಗಿಲ್ಲ.

ಕೆಆರ್‌ಎಸ್ ಹಿನ್ನೀರಿನಲ್ಲಿ ಎರಡು ಶವ: 2023ರ ಡಿ.20ರಂದು ಕೆಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹ ಅಪರಿಚಿತ ಶವ ಪತ್ತೆಯಾಗಿತ್ತು. ಮೂಲೆಪೆಟ್ಲು ಸಮೀಪವಿರುವ ಕಾವೇರಿ ಹಿನ್ನೀರಿನಲ್ಲಿ ಚೀಲದಲ್ಲಿ ಕಟ್ಟಿದ್ದ ಅಪರಿಚಿತ ಶವ ತೇಲುತ್ತಿತ್ತು. ಇದೇ ಠಾಣೆ ವ್ಯಾಪ್ತಿಯಲ್ಲಿ ಇದೇ ಮಾದರಿಯಲ್ಲಿ ಮರುದಿನವೇ ಮತ್ತೊಂದು ಅಪರಿಚಿತ ಶವ ಪತ್ತೆಯಾಗಿತ್ತು. ಮೂಲೆಪೆಟ್ಲು ಗ್ರಾಮದ ಕೆಆರ್‌ಎಸ್ ಹಿನ್ನೀರಿನಲ್ಲಿ ಅಪರಿಚಿತ ಶವವನ್ನು ಮೂಟೆಯಲ್ಲಿ ಹಾಕಿ ಕೆರೆಗೆ ಬೀಸಾಡಲಾಗಿತ್ತು. ಈ ಎರಡೂ ಪ್ರಕರಣದಲ್ಲೂ ತನಿಖೆ ಮುಂದುವರೆದಿದೆ.

ಬೆಂಗಳೂರು ನಿವಾಸಿ ಹತ್ಯೆ: 2024ರ ಜು.9ರಂದು ಬೆಂಗಳೂರಿನ ಆನಂದ್ (44) ಎಂಬುವವರನ್ನು ಉಸಿರುಗಟ್ಟಿಸಿ ಹತ್ಯೆಗೈದು ಇಲವಾಲ ಹೋಬಳಿಯ ಸಾಗರಕಟ್ಟೆ ಸೇತುವೆ ಮೇಲಿಂದ ಕೆ.ಆರ್.ಎಸ್. ಹಿನ್ನೀರಿಗೆ ಎಸೆದ ಪ್ರಕರಣವನ್ನು ಭೇದಿಸಲಾಗಿದ್ದು, ಹಣದ ವ್ಯವಹಾರ ಸಂಬಂಧ ಮೂವರು ಆನಂದ್ ಅವರನ್ನು ಕೊಲೆ ಮಾಡಿದ್ದರು. ಆನಂದ್ ಅವರು ನಾಪತ್ತೆಯಾಗಿದ್ದ ಸಂಬಂಧ ಬೆಂಗಳೂರು ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಸಹ ದಾಖಲಾಗಿತ್ತು.



ಚಾ.ನಗರದ ವ್ಯಕ್ತಿ ಹತ್ಯೆ: ಇತ್ತೀಚೆಗೆ ಜಯಪುರ ಬಳಿಯ ಗುಮಚನಹಳ್ಳಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಪುರುಷನ ಶವವೊಂದು ಪತ್ತೆಯಾಗಿತ್ತು. ತನಿಖೆಗಿಳಿದ ಜಯಪುರ ಪೊಲೀಸರು, ಚಾಮರಾಜನಗರ ತಾಲೂಕು ಬ್ಯಾಡರಪುರದ ಮೋಹನ್‌ಕುಮಾರ್ ಎಂಬ ವ್ಯಕ್ತಿಯನ್ನು ಕೊಂದು ತಂದು ಇಲ್ಲಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದನ್ನು ಬಯಲಿಗೆಳೆದರು. ಈತ ಬೋಗಾದಿ ಬಳಿಯ ಲಾಡ್ಜ್‌ವೊಂದರಲ್ಲಿ ಮ್ಯಾನೇಜರ್ ಆಗಿದ್ದು, ಇಲ್ಲಿಗೆ ಜೂಜಾಡಲು ಬರುತ್ತಿದ್ದವರೇ ತಮ್ಮ ಚೈನ್ ಕದ್ದಿದ್ದಾರೆಂಬ ಶಂಕೆಯಿಂದ ಆತನ ಕೊಂದು ಹಾಕಿದ್ದರು.

ಅಪರಿಚಿತ ಶವಗಳು ಪತ್ತೆಯಾಗುವ ಬಹುತೇಕ ಪ್ರಕರಣಗಳಲ್ಲಿ ಎಲ್ಲೋ ಕೊಲೆ ಮಾಡಿ ಸುಳಿವು ಸಿಗದಂತೆ ಮಾಡಲು ಮತ್ತೆಲ್ಲೋ ದೂರದ ಪ್ರದೇಶಕ್ಕೆ ಶವಗಳನ್ನು ಬಿಸಾಡುವ ತಂತ್ರಗಾರಿಕೆಯನ್ನು ಹಂತಕರು ಮಾಡುವುದು ಆಗಾಗ್ಗೆ ಬೆಳಕಿಗೆ ಬರುತ್ತಿವೆ. ಅದೇ ರೀತಿಯಲ್ಲಿ ಮೈಸೂರು ಭಾಗದ ಕೆರೆ, ಜಮೀನಿನಲ್ಲಿ ದೊರೆತಿರುವ ಅಪರಿಚಿತ ಶವ ಪತ್ತೆ ಪ್ರಕರಣಗಳಲ್ಲೂ ಆಗುತ್ತಿದೆಯೇ ಎಂಬ ದೃಷ್ಟಿಕೋನದಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಕೆ.ಹೆಮ್ಮನಹಳ್ಳಿ ಚಿಕ್ಕೆರೆಯಲ್ಲಿ ಭಾನುವಾರ ಪತ್ತೆಯಾದ ಅಪರಿಚಿತ ಶವ ಪತ್ತೆ ಪ್ರಕರಣದಲ್ಲಿಯೂ ಸದರಿ ವ್ಯಕ್ತಿಯನ್ನು ಬೇರೆ ಎಲ್ಲಿಯೋ ಕೊಲೆ ಮಾಡಿ ಇಲ್ಲಿಗೆ ತಂದು ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ	(ದೂ: 2521923)
ಭೈರವಂ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್	(ದೂ: 2422871)
ಏಸ್ (ತ)	4 ಪ್ರದರ್ಶನಗಳು
ಬಾಲಾಜಿ	(ದೂ: 2497199)
ರೆಟ್ರೋ (ಹಿಂ)	3 ಪ್ರದರ್ಶನಗಳು
ಮಹದೇಶ್ವರ	(ಮೊ:9900820093)
ಹಿಟ್ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಟಕೀಲಾ (ಕ)	4 ಪ್ರದರ್ಶನಗಳು
ರಾಜಕಮಲ್	
ಜಿನ್ನ್ (ತ)	4 ಪ್ರದರ್ಶನಗಳು
ಸಂಗಂ	
ಮಂಡ್ಯ (ಕ)	4 ಪ್ರದರ್ಶನಗಳು
ಲಿಡೋ	
ಠಾಣೆ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
–	–
ಪ್ರಭಾ	
ಭಗೀರಥ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್
ದೂ : 4240422/4241800

ಸ್ಕ್ರೀನ್ 1	ರೆಟ್ರೋ (ತ): ಬೆ.9.40ಕ್ಕೆ, ಮ.1ಕ್ಕೆ, ರಾ.7ಕ್ಕೆ, ಥಂಡರ್‌ಬೋಲ್ಟ್ಸ್ (3ಡಿ)(ಇಂ): ಸಂ.4.20ಕ್ಕೆ, ರಾ.10.20ಕ್ಕೆ.
ಸ್ಕ್ರೀನ್ 2	ಥಂಡರ್‌ಬೋಲ್ಟ್ಸ್ (3ಡಿ)(ಇಂ): ಬೆ.10.25ಕ್ಕೆ, ಯುದ್ಧಕಾಂಡ 2 (ಕ): ಮ.1.05ಕ್ಕೆ, ಸಂ.4.05ಕ್ಕೆ, ತುಡಾರಂ (ಮ): ರಾ.7ಕ್ಕೆ, ರಾ.10.20ಕ್ಕೆ.
ಸ್ಕ್ರೀನ್ 3	ಹಿಟ್ ದಿ ಥರ್ಡ್ ಕೇಸ್ (ತೆ): ಬೆ.10ಕ್ಕೆ, ಮ.3.55ಕ್ಕೆ, ರಾ.7.05ಕ್ಕೆ, ರಾ.10.15ಕ್ಕೆ, ಟೂರಿಸ್ಟ್ ಫ್ಯಾಮಿಲಿ (ತ): ಮ.1.10ಕ್ಕೆ.
ಸ್ಕ್ರೀನ್ 4	ಪಪ್ಪಿ (ಕ): ಬೆ.10.30ಕ್ಕೆ, ರೈಡ್ 2 (ಹಿಂ): ಮ.1ಕ್ಕೆ, ರಾ.7.25ಕ್ಕೆ, ರಾ.10.25ಕ್ಕೆ, ರೆಟ್ರೋ (ತ): ಸಂ.4.05ಕ್ಕೆ.

ಐನಾಕ್ಸ್ ಮೂವೀಸ್
ದೂ : 2533444 / 2433456

ಸ್ಕ್ರೀನ್ 1	ಬ್ಯಾಡ್ ನ್ಯೂಸ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ರಾ.10ಕ್ಕೆ.
ಸ್ಕ್ರೀನ್ 2	ಕಲ್ಕಿ 2898 ಎಡಿ (ಕ): ಬೆ.11.40ಕ್ಕೆ, ಸಂ.6.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.3.20ಕ್ಕೆ, ರಾ.9.45ಕ್ಕೆ.
ಸ್ಕ್ರೀನ್ 3	ಇಂಡಿಯನ್ 2 (ತ): ಬೆ.9.40ಕ್ಕೆ, ಸಂ.4.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.1.20ಕ್ಕೆ, ರಾ.7.45ಕ್ಕೆ, ಡಾರ್ಲಿಂಗ್ ವೈ ದಿಸ್ ಕೊಲವರಿ (ತೆ): ರಾ.10.30ಕ್ಕೆ.
ಸ್ಕ್ರೀನ್ 4	ವಿದ್ಯಾರ್ಥಿ ವಿದ್ಯಾರ್ಥಿನಿಯರೇ (ಕ): ಬೆ.11.30ಕ್ಕೆ, ಕಲ್ಕಿ 2898 ಎಡಿ (3ಡಿ)(ತೆ): ಮ.2.50ಕ್ಕೆ, ಹಿರಣ್ಯ (ಕ): ಸಂ.6.30ಕ್ಕೆ, ಕಲ್ಕಿ 2898 ಎಡಿ (ಹಿಂ): ರಾ.9.30ಕ್ಕೆ.

ಮೈಸೂರು ವಿಷನ್ ಸಿನಿಮಾ
ದೂ : 0821–2973519

ಸ್ಕ್ರೀನ್ 1	ಪ್ರೀತಿಯ ಹುಚ್ಚ (ಕ): ಬೆ.11ಕ್ಕೆ, ರಿಕ್ಷಾ ಚಾಲಕ (ಕ): ಮ.1.35ಕ್ಕೆ, ಕೋರ (ಕ): ಸಂ.6.35ಕ್ಕೆ, ಖದೀಮ (ಕ): ಸಂ.6.35ಕ್ಕೆ, ಟೆನ್ ಅವರ್ಸ್ (ತ): ರಾ.9.15ಕ್ಕೆ.
ಸ್ಕ್ರೀನ್ 2	ಯುದ್ಧಕಾಂಡ 2 (ಕ): ಮ.1ಕ್ಕೆ, ಸಂ.6.35ಕ್ಕೆ, ಒಡೆಲ್ಲಾ (ತೆ): ಮ.3.45ಕ್ಕೆ, ರಾ.9.20ಕ್ಕೆ.
ಸ್ಕ್ರೀನ್ 3	ವೀರ ಚಂದ್ರಹಾಸ (ಕ): ಮ.1ಕ್ಕೆ, ಮ.3.55ಕ್ಕೆ, ಗುಡ್ ಬ್ಯಾಡ್ ಅಗ್ಲಿ (ತ): ಸಂ.6.50ಕ್ಕೆ, ರಾ.9.30ಕ್ಕೆ.
ಸ್ಕ್ರೀನ್ 4	ಯುದ್ಧಕಾಂಡ 2 (ಕ): ಬೆ.10.50ಕ್ಕೆ, ವಾಮನ (ಕ): ಮ.1.35ಕ್ಕೆ, ಸಂ.4.10ಕ್ಕೆ, ಅರ್ಜುನ್ s/o ವೈಜಯಂತಿ (ತೆ): ಸಂ.6.45ಕ್ಕೆ, ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್
ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ, ಮೊ.ನಂ: 8951357139

ಕಿಂಗ್‌ಡಮ್ ಆಫ್ ದಿ ಪ್ಲಾನೆಟ್ ಆಫ್ ದಿ ಎಪಿಸ್ (ಇಂ): ಬೆ.10ಕ್ಕೆ, ಮ.1.05ಕ್ಕೆ, ಸಂ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ, ಶ್ರೀಕಾಂತ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4.25ಕ್ಕೆ, ರಾ.7ಕ್ಕೆ, ರಾ.10.15ಕ್ಕೆ, ಸ್ಟಾರ್ (ತ): ಬೆ.11.45ಕ್ಕೆ, ಮ.3.05ಕ್ಕೆ, ಸಂ.6.25ಕ್ಕೆ, ರಾ.9.45ಕ್ಕೆ, ಅರಮನೈ 4 (ತ): ಮ.12.30ಕ್ಕೆ, ಪ್ರತಿನಿಧಿ 2 (ತೆ): ಮ.12.55ಕ್ಕೆ, ರಾ.9.15ಕ್ಕೆ, ರಾಮನ ಅವತಾರ (ಕ): ಮ.3.40ಕ್ಕೆ, ಅಂಜನೀಪುತ್ರ (ಕ): ಸಂ.4ಕ್ಕೆ, ಗ್ರೇ ಗೇಮ್ಸ್ (ಕ): ಸಂ.6.35ಕ್ಕೆ, ಕೃಷ್ಣಮ್ಮ (ತೆ): ರಾ.7.25ಕ್ಕೆ, ಮಾರಿವಿಲ್ಲಿನ್ ಗೋಪುರಂಗಲ್ (ಮ): ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಮೈಸೂರು ಬೇಸಿಗೆ ರೇಸ್

1ನೇ ಎಕ್ಸ್‌ಟ್ರಾ ಡೇ, ಗುರುವಾರ, 5–6–2025

ಇಂದಿನ ರೇಸ್‌ಗೆ ನಮ್ಮ ಆಯ್ಕೆ

ಮೊದಲನೇ ರೇಸ್ ಮಧ್ಯಾಹ್ನ 2.00 ಗಂಟೆಗೆ

I. ತಪತಿ ಪ್ಲೇಟ್–1100 ಮೀ. 3 ವರ್ಷ (ಟರ್ಮ್ಸ್). ಮ.2.00ಕ್ಕೆ
1. ಮೈಸೂರ್ ಫರೊ 2. ಮಿಸ್ಟಿ ವಾರಿಯರ್ 3. ಏರಿಯನ್

II. ಕ್ವೀನ್ಸ್ ಆಫ್ ಹಿಲ್ಸ್ ಪ್ಲೇಟ್ ಡಿII–1200 ಮೀ. ರೇಟೆಡ್ 00 ರಿಂದ 25. ಮ.2.30ಕ್ಕೆ
1. ದುರಂದರ್ 2. ನಾಟಿ ಮೆಥೆಡ್ಸ್ 3. ಸಡೆಕ್ಟೀವ್

III ಡಯಾ ಬಾಲಿಕಲ್ ಪ್ಲೇಟ್–1400 ಮೀ. ರೇಟೆಡ್ 40 ರಿಂದ 65. ಮ.3.00ಕ್ಕೆ
1. ಶೆ ರೌಕ್ 2. ಹಿರೋಯಿಸಮ್ 3. ನಾಟಿ ಪವರ್

IV. ಕ್ವೀನ್ಸ್ ಆಫ್ ಹಿಲ್ಸ್ ಪ್ಲೇಟ್ ಡಿI–1200 ಮೀ. ರೇಟೆಡ್ 00 ರಿಂದ 25. ಮ.3.30ಕ್ಕೆ
1. ಜಂಟಲ್ ಮೆನ್ ವರ್ಡ್ 2. ಅಂಕುಶ್ 3. ಫೈರ್ ಬೋಲ್ಡ್

V. ಒಬ್ಲಿಗಾಡೋ ಟ್ರೋಫಿ–1200 ಮೀ. ರೇಟೆಡ್ 60 ಮತ್ತು ಮೇಲ್ವರ್ಗ. ಸಂ.4.00ಕ್ಕೆ
1. ವಿಂಟರ್ ಅಜೇಂಡ್ 2. ಕನ್ಸ್‌ಸ್ಟೆಂಟ್ ವೆರಿಯಬಲ್

VI. ಸೀ ಬಿಸ್ ಕ್ಯೂಟ್ ಪ್ಲೇಟ್ –1400 ಮೀ. ರೇಟೆಡ್ 20 ರಿಂದ 45. ಸಂ.4.30ಕ್ಕೆ
1. ವಾಲ್ಟರ್ 2. ಬಯೋಮೆಟ್ರಿಕ್ 3. ಸರ್ವೋತ್ತಮ್

VII. ಅಬೈಡ್ ಪ್ಲೇಟ್–1200 ಮೀ. ರೇಟೆಡ್ 20 ರಿಂದ 45. ಸಂ.5.00ಕ್ಕೆ
1. ವಂದ್ಯ ತೇವನ್ 2. ಟು ಹಾಟ್ ಟು ಟಚ್ 3. ಸೂಪರ್‌ಸೆಕ್ಸಿ

ದಿನದ ಅತ್ಯುತ್ತಮ	ವಿಂಟರ್ ಅಜೇಂಡ್
ಡಬ್ಬಲ್	ಶೆ ರೌಕ್, ವಾಲ್ಟರ್
ಜಾಕ್‌ಪಾಟ್	3, 4, 5, 6 ಮತ್ತು 7
ಮಿನಿ ಜಾಕ್‌ಪಾಟ್	4, 5, 6 ಮತ್ತು 7
I ಟ್ರಿಬಲ್	2, 3 ಮತ್ತು 4
II ಟ್ರಿಬಲ್	5, 6, ಮತ್ತು 7
ಎಕ್ಸ್‌ಆಕ್ಟ್	1 ರಿಂದ 7

ಟಿಪ್‌ಸ್ಟರ್ ಪಿಜಿಸಿ

ಡಾ. ಚಂದ್ರಶೇಖರ್ ಫೌಂಡೇಶನ್‌ನಿಂದ ವಿದ್ಯಾರ್ಥಿ ವೇತನ ಘೋಷಣೆ

ಮೈಸೂರು, ಜೂ. 3– ಮೈಸೂರಿನ ಡಾ. ಚಂದ್ರಶೇಖರ್ ಫೌಂಡೇಶನ್ ವತಿಯಿಂದ "ವಿದ್ಯಾ ಸೇವಾ ನಿಧಿ" ವಿದ್ಯಾರ್ಥಿವೇತನಕ್ಕೆ ಈಗ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು SSLC/PUC/ಡಿಗ್ರಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ ಮತ್ತು 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಡ ಹಾಗೂ ಪ್ರತಿಭಾಶಾಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ. ಈ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳ ಆರ್ಥಿಕ ಭಾರವನ್ನು ಇಳಿಸಿ, ಶೈಕ್ಷಣಿಕ ಶ್ರೇಷ್ಠತೆಯತ್ತ ಉತ್ತೇಜಿಸಲು ಉದ್ದೇಶಿತವಾಗಿದೆ. ಅರ್ಹ ಅಭ್ಯರ್ಥಿಗಳು ಈ ಅಮೂಲ್ಯ ಅವಕಾಶವನ್ನು ಪಡೆದುಕೊಳ್ಳಲು ತಮ್ಮ ಅರ್ಜಿಗಳನ್ನು ಜೂನ್ 7ರ ಒಳಗಾಗಿ ಸಲ್ಲಿಸಬೇಕೆಂದು ವಿನಂತಿಸಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೊ. 8277027498 ಸಂಪರ್ಕಿಸಬಹುದು.

ನಾಡನ್ನು ನಾಲ್ವಡಿ ಅಭಿವೃದ್ಧಿ ಪಥಕ್ಕೆ ಕೊಂಡೊಯ್ದರು

ನಾಲ್ವಡಿಯವರ 141ನೇ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣನೆ



ಮೈಸೂರು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮ ದಿನಾಚರಣೆ ಸಮಾರಂಭವನ್ನು ನಾಲ್ವಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ಚಿತ್ರದಲ್ಲಿ ಕನ್ನಡ–ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ಟಿ.ಎಸ್.ಶ್ರೀವತ್ಸ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಇನ್ನಿತರರಿದ್ದಾರೆ

> ಸ್ವಾತಂತ್ರ್ಯ ಬರುವ ಮುಂಚೆ ಮೈಸೂರು ಕತ್ತಲಲ್ಲಿತ್ತು. ನಾಗರಿಕತೆ ಪ್ರಬುದ್ಧಮಾನಕ್ಕೆ ಬಂದಿರಲಿಲ್ಲ. ಅಸಮಾನತೆ, ಅಸ್ಪೃಶ್ಯತೆ, ಮಹಿಳಾ ದೌರ್ಜನ್ಯಗಳು, ದೇವದಾಸಿ ಪದ್ಧತಿ ಜೀವಂತವಾಗಿದ್ದು, ಶಿಕ್ಷಣ ದೊರೆಯದಿದ್ದ ಸಂದರ್ಭದಲ್ಲಿ ನಾಲ್ವಡಿ ಅವರು ರಾಜ್ಯದಲ್ಲಿ ಮೊದಲು ವಿದ್ಯುತ್ ಉತ್ಪಾದನೆ ಮಾಡಿ ರಾಜ್ಯವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ದರು.
>
> –ಡಾ.ಹೆಚ್.ಸಿ.ಮಹದೇವಪ್ಪ, ಸಚಿವ

ಮೈಸೂರು,ಜೂ.4(ಆರ್‌ಕೆ)–ನಾಡನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು ಪ್ರಜೆಗಳ ಜೀವನ ಉತ್ತಮಗೊಳಿಸಿದ್ದವರು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಣ್ಣಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೈಸೂರಿನ ಕಲಾಮಂದಿರದಲ್ಲಿ ಇಂದು ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ನಾಲ್ವಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ರಾಜರ ಕಾಲದಲ್ಲಿ ಜನರ ಪರ, ಅಭಿವೃದ್ಧಿ ಪರವಾಗಿ ಮಾನವ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಸದಾ ಶ್ರಮಿಸಿ ಪ್ರಜೆಗಳ ಪ್ರೀತಿ ಸಂಪಾದಿಸಿದ್ದ ನಾಲ್ವಡಿ ಅವರು ಜಗತ್ತಿಗೆ ಮಾದರಿ ಎಂದರು.

ಗೃಹ ಬಳಕೆ, ಕೃಷಿ, ಕೈಗಾರಿಕೆ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜುಗಳು ನಮ್ಮ ಕಣ್ಣ ಮುಂದಿವೆ. ಹಿಂದುಳಿದವರು, ಮಹಿಳೆಯರು, ಬಡವರಿಗೂ ಶಿಕ್ಷಣ ನೀಡಿ ಅವರ ಬದುಕನ್ನು ಹಸನು ಮಾಡಬೇಕೆಂಬ ತುಡಿತ ಮಹಾರಾಜರಿಗಿತ್ತು ಎಂದು ಸಚಿವ ಡಾ.ಮಹದೇವಪ್ಪ ನುಡಿದರು.

ಜನರ ಆರೋಗ್ಯ ಸುಧಾರಿಸಬೇಕೆಂಬ ಉದ್ದೇಶದಿಂದ ಸ್ವತಃ ತಮ್ಮ ಸಹೋದರಿ ಕ್ಷಯರೋಗಕ್ಕೆ ತುತ್ತಾಗಿದ್ದನ್ನು ಗಮನಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು, 30 ಎಕರೆ ಪ್ರದೇಶದಲ್ಲಿ ಪಿಕೆಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ನಿರ್ಮಿಸಿದರು. ಅಂತಹ ದೂರದೃಷ್ಟಿಯ ಮಹಾರಾಜರು ಮೈಸೂರು, ಕರ್ನಾಟಕ ರಾಜ್ಯವನ್ನು ರಾಮ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪ್ರಜೆಗಳ ಹಿತಕ್ಕಾಗಿ ಆಡಳಿತ ನಡೆಸಿದರು ಎಂದು ಇದೇ ಸಂದರ್ಭ ಅಭಿಪ್ರಾಯಪಟ್ಟರು.


ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಮಾತನಾಡಿ, ಇಡೀ ದೇಶವೇ ಮೈಸೂರು, ರಾಜ್ಯದ ಕಡೆ ತಿರುಗಿ ನೋಡುವಂತೆ ಮಾಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೆಲಸಗಳನ್ನು ನಮ್ಮ ಯುವ ಪೀಳಿಗೆಗೆ ತಿಳಿಸುವ ಸಲುವಾಗಿ ಅವರ ಜಯಂತಿಗಳನ್ನು ಆಚರಿಸಲಾಗುತ್ತಿದೆ ಎಂದರು.

ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಎಂ.ಎಸ್.ಅನಿತಾ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿಶೇಷ ಉಪನ್ಯಾಸ ಮಾಡಿದರು. ಆಧುನಿಕ ಕನ್ನಡ ನಾಡಿನ ನಿರ್ಮಾತೃ ನಾಲ್ವಡಿ ಅವರು, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅಡಿಪಾಯ ಹಾಕಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅವಿರತ ಸೇವೆ ಸಲ್ಲಿಸಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಟಿ.ಎಸ್.ಶ್ರೀವತ್ಸ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಎಡಿಸಿ ಡಾ.ಪಿ.ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಮಹಾ ದುರಂತಕ್ಕೆ ಸರ್ಕಾರವೇ ನೇರ ಹೊಣೆ

ಬೆಂಗಳೂರು, ಜೂ.4– ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತಕ್ಕೆ ಹನ್ನೊಂದಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.



ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಹೇಳಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಮನವಿ ಹೇಳಿದ್ದಾರೆ.

ಸಾರ್ವಜನಿಕ ಗಮನಕ್ಕಾಗಿ

ಏನೆಂದರೆ, ನನ್ನ ಕಕ್ಷಿದಾರರಾದ ರಾಘವೇಂದ್ರ ಎಸ್.ಎನ್. ಬಿನ್ ಲೇಟ್ ನಾರಾಯಣಸ್ವಾಮಿ, ವಾಸ: ಮನೆ ನಂ. 239, 7ನೇ ಮೇನ್ ರೋಡ್, ಬಿಸಿಸಿ. ಬಡಾವಣೆ, ಬೆಂಗಳೂರು ಪಶ್ಚಿಮ, ವಿಜಯನಗರ, ಬೆಂಗಳೂರು–560040 ಇವರ ಇರಾದೆಯ ಮೇರೆಗೆ,

ಏನೆಂದರೆ ಷೆಡ್ಯೂಲ್ ಸ್ವತ್ತು ರಾಜೇಗೌಡ ಉರಫ್ ಕಿಟ್ಟೇಗೌಡ ಬಿನ್ ಲೇಟ್ ಸಿದ್ದೇಗೌಡ, ಇವರ ಪತ್ನಿ ಶ್ರೀಮತಿ ರತ್ನಮ್ಮ, ಇವರ ಮಕ್ಕಳುಗಳಾದ ಬಾಬು ಮತ್ತು ರಘುರವರ ಇವರ ವಾಸ: ಆಲತ್ತೂರು ಗ್ರಾಮ, ಕಸಬಾ ಹೋಬಳಿ, ಗುಂಡ್ಲುಪೇಟೆ ತಾಲ್ಲೂಕು, ಚಾಮರಾಜನಗರ ಜಿಲ್ಲೆ, ಇವರುಗಳಿಗೆ ಸೇರಿದ ಸ್ವತ್ತಾಗಿದ್ದು, ಸದರಿ ಸ್ವತ್ತನ್ನು ನನ್ನ ಕಕ್ಷಿದಾರರಾಗಲೀ, ಅಥವಾ ಅವರು ಸೂಚಿಸಿದ ವ್ಯಕ್ತಿಯಾಗಲೀ ಖರೀದಿಸಲು ತೀರ್ಮಾನಿಸಿದ್ದು, ಅದಕ್ಕಾಗಿ ಸದರಿ ಮೇಲ್ಕಂಡ ಎಲ್ಲಾ ವ್ಯಕ್ತಿಗಳು ಸಹ ಒಪ್ಪಿದ್ದು, ಉಭಯತ್ರರು ಕ್ರಯಪತ್ರ ಮಾಡಿಕೊಳ್ಳಲು ಒಪ್ಪಿರುತ್ತಾರೆ.

ಸದರಿ, ಷೆಡ್ಯೂಲ್ ಸ್ವತ್ತಿನ ಸಂಬಂಧ ಸಾರ್ವಜನಿಕರು ಯಾವುದೇ ರೀತಿಯ ಹಕ್ಕು, ಮಾಲೀಕತ್ವ, ಸ್ವಾಧೀನ, ಹಿತಾಸಕ್ತಿ ಇತರೆ ಯಾವುದೇ ಹಕ್ಕು ಇದ್ದ ಪಕ್ಷದಲ್ಲಿ ಈ ಕೆಳಕಂಡ ವಕೀಲರ ಕಛೇರಿಗೆ ಸಂಬಂಧಪಟ್ಟ ದಾಖಲಾತಿಗಳೊಡನೆ ಏಳು ದಿನದೊಳಗೆ ಹಾಜರುಪಡಿಸತಕ್ಕದ್ದು, ಅಥವಾ ತಮ್ಮ ಲಿಖಿತ ತಕರಾರನ್ನು ಸಲ್ಲಿಸತಕ್ಕದ್ದು. ಏಳು ದಿನದೊಳಗೆ ಯಾರಿಂದಲೂ ತಕರಾರು ಅಥವಾ ದಾಖಲಾತಿಗಳು ಬಾರದೇ ಇದ್ದ ಪಕ್ಷದಲ್ಲಿ ನನ್ನ ಕಕ್ಷಿದಾರರು ಷೆಡ್ಯೂಲ್ ಸ್ವತ್ತಿನ ಸಂಬಂಧ ಯಾವುದೇ ತಕರಾರು ಇಲ್ಲವೆಂದು ಕ್ರಯಪತ್ರ ವನ್ನು ಮಾಡಿಕೊಳ್ಳಲಿದ್ದು, ನಂತರ ಬರತಕ್ಕ ಯಾವುದೇ ತಕರಾರು ನಮ್ಮ ಕಕ್ಷಿದಾರರನ್ನು ಬದ್ಧಪಡಿಸುವುದಿಲ್ಲವೆಂದು ಹಾಗೂ ಮುಂದಿನ ಯಾವುದೇ ಆಗೂಹೋಗುಗಳಿಗೆ ನಮ್ಮ ಕಕ್ಷಿದಾರರಿಗೆ ಬದ್ಧಪಡಿಸುವುದಿಲ್ಲವೆಂದು ಈ ಮೂಲಕ ತಿಳಿಯತಕ್ಕದ್ದು.

ಷೆಡ್ಯೂಲ್ ಸ್ವತ್ತು

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಚಿನಕುರಳಿ ಹೋಬಳಿ, ಡಿಂಕಾ ಗ್ರಾಮದಲ್ಲಿರುವ ಸರ್ವೆ ನಂ. 233/* ರ ವಿಸ್ತೀರ್ಣ 77 ಎಕರೆ 39 ಗುಂಟೆ (ಎಪ್ಪತ್ತೇಳು ಎಕರೆ ಮೂವತ್ತೊಂಭತ್ತು ಗುಂಟೆ) ಖುಷ್ಕಿ ಜಮೀನಿನ ಪೈಕಿ ಸರ್ವೆ ನಂ. 233/ಎಪೈಪಿ1 ರಲ್ಲಿ 1 ಎಕರೆ 39 ಗುಂಟೆ (ಒಂದು ಎಕರೆ ಮೂವತ್ತೊಂಭತ್ತು ಗುಂಟೆ) ವಿಸ್ತೀರ್ಣ, ಆಕಾರ 2.50 ಪೈಸೆಯುಳ್ಳ ಜಮೀನಿಗೆ ಚೆಕ್ಕುಬಂದಿ: ಪೂರ್ವಕ್ಕೆ: ಚನ್ನೇಗೌಡರವರ ಜಮೀನು, ಪಶ್ಚಿಮಕ್ಕೆ: ಡಿಂಕಾ ಶೆಟ್ಟಿಹಳ್ಳಿಗೆ ಹೋಗುವ ರಸ್ತೆ, ಉತ್ತರಕ್ಕೆ: ಸಿ. ದೇವರಾಜು ಮತ್ತು ಹಲಗೇಗೌಡರವರ ಮಗ ರಾಮೇಗೌಡರವರ ಜಮೀನು, ದಕ್ಷಿಣಕ್ಕೆ: ಚಲುವಯ್ಯ ರವರ ಜಮೀನು.

Sd/- S. Somashekara,
BBM, LL.B, Advocate,
KAR / 1792 / 2015,
No. 645, 1st Floor, Narayana-shastry Road, K.R. Mohalla,
Mysuru-570 004.
Mob: 9845101047
Date: 4-6-2025

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಿ

ಚಿಲ್ಕುಂದ, ಹುಣಸೂರು ತಾಲ್ಲೂಕು

ಚುನಾವಣಾ ವೇಳಾ ಪಟ್ಟಿ

ಇದರ ಆಡಳಿತ ಮಂಡಳಿಯ ಚುನಾವಣಾ ದಿನಾಂಕದಿಂದ ಮುಂದಿನ ಐದು ವರ್ಷಗಳವರೆಗೆ ಚುನಾವಣೆ. ಮತದಾನದ ದಿನಾಂಕ 22-06-25ನೇ ಭಾನುವಾರ ಬೆಳಗ್ಗೆ 9:00 ರಿಂದ ಸಂಜೆ 4 ಗಂಟೆವರೆಗೆ. ಸ್ಥಳ: ಸಂಘದ ಕಚೇರಿ ಹಾಗೂ ಚಿಲ್ಕುಂದ ಶಾಲಾ ಆವರಣ, ಚಿಲ್ಕುಂದ, ಹುಣಸೂರು ತಾಲ್ಲೂಕು. ನಾಮಪತ್ರ ಸಲ್ಲಿಸುವ ದಿನಾಂಕ 8-6-25ನೇ ಭಾನುವಾರ ದಿಂದ ದಿನಾಂಕ 14-6-2025ರ ಶನಿವಾರ ಮಧ್ಯಾಹ್ನ 2 ಗಂಟೆಯವರೆಗೆ ಸಂಘದ ಕಚೇರಿಯಲ್ಲಿ ರಿಟರ್ನಿಂಗ್ ಅಧಿಕಾರಿಯವರಿಗೆ ಸಲ್ಲಿಸತಕ್ಕದ್ದು. ದಿನಾಂಕ 15 ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ ನಂತರ ದಿನಾಂಕ 22ರ ಭಾನುವಾರ ಬೆಳಗ್ಗೆ 9:00 ಗಂಟೆಯಿಂದ ಸಂಜೆ 4:00ವರೆಗೆ ಚುನಾವಣೆ ನಡೆಯಲಿದೆ. ಒಟ್ಟು ಸ್ಥಾನಗಳು 12 ಇದರಲ್ಲಿ 5 ಸಾಮಾನ್ಯ 1 ಹಿಂದುಳಿದ ಪ್ರವರ್ಗ ಎ ಹಿಂದುಳಿದ ಪ್ರವರ್ಗ ಬಿ 1 ಒಂದು ಸ್ಥಾನ, ಪರಿಶಿಷ್ಟ ಜಾತಿ ಒಂದು ಸ್ಥಾನ, ಪರಿಶಿಷ್ಟ ಪಂಗಡ ಎರಡು ಸ್ಥಾನ, ಮಹಿಳಾ ಮೀಸಲು ಸ್ಥಾನ ಹಾಗೂ ಒಂದು ಸ್ಥಾನ ಸಾಲಗಾರರಲ್ಲದ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಸಹಿ/– ಸಿ ಎನ್ ಗಿರೀಶ್, ರಿಟರ್ನಿಂಗ್ ಅಧಿಕಾರಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತಿ, ಚಿಲ್ಕುಂದ, ಹುಣಸೂರು ತಾಲ್ಲೂಕು



ಡಾ.ಮಂಜುನಾಥ್ ಟಿ.ಎಸ್ ರವರು, ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ (ಮೈಸೆಮ್) ಮೈಸೂರಿನಲ್ಲಿ ಪ್ರಾಂಶುಪಾಲರಾಗಿ ದಿನಾಂಕ 02.06.2025 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್

ಸಹಕಾರ ಭವನ, ಚಾಮರಾಜ ಜೋಡಿ ರಸ್ತೆ, ಮೈಸೂರು –4
kicmsahakarabhavana@gmail.com PH: 0821-2520563

ಡಿಪ್ಲೊಮಾ ಇನ್ ಕೋ–ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ಕೋರ್ಸ್ ಸಹಕಾರ ತರಬೇತಿಗೆ ಅರ್ಜಿ ಆಹ್ವಾನ

ಕೋರ್ಸ್ ಅವಧಿ: 6 ತಿಂಗಳು

- ದಿನಾಂಕ:01–07–2025 ರಿಂದ ತರಬೇತಿ ಪ್ರಾರಂಭವಾಗುವುದು.
- ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಮೇಲ್ಪಟ್ಟು
- ಪ್ರವೇಶ ಪಡೆದ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರತಿ ಮಾಹೆ ರೂ 600/– ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500/– ಶಿಷ್ಯವೇತನ ನೀಡಲಾಗುವುದು.
- ಸಹಕಾರ ಸಂಘ/ಸಂಸ್ಥೆಗಳಲ್ಲಿನ ಉದ್ಯೋಗ ನೇಮಕಾತಿಯಲ್ಲಿ ಈ ತರಬೇತಿಯನ್ನು ಪಡೆದವರಿಗೆ ಆದ್ಯತೆ
- ಉದ್ಯೋಗ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ.
- ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು 30–06–2025 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸಹಿ/– ಪ್ರಾಂಶುಪಾಲರು
0821-2520563, 9902189872, 9845918519, 9535250704 7353655908, 9845695487

